ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ಫೆಬ್ರವರಿ 10 ಶನಿವಾರ 2024

ಸಂಪುಟ: 44 | ಸಂಚಿಕೆ: 293 | ಪುಟಗಳು: 12

ಮೈಸೂರು ಸುದ್ದಿ: ದೂರವಾಣಿ: 2496520/21/26/27/28 ಜಾಹೀರಾತು: 2496522/23
ನಗರ ಕಚೇರಿಗಳು: ಕೆ.ಆರ್.ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ: Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695
ಸುದ್ದಿ/ಜಾಹೀರಾತಿಗಾಗಿ–ಮಂಡ್ಯ: 8762960325, ಚಾಮರಾಜನಗರ: 9242265657, ಕೊಡಗು: 9731469871

ಸುದ್ದಿ, ಫೋಟೋಗೆ: news@mysurumithra.com
ಜಾಹೀರಾತು: ad@mysurumithra.com, website: www.mysurumithra.com

₹4


ಮಾಜಿ ಪ್ರಧಾನಿಗಳಾದ ಪಿ.ವಿ.ನರಸಿಂಹರಾವ್, ಚರಣ್‌ಸಿಂಗ್, 'ಹಸಿರು ಕ್ರಾಂತಿ'ಯ ಹರಿಕಾರ ಡಾ.ಎಂ.ಎಸ್.ಸ್ವಾಮಿನಾಥನ್

'ಭಾರತ ರತ್ನ'


ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂದೇಶ



ಪಿ.ವಿ.ನರಸಿಂಹರಾವ್



ಚರಣ್‌ಸಿಂಗ್



ಡಾ.ಎಂ.ಎಸ್.ಸ್ವಾಮಿನಾಥನ್

ನವದೆಹಲಿ, ಫೆ. 9– ಕಳೆದ ವಾರವಷ್ಟೇ ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ಧುರೀಣ ಎಲ್.ಕೆ. ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಭಾರತ ರತ್ನ' ಘೋಷಿಸಿದ್ದ ಕೇಂದ್ರ ಸರ್ಕಾರ, ಶುಕ್ರವಾರ ಮಾಜಿ ಪ್ರಧಾನಿಗಳಾದ ಪಿ.ವಿ. ನರಸಿಂಹರಾವ್, ಚೌಧರಿ ಚರಣ್ ಸಿಂಗ್, ಹಸಿರು ಕ್ರಾಂತಿಯ ಹರಿಕಾರ ಡಾ. ಎಂ.ಎಸ್. ಸ್ವಾಮಿನಾಥನ್ ಅವರಿಗೆ ಮರಣೋತ್ತರ 'ಭಾರತ ರತ್ನ' ಘೋಷಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ನರಸಿಂಹರಾವ್ ಅವರು ಭಾರತವನ್ನು ನಿರ್ಣಾಯಕ ಪರಿವರ್ತನೆಗಳ ಮೂಲಕ ಮುನ್ನಡೆಸಿ ದೇಶದ ಸಾಂಸ್ಕೃತಿಕ ಮತ್ತು ಬೌದ್ಧಿಕ ಪರಂಪರೆಯನ್ನು ಶ್ರೀಮಂತಗೊಳಿಸಿದರು ಅವರ ದೂರದೃಷ್ಟಿಯ ನಾಯಕತ್ವವು ಭಾರತವನ್ನು ಆರ್ಥಿಕವಾಗಿ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿತು. ಅದರ ಸಮೃದ್ಧಿ, ಬೆಳವಣಿಗೆಗೆ ಭದ್ರ ಬುನಾದಿ ಹಾಕಿತು ಎಂದು ಹೇಳಿದ್ದಾರೆ.

ದೇಶದ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ನೀಡಿ ಗೌರವಿಸುತ್ತಿರುವುದು ನಮ್ಮ ಸರ್ಕಾರದ ಸೌಭಾಗ್ಯ ದೇಶಕ್ಕೆ ಅವರು ನೀಡಿದ ಅನುಪಮ ಕೊಡುಗೆಗೆ ಈ ಗೌರವ ಸಮರ್ಪಿಸಲಾಗಿದೆ. ಅವರು ತಮ್ಮ ಇಡೀ ಜೀವನವನ್ನು ರೈತರ ಹಕ್ಕುಗಳು ಮತ್ತು ಅವರ ಕಲ್ಯಾಣಕ್ಕಾಗಿ ಮುಡಿಪಾಗಿಟ್ಟಿದ್ದರು. ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ, ದೇಶದ ಗೃಹ ಮಂತ್ರಿಯಾಗಿ ಅವರು ಯಾವಾಗಲೂ ರಾಷ್ಟ್ರ ನಿರ್ಮಾಣಕ್ಕೆ ಉತ್ತೇಜನ ನೀಡಿದರು. ತುರ್ತು ಪರಿಸ್ಥಿತಿಯ ವಿರುದ್ಧವೂ ಅವರು ದೃಢವಾಗಿ ನಿಂತಿದ್ದರು. ನಮ್ಮ ರೈತ ಸಹೋದರ–ಸಹೋದರಿಯರಿಗೆ ಅವರ ಸಮರ್ಪಣೆ ಮತ್ತು ತುರ್ತು ಪರಿಸ್ಥಿತಿಯಲ್ಲಿ ಪ್ರಜಾಪ್ರಭುತ್ವಕ್ಕೆ ಅವರ ಬದ್ಧತೆ ಇಡೀ ರಾಷ್ಟ್ರಕ್ಕೆ ಸ್ಫೂರ್ತಿ ದಾಯಕವಾಗಿದೆ ಎಂದು ಪ್ರಧಾನಿ ಬರೆದು ಕೊಂಡಿದ್ದಾರೆ.

ಭಾರತ ಸರ್ಕಾರವು ಡಾ. ಎಂ.ಎಸ್. ಸ್ವಾಮಿನಾಥನ್ ಅವರಿಗೆ ಕೃಷಿ ಮತ್ತು ರೈತರ ಕಲ್ಯಾಣದಲ್ಲಿ ಅವರು ದೇಶಕ್ಕೆ ನೀಡಿದ ಅಮೂಲ್ಯ ಕೊಡುಗೆಗಳನ್ನು ಗುರುತಿಸಿ ಭಾರತ ರತ್ನ ನೀಡುತ್ತಿರುವುದು ಅಪಾರ ಸಂತೋಷದ ವಿಷಯವಾಗಿದೆ. ಸವಾಲಿನ ಸಮಯದಲ್ಲಿ ಭಾರತವು ಕೃಷಿಯಲ್ಲಿ ಸ್ವಾವಲಂಬನೆಯನ್ನು ಸಾಧಿಸಲು ಸಹಾಯ ಮಾಡುವಲ್ಲಿ ಅವರು ಪ್ರಮುಖ ಪಾತ್ರವನ್ನು ವಹಿಸಿದರು. ಭಾರತೀಯ ಕೃಷಿಯನ್ನು ಆಧುನೀಕರಿಸುವಲ್ಲಿ ಮಹೋನ್ನತ ಪ್ರಯತ್ನಗಳನ್ನು ಮಾಡಿದರು. ನಾವೀನ್ಯತೆ ಮತ್ತು ಮಾರ್ಗದರ್ಶಕರಾಗಿ ಅವರ ಅಮೂಲ್ಯವಾದ ಕೆಲಸವನ್ನು ನಾವು ಗುರುತಿಸುತ್ತೇವೆ. ವಿದ್ಯಾರ್ಥಿಗಳಲ್ಲಿ ಕಲಿಕೆ ಮತ್ತು ಸಂಶೋಧನೆಯನ್ನು ಪ್ರೋತ್ಸಾಹಿಸುತ್ತೇವೆ. ಡಾ. ಸ್ವಾಮಿನಾಥನ್ ಅವರ ದಾರ್ಶನಿಕ ನಾಯಕತ್ವವು ಭಾರತೀಯ ಕೃಷಿಯನ್ನು ಪರಿವರ್ತಿಸಿದ್ದು ಮಾತ್ರವಲ್ಲದೆ ರಾಷ್ಟ್ರದ ಆಹಾರ ಭದ್ರತೆ ಮತ್ತು ಸಮೃದ್ಧಿಯನ್ನು ಖಾತ್ರಿಪಡಿಸಿದೆ ಎಂದು ಪ್ರಧಾನಿ ಹಾಡಿ–ಹೊಗಳಿದ್ದಾರೆ.

ಪಿ.ವಿ. ನರಸಿಂಹರಾವ್: ಜೂನ್ 28, 1921 ರಂದು ಜನಿಸಿದ ಪಿ.ವಿ. ನರಸಿಂಹರಾವ್ ಅವರು 1991ರಿಂದ 1996ರವರೆಗೆ ಭಾರತದ ಒಂಬತ್ತನೇ ಪ್ರಧಾನಮಂತ್ರಿಯಾಗಿದ್ದರು. ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆಯ ನಂತರ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸಿ, ಅಧಿಕಾರದ ಚುಕ್ಕಾಣಿ ಹಿಡಿದಾಗ ಕಾಂಗ್ರೆಸ್‌ನಲ್ಲಿ ನೆಹರು ಕುಟುಂಬವನ್ನು ಹೊರತುಪಡಿಸಿದ ಪ್ರಪ್ರಥಮ ಪ್ರಧಾನಿಯಾಗಿ ನರಸಿಂಹರಾವ್ ಅಧಿಕಾರ ವಹಿಸಿಕೊಂಡರು. ದಕ್ಷಿಣ ಭಾರತದಿಂದ ಪ್ರಧಾನಿ ಸ್ಥಾನಕ್ಕೇರಿದ ಮೊದಲಿಗರಾದ ಇವರು, ಸುದೀರ್ಘ ಐದು ವರ್ಷ ಕಾಲ ಪ್ರಧಾನಿಯಾಗಿ ಆಳ್ವಿಕೆ ನಡೆಸಿದರು.

ನರಸಿಂಹರಾವ್ ಪ್ರಧಾನಿಯಾದಾಗ ಮೇಲೆ ದೇಶ ಆರ್ಥಿಕ ಸಂಕಷ್ಟದಿಂದ ನರಳುತ್ತಿತ್ತು. ಆ ಸಂದರ್ಭದಲ್ಲಿ ರಾಜಕೀಯೇತರರಾಗಿದ್ದ ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರನ್ನು ಕರೆತಂದು ವಿತ್ತ ಸಚಿವರನ್ನಾಗಿ ಮಾಡಿಕೊಂಡು ಆರ್ಥಿಕ ● 6ನೇ ಪುಟಕ್ಕೆ

ಕೆರಗೋಡು ಹನುಮಧ್ವಜ ತೆರವು ಖಂಡಿಸಿ ಕರೆ ನೀಡಿದ್ದ

ಮಂಡ್ಯ ಬಂದ್ ಆಗಲೇ ಇಲ್ಲ!



ಮಂಡ್ಯ,ಫೆ.9(ಮೋಹನ್‌ರಾಜ್)– ತಾಲೂಕಿನ ಕೆರಗೋಡು ಗ್ರಾಮದಲ್ಲಿ ಅರ್ಜುನ ಧ್ವಜಸ್ತಂಭದಿಂದ ಹನುಮ ಧ್ವಜ ತೆರವು ಮಾಡಿದ್ದನ್ನು ವಿರೋಧಿಸಿ ಹಾಗೂ ಧ್ವಜವನ್ನು ಮತ್ತೆ ಹಾರಿಸುವಂತೆ ಆಗ್ರಹಿಸಿ ಶುಕ್ರವಾರ ಹಿಂದೂಪರ ಸಂಘಟನೆಗಳು, ಕೆರಗೋಡು ಶ್ರೀರಾಮ ಭಜನಾ ಸಮಿತಿ ಕರೆ ನೀಡಿದ್ದ ಮಂಡ್ಯ ನಗರ ಹಾಗೂ ಕೆರಗೋಡು ಬಂದ್ ವಿಫಲವಾಗಿದೆ.

ಬಂದ್ ಬೆಂಬಲಿಸುವುದಿಲ್ಲ ಎಂದು ಬಿಜೆಪಿ ಘೋಷಿಸಿದ್ದರೆ, ಜೆಡಿಎಸ್ ಬಂದ್‌ನಿಂದ ದೂರ ಉಳಿದಿತ್ತು. ವರ್ತಕರು ಹಾಗೂ ಜನತೆ ಸಹಕರಿಸದ ಹಿನ್ನೆಲೆಯಲ್ಲಿ ಬಂದ್ ವಿಫಲವಾಯಿತು. ಜಿಲ್ಲಾ ಕೇಂದ್ರ ಮಂಡ್ಯದಲ್ಲಿ ವ್ಯಾಪಾರ, ವಹಿವಾಟು, ಜನಜೀವನ, ಸಾರಿಗೆ ವ್ಯವಸ್ಥೆ ಎಂದಿನಂತಿತ್ತು. ಮಂಡ್ಯ ನಗರದ ಪ್ರಮುಖ ವ್ಯಾಪಾರ ಕೇಂದ್ರಗಳಾದ ಪೇಟೆ ಬೀದಿ, ವಿ.ವಿ.ರಸ್ತೆ, ನೂರಡಿ ರಸ್ತೆ, ಆರ್.ಪಿ.ರಸ್ತೆ, ಬನ್ನೂರು ರಸ್ತೆ, ಗುತ್ತಲು ರಸ್ತೆ ಹಾಗೂ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಅಂಗಡಿಗಳು ತೆರೆದಿದ್ದು, ವ್ಯಾಪಾರ ವಹಿವಾಟು ಮಾಮೂಲಿನಂತಿತ್ತು. ● 7ನೇ ಪುಟಕ್ಕೆ

ಕೆರಗೋಡಿನಿಂದ ಮಂಡ್ಯವರೆಗೆ ಬೈಕ್ ರ್‍ಯಾಲಿ

ಹನುಮ ದೇಗುಲದಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ



ಮಂಡ್ಯ,ಫೆ.9(ಮೋಹನ್‌ರಾಜ್)– ಕೆರಗೋಡಲ್ಲಿ ಹನುಮ ಧ್ವಜ ತೆರವು ಮಾಡಿದ ಸರ್ಕಾರದ ಕ್ರಮ ಖಂಡಿಸಿ ಹಾಗೂ ಅದೇ ಜಾಗದಲ್ಲಿ ಹನುಮ ಧ್ವಜ ಹಾರಾಟಕ್ಕೆ ಅನುವು ಮಾಡಿಕೊಡಬೇಕೆಂದು ಆಗ್ರಹಿಸಿ, ಕೆರಗೋಡು ಶ್ರೀರಾಮ ಭಜನಾ ಸಮಿತಿ ಹಾಗೂ ಹಿಂದೂಪರ ಸಂಘಟನೆಗಳು ಕೆರಗೋಡಿನಿಂದ ಮಂಡ್ಯ ನಗರದ ಡಿಸಿ ಕಚೇರಿವರೆಗೆ ಬೈಕ್ ರ್‍ಯಾಲಿ ನಡೆಸಿತು. ಶುಕ್ರವಾರ ಬೆಳಗ್ಗೆ ಕೆರಗೋಡು ಗ್ರಾಮದ ಹನುಮ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನೂರಾರು ಮಂದಿ, ಹನುಮ ಧ್ವಜ ಹಿಡಿದು ಜೈಶ್ರೀರಾಮ್ ಘೋಷಣೆ ಕೂಗುತ್ತ ಮಂಡ್ಯ ನಗರದತ್ತ ಸಾಗಿದರು. 14 ಕಿಲೋ ಮೀಟರ್ ಕ್ರಮಿಸಿ ಮಂಡ್ಯ ನಗರ ಪ್ರವೇಶಿಸಿದ ನೂರಾರು ಹಿಂದೂಪರ ಕಾರ್ಯಕರ್ತರು ನಗರದ ರೈಲ್ವೆ ನಿಲ್ದಾಣದ ಆವರಣದಲ್ಲಿರುವ ಹನುಮ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ, ● 7ನೇ ಪುಟಕ್ಕೆ

ಇಂದು ತಪ್ಪದೆ ಕಲಾಪಕ್ಕೆ ಹಾಜರಾಗಿ...!

● ಉಭಯ ಸದನಗಳ ಸದಸ್ಯರಿಗೆ ಬಿಜೆಪಿ ವ್ಹಿಪ್ ● ತೀವ್ರ ಕುತೂಹಲ ಮೂಡಿಸಿರುವ ಕೇಂದ್ರದ ನಡೆ




ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ನಾಳಿನ ಲೋಕಸಭೆ ಮತ್ತು ರಾಜ್ಯಸಭೆ ಕಲಾಪಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಬಿಜೆಪಿ ಸಂಸದರು ಮತ್ತು ರಾಜ್ಯಸಭಾ ಸದಸ್ಯರಿಗೆ ವ್ಹಿಪ್ ಜಾರಿ ಮಾಡಲಾಗಿದೆ.

ಇಂದಿಗೆ ಅಂತ್ಯವಾಗಬೇಕಿದ್ದ ಬಜೆಟ್ ಅಧಿವೇಶನವನ್ನು ಕೇಂದ್ರ ಸರ್ಕಾರ ಒಂದು ದಿನ ವಿಸ್ತರಣೆ ಮಾಡಿದ್ದು, ಇದೀಗ ಕಲಾಪದ ಅಂತಿಮ ದಿನ ತನ್ನೆಲ್ಲಾ ಸಂಸದರು ಮತ್ತು ರಾಜ್ಯಸಭಾ ಸದಸ್ಯರು ಕಡ್ಡಾಯವಾಗಿ ಕಲಾಪದಲ್ಲಿ ಹಾಜರಿರುವಂತೆ ವ್ಹಿಪ್ ಜಾರಿಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಈ ನಡೆ ನಾಳಿನ ಕಲಾಪದಲ್ಲಿ ಮೋದಿ ಸರ್ಕಾರದ ನಡೆಯತ್ತ ಕುತೂಹಲ ಕೆರಳಿಸುವಂತೆ ಮಾಡಿದೆ. ಬಜೆಟ್ ಅಧಿವೇಶನದ ಕೊನೆಯ ದಿನ ಅಂದರೆ ನಾಳೆ (ಫೆಬ್ರವರಿ 10) ಕೆಲ ಪ್ರಮುಖ ಶಾಸಕಾಂಗ ವ್ಯವಹಾರಗಳ ಕುರಿತು ಸದನದಲ್ಲಿ ಚರ್ಚೆ ನಡೆಸಲಾಗುತ್ತದೆ. ಹೀಗಾಗಿ ಎಲ್ಲರೂ ಕಡ್ಡಾಯವಾಗಿ ಹಾಜರಿರಬೇಕು ಎಂದು ಬಿಜೆಪಿ ಮುಖ್ಯ ಸಚೇತಕ ಲಕ್ಷ್ಮೀಕಾಂತ್ ಬಾಜ್‌ಪೇಯ್ ವ್ಹಿಪ್ ಹೊರಡಿಸಿದ್ದಾರೆ. ಲೋಕಸಭಾ ● 7ನೇ ಪುಟಕ್ಕೆ

ಮೈಸೂರು ಮಿತ್ರ ಶನಿವಾರ 10 ಫೆಬ್ರವರಿ 2024

ಮೈಸೂರು ವಿವಿ ಕುಲಪತಿಗಳು ಹೇಳಿದರು! ಪಾಲಿಕೆ ಆಯುಕ್ತರು ಸೂಚಿಸಿದರು!! ಸಿಬ್ಬಂದಿ ಕಾಟಾಚಾರಕ್ಕೆ 'ಹಂಪ್ಸ್' ಹಾಕಿದರು!!!

ಈಗ ಹೇಳಿ ಮೂವರು ಅಮಾಯಕರ ಸಾವಿಗೆ ಯಾರು ಹೊಣೆ?



242 23-24 (4-21)

ಮೈಸೂರು ವಿಶ್ವವಿದ್ಯಾನಿಲಯ

ಪ್ರೊ. ಎನ್.ಕೆ. ಲೋಕನಾಥ್
ಎಂ.ಎಸ್ಸಿ, ಪಿಎಚ್.ಡಿ.
ಕುಲಪತಿ

ಕ್ರಾಫರ್ಡ್ ಭವನ, ಮೈಸೂರು - 570 005

ಸಂ.ಕುಪ/ಇತರೆ/2023-24
ಡಿಸೆಂಬರ್ 5, 2023

ಮಾನ್ಯ ಆಯುಕ್ತರು
ಮೈಸೂರು ಮಹಾನಗರ ಪಾಲಿಕೆ
ಮೈಸೂರು.

ಸಂಖ್ಯೆ : ಮೈನಪಾ/ಆಆ/ವೆ/ / 2023-2024
ದಿನಾಂಕ : 06-12-23

ಮಾನ್ಯರೆ,

ವಿಷಯ : ಬೋಗಾದಿ ಮುಖ್ಯ ರಸ್ತೆಯಲ್ಲಿರುವ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಮುಖ್ಯ ದ್ವಾರದ ಮುಂಭಾಗದಲ್ಲಿ ಎರಡೂ ಕಡೆ ರಸ್ತೆ ಡುಬ್ಬ ಅಳವಡಿಸುವ ಬಗ್ಗೆ.

-*-*-*-

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಮುಖ್ಯ ದ್ವಾರದ ಮುಂಭಾಗದಲ್ಲಿರುವ ಬೋಗಾದಿ ಮುಖ್ಯ ರಸ್ತೆಯ ರಿಂಗ್ ರಸ್ತೆ ಸೇರಿದಂತೆ ಮೈಸೂರಿನ ಹಲವು ಪ್ರತಿಷ್ಠಿತ ಬಡಾವಣೆಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಪ್ರತಿನಿತ್ಯ ಸಾವಿರಾರು ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತಿದ್ದು, ಮಾನಸಗಂಗೋತ್ರಿ ಆವರಣದ ಮುಖ್ಯ ದ್ವಾರವು ಇದೇ ಬೋಗಾದಿ ಮುಖ್ಯ ರಸ್ತೆಗೆ ಇರುವುದರಿಂದ ಮತ್ತು ಈ ಮುಖ್ಯ ರಸ್ತೆಯು ನೇರವಾಗಿರದೇ ಹೆಚ್ಚಿನ ತಿರುವನ್ನು ಹೊಂದಿರುವುದರಿಂದ, ಇಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿರುತ್ತವೆ.

ಈ ಎಲ್ಲಾ ಘಟನೆಗಳ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಮುಖ್ಯ ದ್ವಾರದ ಮುಂಭಾಗ ಬೋಗಾದಿ ಮುಖ್ಯ ರಸ್ತೆಯ ಎರಡೂ ಬದಿಗಳಲ್ಲಿ ತುರ್ತಾಗಿ ರಸ್ತೆ ಡುಬ್ಬಗಳನ್ನು ಅಳವಡಿಸುವುದರ ಮೂಲಕ ಸಾರ್ವಜನಿಕರ ಜೀವಹಾನಿಯಾಗುವುದನ್ನು ತಡೆಯಲು ಸೂಕ್ತ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಕೋರಿದೆ.

ZAC-4

ವಂದನೆಗಳೊಂದಿಗೆ,

ಇಂತು ತಮ್ಮವ,
(ಎನ್.ಕೆ. ಲೋಕನಾಥ್)

ಆಯುಕ್ತರು
ಮೈಸೂರು ಮಹಾನಗರ ಪಾಲಿಕೆ
ಮೈಸೂರು.

7/12/23

ದೂರವಾಣಿ : ಕಛೇರಿ : +91-821-2419666, ನಿವಾಸ : 0821-2419633, ಮೊಬೈಲ್ : 9449806412
ಇ-ಮೇಲ್: vc@uni-mysore.ac.in, lokanath@physics.uni-mysore.ac.in, URL : www.uni-mysore.ac.in

ಮೈಸೂರು, ಫೆ.9– ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಕೋರಿಕೆ ಮೇರೆಗೆ ನಗರ ಪಾಲಿಕೆ ಆಯುಕ್ತರೇ ಬೋಗಾದಿ ಮುಖ್ಯರಸ್ತೆಯಲ್ಲಿ ಹಂಪ್ ನಿರ್ಮಿಸಲು ಸೂಚಿಸಿದ್ದ ಪತ್ರ ಬಯಲಾಗಿದೆ.

ಮೈಸೂರಿನ ಬೋಗಾದಿ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ್ದ ಹಂಪ್ಸ್‌ಗೆ ಮೂವರು ಬಲಿಯಾದ ಹಿನ್ನೆಲೆಯಲ್ಲಿ ಸಾರ್ವಜನಿಕರು ವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಹಂಪ್ಸ್ ನಿರ್ಮಾಣಕ್ಕೆ ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್, ಕಳೆದ ಡಿಸೆಂಬರ್ 6ರಂದು ನೀಡಿದ್ದ ಅರ್ಜಿಗೆ ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಷರೀಫ್ ಸಹಿ ಹಾಕಿ ಮುಂದಿನ ಕ್ರಮಕ್ಕೆ ಸೂಚಿಸಿರುವ ಪತ್ರ ವೈರಲ್ ಆಗಿದೆ.

ಬೋಗಾದಿ ಮುಖ್ಯ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಮಾನಸಗಂಗೋತ್ರಿ ಆವರಣದ ಮುಖ್ಯ ದ್ವಾರದ ಬಳಿ ತಿರುವು ಇರುವುದರಿಂದ ಪದೇ ಪದೆ ಅಪಘಾತಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಮಾನಸಗಂಗೋತ್ರಿ ಮುಖ್ಯದ್ವಾರದ ಮುಂಭಾಗ ಬೋಗಾದಿ ಮುಖ್ಯ ರಸ್ತೆಯ ಎರಡೂ ಬದಿಗಳಲ್ಲಿ ತುರ್ತಾಗಿ ರಸ್ತೆ ಡುಬ್ಬ ನಿರ್ಮಿಸುವ ಮೂಲಕ ಜೀವಹಾನಿ ತಪ್ಪಿಸುವಂತೆ ಮೈಸೂರು ವಿವಿ ಕುಲಪತಿ ಮನವಿ ಪತ್ರದಲ್ಲಿ ಕೋರಿದ್ದಾರೆ.

ಜೀವಹಾನಿ ತಪ್ಪಿಸುವ ಉದ್ದೇಶದಿಂದ ರಸ್ತೆ ಡುಬ್ಬ ನಿರ್ಮಾಣಕ್ಕೆ ಮನವಿ ಮಾಡಲಾಗಿದೆಯಾದರೂ ಅದನ್ನು ವೈಜ್ಞಾನಿಕವಾಗಿ ನಿರ್ಮಾಣ ಮಾಡುವುದು ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿ. ಹಾಗಾಗಿ ಸಂಬಂಧಪಟ್ಟ ಗುತ್ತಿಗೆದಾರ ಹಾಗೂ ಇಂಜಿನಿಯರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.



ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮುಡಾ ಮಾಜಿ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡ ನವೀನ್ ಕುಮಾರ್, ಕಾಂಗ್ರೆಸ್ ಮುಖಂಡರಾದ ರಾಮಣ್ಣ, ಸೋಮ, ರಾಜು,ಲೋಕೇಶ್, ರವಿಚಂದ್ರ, ಮಂಜುನಾಥ್, ನಂಜುಂಡಸ್ವಾಮಿ ಶುಭಾಶಯ ಕೋರಿದರು.

ಮಂಡ್ಯದಲ್ಲಿ ಬೆಂಕಿ ಹೊತ್ತಿಸಿ; ಮೈ ಕಾಯಿಸಿಕೊಳ್ಳುವ ಬಿಜೆಪಿ ಕುತಂತ್ರ

ಮೈಸೂರು, ಫೆ.9(ಬಿಎಲ್‌ಯು)– ಬಿಜೆಪಿಯವರು ಮಂಡ್ಯದಲ್ಲಿ ಬೆಂಕಿ ಹೊತ್ತಿಸಿ, ಆ ಬೆಂಕಿಯಲ್ಲಿ ಮೈ ಕಾಯಿಸಿ ಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆರೋಪಿಸಿದರು.



ಮೈಸೂರಿನ ಕಲಾ ಮಂದಿರದಲ್ಲಿ ಇಂದು ಪತ್ರಕರ್ತರ ಜೊತೆ ಮಾತನಾಡಿದ ಅವರು, ಬಿಜೆಪಿ ನಾಯಕರು ಧಾರ್ಮಿಕ ಭಾವನೆ ಮುಂದಿಟ್ಟು ಜನರಿಗೆ ಮಂಕು ಬೂದಿ ಎರಚುತ್ತಿದ್ದಾರೆ ಎಂದು ದೂರಿದರು. ಸುಳ್ಳೆ ಬಿಜೆಪಿಯವರ ಮನೆ ದೇವರು, ಗಲಾಟೆ, ಗದ್ದಲ ಸೃಷ್ಟಿಸುವುದರಲ್ಲಿ ಬಿಜೆಪಿ ಯವರು ನಿಸ್ಸೀಮರು. ಈಗ ಮಂಡ್ಯದಲ್ಲಿ ಬೆಂಕಿ ಹೊತ್ತಿಸಿ, ಆ ಬೆಂಕಿಯಲ್ಲಿ ಮೈ ಕಾಯಿಸಿ ಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.

ಮಂಡ್ಯದ ಜನರು ಮುಗ್ಧರಿದ್ದು, ಅವರಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಮುಂದಾಗಿದೆ. ಈ ಮೂಲಕ ಮಂಡ್ಯದ ಜನರನ್ನು ದುರುಪಯೋಗ ಮಾಡಿಕೊಂಡು ರಾಜಕೀಯ ಲಾಭ ಮಾಡಿಕೊಳ್ಳಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ ವಿಶ್ವನಾಥ್ ಟೀಕಿಸಿದರು.

ನಿಧನ



ಹೆಚ್.ಎಂ.ಜಯಮ್ಮ

ಮೈಸೂರು, ಫೆ. 9–ಮೈಸೂರಿನ ಸರಸ್ವತಿಪುರಂ ನಿವಾಸಿ ಡಾ. ಬಿ.ಮಲ್ಲಪ್ಪನವರ ಪತ್ನಿ ಹೆಚ್.ಎಂ.ಜಯಮ್ಮ (78) ಗುರುವಾರ ಸಂಜೆ ಹೃದಯಾಘಾತದಿಂದ ನಿಧನರಾದರು. ಮೃತರು ಪತಿ, ಮಕ್ಕಳು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹೊಸಹಳ್ಳಿಯಲ್ಲಿ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಶ್ರೀಮತಿ ಫಹೀಮಾ ಬಾನು

ಮೈಸೂರು, ಫೆ. 9–ಮೈಸೂರಿನ ಮಂಡಿ ಮೊಹಲ್ಲಾ 2ನೇ ಈದ್ಗಾ ನಿವಾಸಿ ಫಹೀಮಾ ಬಾನು (85) ಗುರುವಾರ ಸಂಜೆ ಹೃದಯಾಘಾತದಿಂದ ನಿಧನರಾದರು. ಮೃತರು ಮೂವರು ಪುತ್ರಿಯರು, ಲೆಕ್ಕ ಪರಿಶೋಧಕ ಜಾವೀದ್ ಪಾಷಾ ಶರೀಫ್ ಸೇರಿದಂತೆ ಇಬ್ಬರು ಪುತ್ರರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಮಂಡಿಮೊಹಲ್ಲಾದ ಈದಿಗಾ ಮಸೀದಿಯಲ್ಲಿ ನಮಾಜ್–ಎ–ಜನಾಜ಼ ನಡೆದ ಬಳಿಕ ಟಿಪ್ಪು ಸರ್ಕಲ್ ಹಿಂಭಾಗದಲ್ಲಿರುವ ಮುಸ್ಲಿಮರ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಹೆಚ್.ನಾಗರಾಜ್



ಮೈಸೂರು, ಫೆ.9– ಮೈಸೂರಿನ ಪಡುವಾರಹಳ್ಳಿ ನಿವಾಸಿ ಹೆಚ್.ನಾಗರಾಜ್(69) ಅವರು ಶುಕ್ರವಾರ ರಾತ್ರಿ ನಿಧನರಾದರು. ಇವರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು–ಬಳಗವನ್ನು ಅಗಲಿದ್ದಾರೆ. ಗೋಕುಲಂ ರುದ್ರಭೂಮಿಯಲ್ಲಿ ಶನಿವಾರ ಬೆಳಗ್ಗೆ 11ಕ್ಕೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬೆಂಗಳೂರು ಉಪನಗರ ರೈಲು ಯೋಜನೆಗೆ ಜರ್ಮನಿ ಬ್ಯಾಂಕ್ ಸಾಲ ಸೌಲಭ್ಯ

ಲುಕ್ಸಂಬರ್ಗ್ ಕೆಎಫ್‌ಡಬ್ಲ್ಯು ಡೆವಲಪ್ಮೆಂಟ್ ಬ್ಯಾಂಕ್–ರಾಜ್ಯ ಸರ್ಕಾರ ಕೆ–ರೈಡ್ ಸಂಸ್ಥೆ ಒಡಂಬಡಿಕೆ

ಬೆಂಗಳೂರು, ಫೆ.9(ಕೆಎಂಶಿ)– ಜರ್ಮನಿಯ ಲಕ್ಸಂಬರ್ಗ್‌ನ ಕೆಎಫ್‌ಡಬ್ಲ್ಯು ಡೆವಲಪ್ಮೆಂಟ್ ಬ್ಯಾಂಕ್ ಮತ್ತು ರಾಜ್ಯ ಸರ್ಕಾರದ ಕೆ–ರೈಡ್ ಸಂಸ್ಥೆ ನಡುವೆ ಮಹತ್ವಾಕಾಂಕ್ಷಿ ಬೆಂಗಳೂರು ಉಪನಗರ ರೈಲು ಯೋಜನೆಗೆ 4,561 ಕೋಟಿ ರೂ. (500 ಮಿಲಿಯನ್ ಯೂರೋ) ಸಾಲ ಒಪ್ಪಂದಕ್ಕೆ ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಸಮ್ಮುಖದಲ್ಲಿ ಇಂದಿಲ್ಲಿ ಸಹಿ ಹಾಕಲಾಯಿತು.

ಕೆ–ರೈಡ್ ಪರವಾಗಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎನ್. ಮಂಜುಳಾ ಮತ್ತು ಭಾರತದಲ್ಲಿನ ಕೆಎಫ್‌ಡಬ್ಲ್ಯು ಡೆವಲಪ್ಮೆಂಟ್ ಬ್ಯಾಂಕ್ ನಿರ್ದೇಶಕ ವೂಲ್ಫ್ ಮೌತ್ ಅಂಕಿತ ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪಾಟೀಲ್, ಕೇಂದ್ರ ಸರ್ಕಾರದ ಆರ್ಥಿಕ ಇಲಾಖೆ ಮತ್ತು ಕೆಎಫ್‌ಡಬ್ಲ್ಯು ನಡುವೆ 2023ರ ಡಿ.15ರಂದು ಪ್ರಾಥಮಿಕ ಒಪ್ಪಂದವಾಗಿತ್ತು, ಈಗ ಕೆಎಫ್‌ಡಬ್ಲ್ಯು ಮತ್ತು ಯೋಜನೆ ಅನುಷ್ಠಾನ ಹೊಣೆ ಹೊತ್ತ ಕೆ–ರೈಡ್



ನಡುವೆ ಪೂರಕ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದರು. ಯೋಜನೆಯ ಎಲ್ಲಾ ನಾಲ್ಕೂ ಕಾರಿಡಾರ್‌ಗಳ ಕಾಮಗಾರಿ 2027ರ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ. ಶೇ.4ರ ಬಡ್ಡಿ ದರದಲ್ಲಿ 20 ವರ್ಷಗಳ ಅವಧಿಗೆ ಜರ್ಮನಿ ಬ್ಯಾಂಕ್ ಸಾಲ ನೀಡುತ್ತಿದೆ, ಈ ಮೊತ್ತದಲ್ಲಿ ಕೆಂಗೇರಿ–ವೈಟ್‌ಫೀಲ್ಡ್ ನಡುವಿನ ಕಾರಿಡಾರ್–3ರ ವ್ಯಾಪ್ತಿಯ ಸ್ಟೇಷನ್ ವರ್ಕ್, ವಯಾಡಕ್ಟ್, ಹೀಳಲಿಗೆ–ರಾಜಾನುಕುಂಟೆ ನಡುವಿನ ಕಾರಿಡಾರ್–4ರ ವ್ಯಾಪ್ತಿಯ ದೇವನಹಳ್ಳಿ ಡಿಪೋ–1, ಸಿಗ್ನಲ್ ಮತ್ತು ಟೆಲಿಕಾಂ, ಪ್ಲಾಟ್‌ಫಾರಂ ಸ್ಕ್ರೀನ್ ಡೋರ್, ಸ್ವಯಂಚಾಲಿತ ಪ್ರಯಾಣ ದರ ವಸೂಲಿ ವ್ಯವಸ್ಥೆ, ಸೌರ ಫಲಕ, ಭದ್ರತಾ ಸಾಧನಗಳು ಮತ್ತು ಎಂಎಐ (ಮ್ಯಾನ್ ಮಶೀನ್ ಇಂಟರ್ಫೇಸ್) ಕಾಮಗಾರಿಗಳಿಗೆ ಬಳಸಿಕೊಳ್ಳಲಾಗುವುದು ಎಂದರು.

ನಗರದಲ್ಲಿ ಸುಗಮ ಸಂಚಾರ ಜಾಲ ಅಭಿವೃದ್ಧಿ ಸರ್ಕಾರದ ಗುರಿಯಾಗಿದ್ದು, ಕಾಲಮಿತಿಯಲ್ಲಿ ಸಬರ್ಬನ್ ರೈಲು ಯೋಜನೆ ಪೂರೈಸಲು ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಯೋಜನೆಯು ರಾಜಧಾನಿಯ ಚಹರೆಯನ್ನೇ ಆಮೂಲಾಗ್ರವಾಗಿ ಬದಲಿಸಲಿದೆ. ಬೆಂಗಳೂರು ಜನರ ಜೀವನ ಸುಗಮಗೊಳಿಸುವುದು ಸಬರ್ಬನ್ ರೈಲು ಯೋಜನೆ ಉದ್ದೇಶವಾಗಿದೆ. ಒಟ್ಟು 15,767 ಕೋಟಿ ರೂ. ವೆಚ್ಚದ ಯೋಜನೆಯು 58 ನಿಲ್ದಾಣಗಳನ್ನು ಹೊಂದಿರಲಿದೆ, 4 ಕಾರಿಡಾರ್‌ಗಳ ಒಟ್ಟು ಉದ್ದ 148 ಕಿ.ಮೀ. ಇರಲಿದೆ. ಈ ಯೋಜನೆಗೆ ರೈಲ್ವೆ ಸಚಿವಾಲಯ ಮತ್ತು ರಾಜ್ಯ ಸರ್ಕಾರಗಳು ತಲಾ ಶೇಕಡ 20ರಷ್ಟು ಹೂಡಿಕೆ ಮಾಡಲಿದ್ದು, ಬಾಹ್ಯ ಸಾಲದ ರೂಪದಲ್ಲಿ ಶೇ.60ರಷ್ಟು ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು ಎಂದರು.

ಮೈಸೂರು ಹಾಗೂ ಸುತ್ತಮುತ್ತ ಇಂದು...



ಇಂದಿನ ಪಂಚಾಂಗ

10.2.2024 ಶನಿವಾರ, ಮಳೆ ನಕ್ಷತ್ರ: ಧನಿಷ್ಠ 6.2.2024 ರಿಂದ 19.02.2024
ಶ್ರೀ ಶೋಭಕೃತ್ ನಾಮ ಸಂವತ್ಸರ, ಉತ್ತರಾಯನ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷ,
ತಿಥಿ: ಚತುರ್ದಶಿ, ನಕ್ಷತ್ರ: ಶ್ರವಣ, ರಾಹುಕಾಲ: ಬೆಳಗ್ಗೆ 9 ರಿಂದ 10.30ರವರೆಗೆ

■ **ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ :** ಫ್ಯಾಟಿ ಲಿವರ್ ತೊಂದರೆ ಮತ್ತು ಪಾರ್ಕಿನ್‌ಸನ್ಸ್ ಕಾಯಿಲೆಗೆ ಚಿಕಿತ್ಸಾ ಶಿಬಿರ, ಸ್ಥಳ: ಆಸ್ಪತ್ರೆ ಆವರಣ, ಲಲಿತಾದ್ರಿಪುರ ರಸ್ತೆ, ಆಲನಹಳ್ಳಿ, ಬೆಳಗ್ಗೆ 9 ರಿಂದ

■ **ಸಿಲ್ವನ್ ಗ್ರೀನ್ಸ್, ಲಯನ್ಸ್ ಬ್ಲಡ್ ಸೆಂಟರ್ ಜೀವಧಾರ :** ರಕ್ತದಾನ ಶಿಬಿರ, ಸ್ಥಳ: ಸಿಲ್ವನ್ ಗ್ರೀನ್ ಲೇಔಟ್, ಎಲೆತೋಟ ರಸ್ತೆ, ಚಾಮುಂಡಿಪುರಂ, ಬೆಳಗ್ಗೆ 9.30ರಿಂದ

■ **ರಾಮ್‌ಸನ್ಸ್ ಬೊಂಬೆ ಮನೆ :** ದಸರೆ ಬೊಂಬೆ ಪ್ರದರ್ಶನ, ಸ್ಥಳ: ರಾಮ್‌ಸನ್ಸ್ ಬೊಂಬೆ ಮನೆ, ನಜರ್‌ಬಾದ್ ಮುಖ್ಯ ರಸ್ತೆ, ಬೆಳಗ್ಗೆ 10ರಿಂದ ಸಂಜೆ 7ರವರೆಗೆ

■ **ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘ :** ಮುಡಾ ಮಾಜಿ ಅಧ್ಯಕ್ಷ ಪಿ. ಗೋವಿಂದರಾಜ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ, ಸ್ಥಳ: ಆರ್ಯ ಈಡಿಗ ವಿದ್ಯಾರ್ಥಿ ನಿಲಯ, ವಿಜಯನಗರ 3ನೇ ಹಂತ, ಬೆಳಗ್ಗೆ 10.30ಕ್ಕೆ.

■ **ಮೈಸೂರು ಆರ್ಟ್ ಗ್ಯಾಲರಿ :** ಸಾಧಕರೊಂದಿಗೆ ಸಂವಾದ–89, ತಿಂಗಳ ಸಾಧಕರು ಸಂಸ್ಕೃತ ಸಾಹಿತ್ಯ ವಿದ್ವನ್ಮಣಿ ಡಾ. ಕೆ. ಲೀಲಾಪ್ರಕಾಶ್, ಮುಖ್ಯ ಅತಿಥಿಗಳು : ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಶ್ರೀಮತಿ ಮ.ನ. ಲತಾ ಮೋಹನ್, ಅಧ್ಯಕ್ಷತೆ : ಮೈಸೂರು ಆರ್ಟ್ ಗ್ಯಾಲರಿ ಸ್ಥಾಪಕ ಅಧ್ಯಕ್ಷ ಎಲ್. ಶಿವಲಿಂಗಪ್ಪ, ವಿಶೇಷ ಆಹ್ವಾನಿತರು : ವಿಶ್ರಾಂತ ಪ್ರಾಂಶುಪಾಲ ಡಾ. ಸಿ.ಎ. ಶ್ರೀಧರ್, ಹಿರಿಯ ವೈದ್ಯ ಡಾ. ಶ್ಯಾಮಸುಂದರ್, ಸಂಸ್ಕೃತ ಉಪನ್ಯಾಸಕರಾದ ಡಾ. ಹರಿಣಿ ಆನಂದ್, ಸ್ಥಳ: ಮೈಸೂರು ಆರ್ಟ್ ಗ್ಯಾಲರಿ, ಬೆಳಗ್ಗೆ 11ಕ್ಕೆ.

■ **ವಿವೇಕ ವಿದ್ಯಾಲಯ :** ವಾರ್ಷಿಕೋತ್ಸವ ಸಮಾರಂಭ, ಉದ್ಘಾಟನೆ : ಸಂಗೀತ ವಿಶ್ವವಿದ್ಯಾಲಯದ ಕುಲಪತಿ ಡಾ.ನಾಗೇಶ್ ವಿ.ಬೆಟ್ಟಕೋಟೆ, ವಿಶೇಷ ಸಂಚಿಕೆ ಬಿಡುಗಡೆ:ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ, ಉಪಸ್ಥಿತರು: ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ವಿವೇಕಾನಂದ, ಕುರುಹಿನಶೆಟ್ಟಿ ವಿಚಾರ ವೇದಿಕೆ ಅಧ್ಯಕ್ಷ ಕೆ.ಹೆಚ್.ಸಂಜೀವಶೆಟ್ಟಿ, ಮಾಜಿ ಉಪಮೇಯರ್ ಜಿ.ರೂಪಾ ಯೋಗೇಶ್, ವಿಜಯನಗರ ರೋಟರಿ ಕ್ಲಬ್‌ನ ಅಧ್ಯಕ್ಷ ಎಂ.ಎಸ್.ಹರೀಶ್, ಸ್ಥಳ: ವಿವೇಕ ವಿದ್ಯಾಲಯದ ಆವರಣ, ಲಲಿತ ಮಹಲ್‌ನಗರ, ಆಲನಹಳ್ಳಿ ಬಡಾವಣೆ, ಸಂಜೆ 4.30ಕ್ಕೆ.

■ **ಸುರುಚಿ ರಂಗ ಮನೆ :** ಕಥೆ ಕೇಳೋಣ ಬನ್ನಿ ಕಾರ್ಯಕ್ರಮ– 814, ಕಥೆ ಹೇಳುವವರು: ಹಿರಿಯ ರಂಗಕರ್ಮಿ ಎನ್. ಹರೀಶ್, ಸ್ಥಳ: ಸುರುಚಿ ರಂಗಮನೆ, 476, ಚಿತ್ರಭಾನು ರಸ್ತೆ, ಕುವೆಂಪುನಗರ, ಸಂಜೆ 4.30ಕ್ಕೆ.

■ **ವೇದಶಾಸ್ತ್ರ ಪೋಷಿಣೀ ಸಭಾ :** ಶತೋತ್ತರ ಸಂಭ್ರಮ, 50 ವೈದಿಕರಿಗೆ ಗೌರವ ಸಮರ್ಪಣಾ ಸಮಾರಂಭ, ಗೌರವ ಪ್ರದಾತರು : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ, ಅಧ್ಯಕ್ಷತೆ : ವೇದಶಾಸ್ತ್ರ ಪೋಷಿಣೀ ಸಭಾ ಅಧ್ಯಕ್ಷ ವಿದ್ವಾನ್ ಪ್ರೊ. ಬಿ.ಎನ್. ನಾಗರಾಜ ಭಟ್ಟರು, ಸ್ಥಳ: ಶಾರದಾ ವಿಲಾಸ ಶತಮಾನೋತ್ಸವ ಭವನ, ಕೃಷ್ಣಮೂರ್ತಿಪುರಂ, ಸಂಜೆ 4.30ಕ್ಕೆ

■ **ಸೃಜನ್ಯ ಕಲಾ ವೇದಿಕೆ, ಮಾಧ್ಯಮರಂಗ ಫೌಂಡೇಷನ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು :** ಎಸ್. ಶಿಶಿರಂಜನ್ (ಶಿಶಿರ) ಅವರ ನವಭಾರತ ಜನನಿಯ ತನುಜಾತೆ (ಕವನ ಸಂಕಲನ), ನಾಗೇಶ ತಳವಾರ ಅವರ ಚಿಮಣಿ ಬೆಳಕಿನ ಬದುಕು (ನಾಟಕ) ಕೃತಿಗಳ ಲೋಕಾರ್ಪಣೆ ಸಮಾರಂಭ, ಕೃತಿಗಳ ಬಿಡುಗಡೆ : ಚಾಮರಾಜನಗರ ವಿವಿ ಕುಲಪತಿ ಪ್ರೊ. ಎಂ.ಆರ್. ಗಂಗಾಧರ್, ಅಧ್ಯಕ್ಷತೆ : ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಕೃತಿ ಕುರಿತು ಮಾತನಾಡುವವರು : ವಿಮರ್ಶಕ ಡಾ. ಎಚ್.ಎಸ್. ಸತ್ಯನಾರಾಯಣ, ಡಾ. ವಿಜಯಕುಮಾರಿ ಕರಿಕಲ್, ಮುಖ್ಯ ಅತಿಥಿಗಳು : ಡಾ. ಎಸ್.ಬಿ.ಎಂ. ಪ್ರಸನ್ನ, ಜಿಲ್ಲಾ ಕಸಾಪ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಪ್ರಕಾಶ್ ಏಳಗುಡ್ಡ, ಉಪಸ್ಥಿತರು : ಕೃತಿಕಾರರಾದ ಎಸ್. ಶಿಶಿರಂಜನ್, ನಾಗೇಶ ತಳವಾರ, ಸ್ಥಳ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ವಿಜಯನಗರ, ಸಂಜೆ 4.30ಕ್ಕೆ.

■ **ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸ್ಪಂದನ ಸಾಂಸ್ಕೃತಿಕ ಪರಿಷತ್ತು, ಕದಂಬ ಕಲಾಪೀಠ, ಉದಯಗಿರಿ ಕನ್ನಡ ಸಂಘ:** ಶ್ರೀಮತಿ ಸುಜಯ್ ಸುರೇಶ್ ಸಂಪಾದಕತ್ವದ 'ಈಡಿಗ ಜನಾಂಗದ ಮರೆಯಲಾಗದ ಮಹನೀಯರು' ಪುಸ್ತಕ ಲೋಕಾರ್ಪಣೆ ಸಮಾರಂಭ, ಪುಸ್ತಕ ಬಿಡುಗಡೆ : ಪಂಪ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಸಿ.ಪಿ. ಕೃಷ್ಣಕುಮಾರ್, ಅಧ್ಯಕ್ಷತೆ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಪುಸ್ತಕ ಕುರಿತು ಮಾತನಾಡುವವರು : ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ಪದ್ಮಾ ಶೇಖರ್, ಆಶಯ ನುಡಿ : ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಟಿ. ಸತೀಶ್ ಜವರೇಗೌಡ, ಮುಖ್ಯ ಅತಿಥಿಗಳು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಹೆಚ್.ಕೆ. ಪಾಂಡು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ.ವೈ.ಡಿ. ರಾಜಣ್ಣ, ಕೃತಿಯ ಕರ್ತೃ ಸುಜಯ್ ಸುರೇಶ್, ಕದಂಬ ಕಲಾಪೀಠದ ಅಧ್ಯಕ್ಷ ಬಿ. ವಿದ್ಯಾಸಾಗರ ಕದಂಬ, ಸ್ಥಳ: ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣ, ಜೆಎಲ್‌ಬಿ ರಸ್ತೆ, ಸಂಜೆ 5ಕ್ಕೆ.

■ **ಶ್ರೀರಾಮಕೃಷ್ಣ ಆಶ್ರಮ :** ಸ್ವಾಮಿ ಮಹೀಪಾಲಾನಂದ ಅವರಿಂದ ಉಪನ್ಯಾಸ, ಸ್ಥಳ: ಆಶ್ರಮದ ಸ್ವಾಮಿ ಶಾಂಭವಾನಂದಜಿ ಸಭಾಂಗಣ, ಯಾದವಗಿರಿ, ಸಂಜೆ 6ಕ್ಕೆ.

■ **ಶ್ರೀ ತ್ಯಾಗರಾಜ ಸಂಗೀತ ಸಭಾ ಚಾರಿಟಬಲ್ ಟ್ರಸ್ಟ್ :** ಶ್ರೀ ಪುರಂದರದಾಸರ ಮತ್ತು ಶ್ರೀ ತ್ಯಾಗರಾಜರ ಆರಾಧನೆ ಪ್ರಯುಕ್ತ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ, ಸಿಂಧು ಸುಚೇತನ್ ಮತ್ತು ಹೆಚ್.ಎಂ. ಸ್ಮಿತಾ ಅವರಿಂದ ದ್ವಂದ್ವ ಗಾಯನ, ಪೃಥ್ವಿ ಭಾಸ್ಕರ್–ಪಿಟೀಲು, ಎನ್. ವಾಸುದೇವ್–ಮೃದಂಗ, ಲಿಖಿತ್ ಕೆ.ಎಂ.–ಘಟಂ, ಸ್ಥಳ: ಪ್ರಸನ್ನ ಪಾರ್ವತಿ ಕಲ್ಯಾಣ ಮಂಟಪ, ವಿ.ವಿ. ಮೊಹಲ್ಲಾ, ಸಂಜೆ 6 ರಿಂದ.

■ **ಕಲಾಸುರುಚಿ, ಕುತೂಹಲಿ–ಕನ್ನಡ ಮತ್ತು ದಿ ಅಕಾಡೆಮಿ ಟ್ರಸ್ಟ್, ಸುರುಚಿ ರಂಗಮನೆ :** "ಸೈನ್ಸ್ ಸಂಜೆ" ಕಾರ್ಯಕ್ರಮ, ಹೋಮಿಯೋಪತಿ ಡಾಕ್ಟರ್ ಹಾಗೂ ಪ್ರಕೃತಿ ಸಂಶೋಧಕರಾದ ಡಾ. ಎ.ಪಿ. ಅಭಿಜಿತ್ ಅವರಿಂದ "ಜೇಡ ಪ್ರಪಂಚ" ಕುರಿತು ಭಾಷಣ, ಸ್ಥಳ: ಸುರುಚಿ ರಂಗ ಮನೆ, ಕುವೆಂಪುನಗರ, ಸಂಜೆ 6.30 ರಿಂದ.


ಮೈಸೂರು ಆಕಾಶವಾಣಿ



ಬೆಳಗ್ಗೆ: 6.10 ಚಿಂತನ, 6.15 ಗೀತಾರಾಧನ, 6.35 ಮತ್ತು ಸಂಜೆ 6.10 ಕ್ಕೆ ಸಿ.ಎಫ್.ಟಿ.ಆರ್.ಐ ಶೋಧ ಅನುಶೋಧ – ಪ್ರಾಯೋಜಿತ ಕಾರ್ಯಕ್ರಮ, 6.40 ಪದಸಂಸ್ಕೃತಿ–ಕನ್ನಡ ಪದಗಳ ಬಳಕೆ–ಕಲಿಕೆಯ ವಿಶಿಷ್ಟ ಬಾನುಲಿ ಸರಣಿ–ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್, 6.50 ರೈತರಿಗೆ ಸಲಹೆ, 7.15 ಭಾವಗೀತೆಗಳು– ರೋಹಿಣೀ ಮೋಹನ್ ಮತ್ತು ನಿತಿನ್ ರಾಜಾರಾಂ ಶಾಸ್ತ್ರಿ, 8.30 ವಿಶಿಷ್ಟ ವ್ಯಕ್ತಿ ವಿಶೇಷ ಯತ್ನ–ಪದ್ಮಶ್ರೀ ಸೋಮಣ್ಣ ಅವರೊಡನೆ ಸಂವಾದ ನಡೆಸಿಕೊಡುತ್ತಾರೆ: ದಿವಾಕರ ಹೆಗಡೆ, 10.00 ಎಂ.ಎ.ಜ್ಯೋತಿ – ಹಾಡುಗಾರಿಕೆ

ಮಧ್ಯಾಹ್ನ: 12.30 ದೇವರನಾಮ, 12.45 ಜನಪದ ಸಂಗೀತ, 1.20 ಭಾವಗೀತೆ–ಆರ್. ಮಹೇಶ್, 3.30 ಮಕ್ಕಳ ಮಂಟಪ –ಸೈಂಟ್ ಜೋಸೆಫ್ ಶಾಲೆಯ ಮಕ್ಕಳಿಂದ ಕಾರ್ಯಕ್ರಮ ವೈವಿಧ್ಯ, 4.00 ನಾಟಕ, 4.30 ನೆನಪಿನಂಗಳ–ಕನ್ನಡದ ಖ್ಯಾತ ವಿದ್ವಾಂಸರು, ಗೀತ ನಾಟಕಕಾರರಾದ ಪು.ತಿ. ನರಸಿಂಹಾಚಾರ್ ಅವರೊಂದಿಗೆ ಸುಜನಾ ಅವರು ನಡೆಸಿದ್ದ ಸಂವಾದ, 6.50 ಕೃಷಿರಂಗ–ತೋರಣ ಹೂರಣ –ವಾರದ ಗ್ರಾಮೀಣ ಕಾರ್ಯಕ್ರಮ, ಪ್ರಸ್ತುತಿ– ಎನ್.ಕೇಶವಮೂರ್ತಿ, ಆರ್. ಲೋಕೇಶ್ವರಿ, ಡಾ. ಮೈಸೂರ್ ಉಮೇಶ್, ಪರಾಗ–ಬೇಸಾಯದ ಬದುಕು ಸರಾಗ–ಬಾನುಲಿ ಸರಣಿ, 8.00 ಯುವವಾಣಿ, 10.00 ರಾಷ್ಟ್ರೀಯ ಸಂಗೀತ ಕಾರ್ಯಕ್ರಮ–ಪಂಡಿತ್ ಹರ್ವಿಂದರ್ ಶರ್ಮ–ಸಿತಾರ್ ವಾದನ

ಸುತ್ತೂರು ಜಾತ್ರಾ ಮಹೋತ್ಸವದ ಇಂದಿನ ಕಾರ್ಯಕ್ರಮಗಳು



ಕರ್ತೃ ಗದ್ದುಗೆಯಲ್ಲಿ ಪೂಜಾ ಕೈಂಕರ್ಯ ಮತ್ತು ಮೆರವಣಿಗೆ

ಬೆಳಗ್ಗೆ 4ಕ್ಕೆ ಮಹಾರುದ್ರಾಭಿಷೇಕ, ಫಲಾಲಂಕಾರ, ಮಹಾಮಂಗಳಾರತಿ, ಬೆಳ್ಳಿರಥ ಪ್ರಾಕಾರೋತ್ಸವ, ಬೆಳಗ್ಗೆ 6.30ಕ್ಕೆ ಮಲ್ಲೂಪುರ :ಸ್ನೇಹ–ಸೌಹಾರ್ದ–ಶಾಂತಿ–ಪ್ರಾರ್ಥನಾ ಪಥ ಸಂಚಲನ, ಬೆಳಗ್ಗೆ 7.30ಕ್ಕೆ ಷಟ್‌ಸ್ಥಲ ಧ್ವಜಾರೋಹಣ : ಟಿ. ನರಸೀಪುರ ತಾ. ಸೋಸಲೆ ಶ್ರೀ ತೋಪಿನ ಮಠದ ಶ್ರೀ ಇಮ್ಮಡಿ ಷಡಕ್ಷರ ಸ್ವಾಮಿಗಳು, ಧರ್ಮ ಸಂದೇಶ : ಬೆಂಗಳೂರು ಶ್ರೀ ಗಂಜಾಂ ಮಠದ ಕಿರಿಯ ಶ್ರೀಗಳಾದ ಶ್ರೀ ಅಮೃತಕುಮಾರ ಸ್ವಾಮಿಗಳು, ಬೆಳಗ್ಗೆ 7ಕ್ಕೆ ರಾಜಗುರುತಿಲಕ ಜಗದ್ಗುರು ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 37ನೇ ಸಂಸ್ಮರಣೋತ್ಸವ, ಬೆಳಗ್ಗೆ 10ಕ್ಕೆ ಶ್ರೀ ಸೋಮೇಶ್ವರ ಮತ್ತು ಶ್ರೀ ಅಮೃತೇಶ್ವರಿ ಅಮ್ಮನವರಿಗೆ ರುದ್ರಾಭಿಷೇಕ (ಕಪಿಲಾ ನದಿತೀರ), ಸಂಜೆ 6ಕ್ಕೆ ಮಹಾರುದ್ರಾಭಿಷೇಕ, ರಾತ್ರಿ 7.30ಕ್ಕೆ ಮಹಾಮಂಗಳಾರತಿ, ರಾತ್ರಿ 8ಕ್ಕೆ ತೆಪ್ಪೋತ್ಸವ ಉತ್ಸವಮೂರ್ತಿಗೆ ರಾಜೋಪಚಾರ, ರಾತ್ರಿ 9ಕ್ಕೆ ಕಪಿಲಾರತಿ ತೆಪ್ಪೋತ್ಸವ ಬಾಣ ಬಿರುಸುಗಳ ಪ್ರದರ್ಶನ.

ಸಾಂಸ್ಕೃತಿಕ ಮೇಳ, ಭಜನಾ ಮೇಳ ಹಾಗೂ ದನಗಳ ಜಾತ್ರೆ ಸಮಾರೋಪ

ಸಮ್ಮುಖ : ಕುಕ್ಕೆ ಸುಬ್ರಹ್ಮಣ್ಯ ಶ್ರೀ ಕ್ಷೇತ್ರ, ಶ್ರೀ ಮಧ್ವಾಚಾರ್ಯ ಮಹಾಸಂಸ್ಥಾನ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದಂಗಳು, ದೇವನೂರು ಶ್ರೀ ಗುರುಮಲ್ಲೇಶ್ವರ ದಾಸೋಹ ಮಹಾಸಂಸ್ಥಾನ ಮಠದ ಶ್ರೀ ಮಹಾಂತ ಸ್ವಾಮಿಗಳು, ಅಧ್ಯಕ್ಷತೆ : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಸಮಾರೋಪ ಭಾಷಣ : ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆ ಸಚಿವೆ ಕು. ಶೋಭಾ ಕರಂದ್ಲಾಜೆ, ಬಹುಮಾನ ವಿತರಣೆ : ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಾಂಸ್ಕೃತಿಕ ಮೇಳ : ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ, ಏಕತಾರಿ ತಂಡ : ಕಂದಾಯ ಸಚಿವ ಕೃಷ್ಣಭೈರೇಗೌಡ, ಪುರುಷರ ತಂಡ : ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ, ಮಹಿಳೆಯರ ತಂಡ : ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ, ಮಕ್ಕಳ ತಂಡ : ಶಾಸಕ ಬಿ.ಆರ್. ಪಾಟೀಲ್, ಮುಖ್ಯ ಅತಿಥಿಗಳು : ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ಶಾಸಕರಾದ ದರ್ಶನ್ ಧ್ರುವನಾರಾಯಣ್, ಹೆಚ್.ಎಂ. ಗಣೇಶ್‌ಪ್ರಸಾದ್, ಬಿ. ದೇವೇಂದ್ರಪ್ಪ, ನ್ಯೂ ಕನ್ಸಾಲಿಡೇಟೆಡ್ ಕಂಪನಿ ಸಿಇಓ ಮಹೇಶ್ ಮುದ್ದ, ಬೆಳಗ್ಗೆ 10ಕ್ಕೆ

ಶ್ರೀಮತಿ ಪಾರ್ವತಮ್ಮ ಮತ್ತು ಡಾ. ಶಾಮನೂರು ಶಿವಶಂಕರಪ್ಪ ಅತಿಥಿ ಗೃಹ ಉದ್ಘಾಟನೆ

ಸಮ್ಮುಖ : ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠದ ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮಿಗಳು, ತುಮಕೂರು ಶ್ರೀ ಸಿದ್ಧಗಂಗಾ ಕ್ಷೇತ್ರದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಉದ್ಘಾಟನೆ, ಅಧ್ಯಕ್ಷತೆ : ಕೇಂದ್ರ ಕಲ್ಲಿದ್ದಲು, ಗಣಿ ಸಚಿವ ಪ್ರಹ್ಲಾದ್ ವಿ. ಜೋಷಿ, ಸನ್ಮಾನ : ಶಾಸಕ ಶಾಮನೂರು ಶಿವಶಂಕರಪ್ಪ, ಶ್ರೀ ಮಹೇಶ್ವರ ಚಿಕ್ಕ ರಥ ಉದ್ಘಾಟನೆ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯ ಅತಿಥಿಗಳು : ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಚಿವ ಡಾ. ಸಿ.ಟಿ. ರವಿ, ಮಾಜಿ ಸಂಸದ ಡಾ. ಪ್ರಭಾಕರ ಕೋರೆ, ಉದ್ಯಮಿ ಎಸ್.ಎಸ್. ಗಣೇಶ್, ಸಂಜೆ 5ಕ್ಕೆ.

ಕುಸ್ತಿ ಪಂದ್ಯಾವಳಿ

ಸಮ್ಮುಖ : ಮಲ್ಲನಮೂಲೆ ಸುಕ್ಷೇತ್ರ ಶ್ರೀ ಗುರು ಕಂಬಳೀಶ್ವರ ಮಠದ ಶ್ರೀ ಚನ್ನಬಸವ ಸ್ವಾಮಿಗಳು, ಶ್ರೀ ಉರಿಲಿಂಗಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮಿಗಳು, ಅಧ್ಯಕ್ಷತೆ : ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ. ನಾರಾಯಣಸ್ವಾಮಿ, ಉದ್ಘಾಟನೆ : ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಸುತ್ತೂರು ಕುಮಾರ ಪ್ರಶಸ್ತಿ ವಿತರಣೆ ; ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ, ಸುತ್ತೂರು ಕೇಸರಿ ಪ್ರಶಸ್ತಿ ವಿತರಣೆ ; ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ಬಹುಮಾನ ವಿತರಣೆ : ಶಾಸಕ ಎಸ್.ಟಿ. ಸೋಮಶೇಖರ್, ಮುಖ್ಯ ಅತಿಥಿಗಳು : ಶಾಸಕ ಮರಿತಿಬ್ಬೇಗೌಡ, ಸಂಸದ ಪ್ರಜ್ವಲ್ ರೇವಣ್ಣ, ಶಾಸಕರಾದ ಸಿ.ಎನ. ಬಾಲಕೃಷ್ಣ, ರಿಜ್ವಾನ್ ಅರ್ಷದ್, ಅನಿಲ್ ಚಿಕ್ಕಮಾದು, ಜಿ.ಡಿ. ಹರೀಶ್‌ಗೌಡ, ದರ್ಶನ್ ಪುಟ್ಟಣ್ಣಯ್ಯ, ಚಾಮುಲ್ ಅಧ್ಯಕ್ಷ ವೈ.ಸಿ. ನಾಗೇಂದ್ರ, ಮಧ್ಯಾಹ್ನ 2ಕ್ಕೆ

ಸಾಂಸ್ಕೃತಿಕ ಕಾರ್ಯಕ್ರಮಗಳು

ಗದ್ದುಗೆ ಆವರಣ : ಬೆಳಗ್ಗೆ 8ಕ್ಕೆ ನಾದಸ್ವರ, 9ಕ್ಕೆ ಭಕ್ತಿಗೀತೆ ಮತ್ತು ಜನಪದ ಗೀತೆ : ಮಹೇಶ್ ಮತ್ತು ತಂಡ, ಹನುಮನಪುರ, ನಂಜನಗೂಡು ತಾ., **ಕಪಿಲಾನದಿ ತೀರ :** ಸಂಜೆ 6.30ಕ್ಕೆ ಭಕ್ತಿ ಗಾಯನ : ರವಿ ಮೂರೂರು ಮತ್ತು ತಂಡ, ಬೆಂಗಳೂರು; **ಗದ್ದುಗೆ ಆವರಣ :** ರಾತ್ರಿ 7ಕ್ಕೆ ಕಥಕ್ ನೃತ್ಯ : ಹರಿ ಮತ್ತು ಶ್ರೀಮತಿ ಚೇತನ, ವಿವೇಕನಗರ, ಬೆಂಗಳೂರು; **ವಸ್ತುಪ್ರದರ್ಶನ ಆವರಣ :** ರಾತ್ರಿ 7ಕ್ಕೆ ಭರತನಾಟ್ಯ : ಶ್ರೀ ಗುರು ಕೊಟ್ಟೂರೇಶ್ವರ ಭರತನಾಟ್ಯ ಮತ್ತು ಶ್ರೀ ಶಿವರಾತ್ರೀಶ್ವರ ಜನಪದ ಕಲಾನಿಕೇತನ, ಕೊಟ್ಟೂರು, ವಿಜಯನಗರ ಜಿಲ್ಲೆ; **ಗದ್ದುಗೆ ಆವರಣ :** ರಾತ್ರಿ 8ಕ್ಕೆ ನಾಟಕ : ಕಾನೂನು ಅರಿವು –ನೆರವು, ಅಭಿನಯ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೈಸೂರು; ರಾತ್ರಿ 8ಕ್ಕೆ ಶಿವಶರಣೆ ಅಕ್ಕಮಹಾದೇವಿ ನೃತ್ಯರೂಪಕ : ನಾಟ್ಯ ಕುಸುಮಾಂಜಲಿ ಸಾಂಸ್ಕೃತಿಕ ವೇದಿಕೆ, ಲಿಂಗರಾಜಪುರಂ, ಬೆಂಗಳೂರು; ರಾತ್ರಿ 9ಕ್ಕೆ ಜಾನಪದವೇ ಸತ್ಯ ಜಾನಪದವೇ ನಿತ್ಯ : ಡಾ. ಕಾ. ರಾಮೇಶ್ವರಪ್ಪ ಮತ್ತು ವೃಂದ, ಮೈಸೂರು.

ನಾಟಕಗಳು ರಾತ್ರಿ 10ಕ್ಕೆ.

ಹಿರಿಯ ಮನೆ ಆವರಣ : ಕುರುಕ್ಷೇತ್ರ : ಶ್ರೀ ವೀರಶೈವ–ಲಿಂಗಾಯತ ಸಮಾನ ಮನಸ್ಕರ ಸ್ನೇಹ ಬಳಗ, ಕುದೇರು ಶಾಖಾ ಮಠ, ಆಲನಹಳ್ಳಿ, ಮೈಸೂರು.

ಶ್ರೀ ಸಿದ್ಧನಂಜ ದೇಶಿಕೇಂದ್ರ ಮಂಗಳ ಮಂಟಪ : ಸಂಪೂರ್ಣ ರಾಮಾಯಣ : ಶ್ರೀ ಛಾಯಾಸಿರಿ ನಾಟಕ ಮಂಡಳಿ, ಕಾವೇರಿಪುರ, ಕಾಮಾಕ್ಷಿಪಾಳ್ಯ, ಬೆಂಗಳೂರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಕ್ಕದ ಆವರಣ : ದಕ್ಷಯಜ್ಞ: ಶ್ರೀ ದಕ್ಷಿಣಾಮೂರ್ತಿ ಕೃಪಾಪೋಷಿತ ನಾಟಕ ಮಂಡಳಿ, ಗೌಡಗೆರೆ, ಮಳವಳ್ಳಿ ತಾ.

ಶ್ರೀ ಘನಲಿಂಗ ಶಿವಯೋಗಿ ಅತಿಥಿ ಗೃಹದ ಹಿಂಭಾಗ : ದಕ್ಷಯಜ್ಞ: ಶ್ರೀ ಚಲುವರಾಯ ಸ್ವಾಮಿ ಕೃಪಾಪೋಷಿತ ನಾಟಕ ಮಂಡಳಿ, ಮೇಗಳಕೊಪ್ಪಲು, ಟಿ. ನರಸೀಪುರ ತಾ.

ವಿಶೇಷ ಕಾರ್ಯಕ್ರಮಗಳು

ಪ್ರತಿದಿನ ಬೆಳಗ್ಗೆ 10ರಿಂದ ರಾತ್ರಿ 9ರವರೆಗೆ –ಕೈಮಗ್ಗ, ಜವಳಿ, ಕರಕುಶಲ ಉತ್ಪನ್ನಗಳು, ಗ್ರಾಮೀಣ ಉತ್ಪನ್ನಗಳು, ಕೈಗಾರಿಕೋತ್ಪನ್ನಗಳು, ಗೃಹ ಬಳಕೆ ವಸ್ತುಗಳು, ಪುಸ್ತಕ ಹಾಗೂ ಕಲಾಕೃತಿಗಳ ಪ್ರದರ್ಶನ, ಪ್ರೌಢಶಾಲಾ ವಿದ್ಯಾರ್ಥಿಗಳು ತಯಾರಿಸಿದ ಶೈಕ್ಷಣಿಕ ಮಾದರಿಗಳ ಪ್ರದರ್ಶನ, ವಿವಿಧ ಸಂಸ್ಥೆಗಳು, ಸಹಕಾರ ಸಂಘಗಳು, ಸ್ವಸಹಾಯ ಸಂಘಗಳು, ಸ್ತ್ರೀ ಶಕ್ತಿ ಸಂಘಗಳು ಮತ್ತು ಗುಡಿ ಕೈಗಾರಿಕೆ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ, ಆರೋಗ್ಯ, ವೈದ್ಯಕೀಯ ಮತ್ತು ತಾಂತ್ರಿಕ ವಸ್ತುಪ್ರದರ್ಶನ.

ಕೃಷಿ ಮೇಳ : ಪ್ರತಿದಿನ ಬೆಳಗ್ಗೆ 10 ರಿಂದ ರಾತ್ರಿ 7.30 ರವರೆಗೆ

ಹನಿ ನೀರಾವರಿಯಲ್ಲಿ ಭತ್ತದ ಬೆಳೆ ಪ್ರಾತ್ಯಕ್ಷಿಕೆ, ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ, ಹಸು, ಕುರಿ, ಮೇಕೆ ಹಾಗೂ ಕೋಳಿಗಳು–ದೇಸಿ ತಳಿಗಳ ಪ್ರದರ್ಶನ, ವೈವಿಧ್ಯಮಯ ಬೆಳೆಗಳ ಪ್ರಾತ್ಯಕ್ಷಿಕೆ, ಒಂದು ಎಕರೆ ಕೃಷಿ ಬ್ರಹ್ಮಾಂಡ, ವಿದೇಶಿ ಆಹಾರ ಬೆಳೆಗಳಾದ ಚಿಯಾ ಮತ್ತು ಟೆಫ್‌ಗಳ ಪ್ರದರ್ಶನ, ದ್ವಿದಳ ಧಾನ್ಯಗಳ ವಿವಿಧ ತಳಿಗಳ ಪ್ರದರ್ಶನ.

ಬೆಳಗ್ಗೆ 6 ರಿಂದ 10 ರವರೆಗೆ : ಜೆಎಸ್‌ಎಸ್ ಆಸ್ಪತ್ರೆ ನುರಿತ ವೈದ್ಯರಿಂದ ಆರೋಗ್ಯ ತಪಾಸಣೆ ಶಿಬಿರ ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ವೈದ್ಯರಿಂದ ಕ್ಯಾನ್ಸರ್ ತಪಾಸಣಾ ಶಿಬಿರ

ದೇಸಿ ಆಟಗಳು

ಜೆಎಸ್‌ಎಸ್ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗಾಗಿ : ಗೋಲಿ, ಬುಗುರಿ, ಹುಲಿ–ಕುರಿ, ನವಕಂಕರಿ, ಹಾವು–ಏಣಿ, ಚೌಕಾಬಾರ, ಚದುರಂಗ, ಪಗ್ಗದ ಆಟ, ತಾಬ್ಲ, ಪಂಚೀ, ಸಿಂಗಮ್, ಕೆಸರುಗದ್ದೆ ಓಟ, ಹಗ್ಗ–ಜಗ್ಗಾಟ, ಅಣ್ಣೆಕಲ್ಲು, ಕುಂಟೆಬಿಲ್ಲೆ, ಅಳಿಗುಳಿಮಣೆ.

ಗ್ರಾಮೀಣ ಜನತೆಗಾಗಿ : ಕಲ್ಲುಗುಂಡು ಎತ್ತುವುದು, 50 ಕೆಜಿ ಭಾರದ ಚೀಲ ಹೊತ್ತುಕೊಂಡು ಓಡುವುದು, ಬುಗುರಿ, ಕೆಸರುಗದ್ದೆ ಓಟ, ಕೆಸರುಗದ್ದೆಯಲ್ಲಿ ಹಗ್ಗ ಜಗ್ಗಾಟ, ನಿಂಬೆಹಣ್ಣು ಇರುವ ಚಮಚವನ್ನು ಬಾಯಲ್ಲಿಟ್ಟುಕೊಂಡು ಓಡುವುದು, ಹಗ್ಗಜಗ್ಗಾಟ, ಅಳಗುಳಿಮಣೆ, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಮಡಕೆ ಒಡೆಯುವುದು, ಅಣ್ಣೆಕಲ್ಲು, ತುಂಬಿದ ಬಿಂದಿಗೆಯನ್ನು ತಲೆಯ ಮೇಲೆ ಹೊತ್ತು ಓಡುವುದು.

ವಾಸ್ತವ್ಯ ಮತ್ತು ಪ್ರಸಾದ : ಪ್ರತಿನಿತ್ಯ ಭಕ್ತಾದಿಗಳಿಗೆ ಪ್ರಸಾದ ಹಾಗೂ ದೂರದಿಂದ ಬರುವವರಿಗೆ ವಾಸ್ತವ್ಯಕ್ಕೆ ತಾತ್ಕಾಲಿಕ ಕುಟೀರಗಳಲ್ಲಿ ವ್ಯವಸ್ಥೆ.

ಬಸ್ ಸೌಲಭ್ಯ, ನೇರ ಪ್ರಸಾರ

ಬಸ್ ಸೌಲಭ್ಯ: ವಿವಿಧ ತಾಲೂಕುಗಳು ಮತ್ತು ಜಿಲ್ಲೆಗಳಿಂದ ಸುತ್ತೂರು ಜಾತ್ರಾ ವಿಶೇಷವಾಗಿ ಸಾರಿಗೆ ಬಸ್ ಸೌಕರ್ಯ ಕಲ್ಪಿಸಲಾಗಿದೆ. ಮಾಹಿತಿಗೆ ಸುತ್ತೂರು ಶ್ರೀ ಕ್ಷೇತ್ರ, ನಂಜನಗೂಡು, ದೂ. 08221–232223, 232224 **ಜೆಎಸ್‌ಎಸ್ ಮಹಾವಿದ್ಯಾಪೀಠ. ದೂ.0821–2548212–122.** https://www.youtube.com/@jssmhavidyapeetaonlineನಲ್ಲಿ ಸುತ್ತೂರು ಜಾತ್ರೆ ನೇರ ಪ್ರಸಾರ.

ಸಂಸತ್‌ನಲ್ಲಿ ಜಮ್ಮು–ಕಾಶ್ಮೀರಕ್ಕೆ ಸಂಬಂಧಿತ
3 ಮಸೂದೆಗಳು ಅಂಗೀಕಾರ
4 ಸಮುದಾಯಗಳು STಗೆ ಸೇರ್ಪಡೆ



ನವದೆಹಲಿ: ಜಮ್ಮು–ಕಾಶ್ಮೀರದಲ್ಲಿ ನಾಲ್ಕು ಸಮುದಾಯಗಳನ್ನು ಪರಿಶಿಷ್ಟ ಪಂಗಡದ ಗುಂಪಿಗೆ ಸೇರಿಸುವ ಮಸೂದೆ ಸೇರಿ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದ 3 ಮಸೂದೆಗಳನ್ನು ಸಂಸತ್‌ನಲ್ಲಿ ಇಂದು ಅಂಗೀಕರಿಸಲಾಯಿತು.

ಪದ್ದಾರಿ, ಪಹರಿ, ಗದ್ದಾ ಬ್ರಾಹ್ಮಣ, ಕೋಲಿ ಸಮುದಾಯಗಳನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವ (ಜಮ್ಮು ಮತ್ತು ಕಾಶ್ಮೀರ) ಪರಿಶಿಷ್ಟ ಪಂಗಡಗಳ ಆದೇಶ (ತಿದ್ದುಪಡಿ) ಮಸೂದೆ, 2024 ಇದಾಗಿದೆ. ಮೇಲ್ಮನೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಕಾನೂನುಗಳು (ತಿದ್ದುಪಡಿ) ಮಸೂದೆ, 2024 ಮತ್ತು ಸಂವಿಧಾನ (ಜಮ್ಮು ಮತ್ತು ಕಾಶ್ಮೀರ) ಪರಿಶಿಷ್ಟ ಜಾತಿಗಳ ವ್ಯವಸ್ಥೆ (ತಿದ್ದುಪಡಿ) ಮಸೂದೆ, 2024 ಯನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಈ ಮಸೂದೆಗಳನ್ನು ಲೋಕಸಭೆಯಲ್ಲಿ ಈ ವಾರ ಅಂಗೀಕರಿಸಲಾಗಿತ್ತು.

ಜಮ್ಮು ಮತ್ತು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಕಾನೂನುಗಳ (ತಿದ್ದುಪಡಿ) ಮಸೂದೆ–2024 ಜಮ್ಮು ಮತ್ತು ಕಾಶ್ಮೀರದ ಪಂಚಾಯತ್‌ಗಳು ಮತ್ತು ಪುರಸಭೆಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಲು ಮತ್ತು ಸಂವಿಧಾನದ ನಿಬಂಧನೆಗಳೊಂದಿಗೆ ಕೇಂದ್ರಾಡಳಿತ ಪ್ರದೇಶದ ಸ್ಥಳೀಯ ಸಂಸ್ಥೆಗಳ ಕಾನೂನುಗಳಲ್ಲಿ ಸ್ಥಿರತೆಯನ್ನು ತರಲು ಪ್ರಯತ್ನಿಸುತ್ತದೆ. ಪ್ರಸ್ತುತ, ಜಮ್ಮು ಮತ್ತು ಕಾಶ್ಮೀರದಲ್ಲಿ ಪಂಚಾಯತ್ ಮತ್ತು ಪುರಸಭೆಗಳಲ್ಲಿ OBCಗಳಿಗೆ ಸೀಟುಗಳ ಮೀಸಲಾತಿಗೆ ಯಾವುದೇ ನಿಬಂಧನೆ ಇಲ್ಲ.

ಸಂವಿಧಾನ (ಪರಿಶಿಷ್ಟ ಜಾತಿಗಳು) ವ್ಯವಸ್ಥೆ (ತಿದ್ದುಪಡಿ) ಮಸೂದೆ, 2024, ಜಮ್ಮು ಮತ್ತು ಕಾಶ್ಮೀರದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ವಾಲ್ಮೀಕಿ ಸಮುದಾಯವನ್ನು ಚುರಾ, ಬಾಲ್ಮೀಕಿ, ಭಂಗಿ ಮತ್ತು ಮೆಹ್ತಾರ್ ಸಮುದಾಯಗಳಿಗೆ ಸಮವಾಗಿ ಸೇರಿಸುತ್ತದೆ. ಮಸೂದೆಯು 1956ರ ಸಂವಿಧಾನ (ಜಮ್ಮು ಮತ್ತು ಕಾಶ್ಮೀರ) ಪರಿಶಿಷ್ಟ ಜಾತಿಗಳ ವ್ಯವಸ್ಥೆಯನ್ನು ತಿದ್ದುಪಡಿ ಮಾಡಲು ಪ್ರಯತ್ನಿಸುತ್ತದೆ, ಇದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಪರಿಶಿಷ್ಟ ಜಾತಿಗಳೆಂದು ಪರಿಗಣಿಸಲಾದ ಜಾತಿಗಳನ್ನು ಪಟ್ಟಿ ಮಾಡುತ್ತದೆ. ಮೂರು ಮಸೂದೆಗಳನ್ನು ಮೇಲ್ಮನೆಯಲ್ಲಿ ಚರ್ಚೆ ಮತ್ತು ಅಂಗೀಕಾರಕ್ಕಾಗಿ ಏಕಕಾಲದಲ್ಲಿ ತೆಗೆದುಕೊಳ್ಳಲಾಗಿದೆ.

ಭಾರತದಲ್ಲಿ ಫೆ.18ರಿಂದ ಮಾ.9ರವರೆಗೆ
ವಿಶ್ವ ಸುಂದರಿ ಸ್ಪರ್ಧೆ!



ವನೆಸ್ಸಾ ಪೊನ್ಸ್ ಡಿ ಲಿಯಾನ್, ಮಾನುಷಿ ಚಿಲ್ಲರ್ ಮತ್ತಿತರರು

ನವದೆಹಲಿ: ಬಹು ನಿರೀಕ್ಷಿತ 71ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆ ಭಾರತದಲ್ಲಿ ಫೆಬ್ರವರಿ 18 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಈ ಮೂಲಕ ಸುಮಾರು ದಶಕಗಳ ನಂತರ ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆ ದೇಶಕ್ಕೆ ಮರಳುತ್ತಿದೆ.

ಫೆಬ್ರವರಿ 20 ರಂದು ನವದೆಹಲಿಯಲ್ಲಿ ಭಾರತ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಉದ್ಘಾಟನಾ ಸಮಾರಂಭ ಮತ್ತು 'ಇಂಡಿಯಾ ವೆಲ್ಕಮ್ಸ್ ದಿ ವರ್ಲ್ಡ್ ಗಾಲಾ'ದೊಂದಿಗೆ ಪ್ರತಿಷ್ಠಿತ ಸ್ಪರ್ಧೆ ಪ್ರಾರಂಭವಾಗುತ್ತದೆ. ಇದು ಮಾರ್ಚ್ 9 ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಗ್ರ್ಯಾಂಡ್ ಫಿನಾಲೆಯೊಂದಿಗೆ ಮುಕ್ತಾಯಗೊಳ್ಳಲಿದ್ದು, ವಿಶ್ವದಾದ್ಯಂತ ಪ್ರಸಾರವಾಗಲಿದೆ.

ಈ ಸ್ಪರ್ಧೆಯು ನವದೆಹಲಿಯ ಭಾರತ್ ಮಂಟಪ ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಡೆಯಲಿದ್ದು, ವಿವಿಧ ದೇಶಗಳ 120 ಸ್ಪರ್ಧಿಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಸ್ತುತ ವಿಶ್ವ ಸುಂದರಿ, ಪೋಲೆಂಡ್‌ನ ಕರೋಲಿನಾ ಬಿಲಾವ್ಸ್ಕಾ, ಮಾಜಿ ವಿಜೇತರಾದ ಟೋನಿ ಆನ್ ಸಿಂಗ್ (ಜಮೈಕಾ), ವನೆಸ್ಸಾ ಪೊನ್ಸ್ ಡಿ ಲಿಯಾನ್ (ಮೆಕ್ಸಿಕೊ), ಮಾನುಷಿ ಛಿಲ್ಲರ್ (ಭಾರತ) ಮತ್ತು ಸ್ಟೆಫನಿ ಡೆಲ್ ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದರು.

ಭಾರತದ ಮೇಲಿನ ಪ್ರೀತಿಯು ರಹಸ್ಯವಾಗಿಲ್ಲ ಮತ್ತು ಈ ದೇಶದಲ್ಲಿ 71 ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆ ನಡೆಸುವುದು ಬಹಳಷ್ಟು ಅರ್ಥಪೂರ್ಣವಾಗಿದೆ. ಭಾರತದಲ್ಲಿ ಸ್ಪರ್ಧೆ ಆಯೋಜನೆ ನಿಟ್ಟಿನಲ್ಲಿ ಜಮಿಲ್ ಸೈದಿ ಅವರ ಕಠಿಣ ಪ್ರಯತ್ನಗಳಿಗಾಗಿ ದೊಡ್ಡ ಧನ್ಯವಾದಗಳು. 71ನೇ ಆವೃತ್ತಿಗೆ ನಾವು ಅತ್ಯುತ್ತಮ ತಂಡವನ್ನು ಒಟ್ಟುಗೂಡಿಸಿದ್ದೇವೆ ಎಂದು ವಿಶ್ವ ಸುಂದರಿ ಸಂಸ್ಥೆಯ ಅಧ್ಯಕ್ಷೆ ಮತ್ತು ಸಿಇಒ ಜೂಲಿಯಾ ಮೋರ್ಲಿ ಹೇಳಿಕೆ'ಯಲ್ಲಿ ತಿಳಿಸಿದ್ದಾರೆ. ಭಾರತವು ಕೊನೆಯದಾಗಿ 1996ರಲ್ಲಿ ವಿಶ್ವ ಸುಂದರಿ ಸ್ಪರ್ಧೆಯನ್ನು ಆಯೋಜಿಸಿತ್ತು. ಚಿಲ್ಲರ್ ಅವರು 2017ರಲ್ಲಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದರು. ಇದಕ್ಕೂ ಮುನ್ನ ನಡೆದ ಸ್ಪರ್ಧೆಯಲ್ಲಿ ರೀಟಾ ಫರಿಯಾ ಪೊವೆಲ್, ಐಶ್ವರ್ಯ ರೈ, ಡಯಾನಾ ಹೇಡನ್, ಯುಕ್ತಾ ಮುಖಿ ಮತ್ತು ಪ್ರಿಯಾಂಕಾ ಚೋಪ್ರಾ ಜೊನಾಸ್ ವಿಶ್ವ ಸುಂದರಿ ಪ್ರಶಸ್ತಿ ಗೆದಿದ್ದರು.

ಇಂಟರ್ನ್‌ಶಿಪ್ ವಿಶೇಷ ಕಾರ್ಯಕ್ರಮ

ಮೈಸೂರು, ಫೆ. 9–ಮೈಸೂರು ನಗರದ ವರ್ತೂಲ ರಸ್ತೆಯ ದೇವೇಗೌಡ ವೃತ್ತದ ಬಳಿ ಇರುವ ಜೀನಿಯಸ್ ಕಾಲೇಜಿನಲ್ಲಿ ದಶಕದ ಸಂಭ್ರಮದ ಹಿನ್ನೆಲೆಯಲ್ಲಿ 2023–24 ನೇ ಸಾಲಿನ ಅಂತಿಮ ವರ್ಷದ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳಿಗಾಗಿ ಮೈಸೂರು ವಿಶ್ವವಿದ್ಯಾಲಯ ನಿಯಮದ ಅನ್ವಯ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ನಗರದ ವಿವಿಧ ಕಾಲೇಜಿನ ಬಿ.ಕಾಂ ಮತ್ತು ಬಿ.ಬಿ.ಎ ಅಂತಿಮ ವರ್ಷದ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿದೆ. ಮಾಹಿತಿಗಾಗಿ – 7337719139, 9449826220, 8105293719 ಸಂಪರ್ಕಿಸಬಹುದು.

ಮಾಧ್ಯಮಗಳಲ್ಲಿ ಈಗ ಮೋದಿ ಗ್ಯಾರಂಟಿಗಳದ್ದೇ ಸುದ್ದಿ...!
ಆರೇಳು ತಿಂಗಳಾದರೂ ನಮ್ಮ ಗ್ಯಾರಂಟಿಗಳಿಗೆ ಪ್ರಚಾರವೇ ಸಿಕ್ತಿಲ್ಲಾ...!!

- ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಉಸ್ತುವಾರಿ ಸಚಿವ ಡಾ.ಮಹದೇವಪ್ಪ ಮನವರಿಕೆ
- ಹೋಗಿ... ಜನರಿಗೆ ನಮ್ಮ ಸರ್ಕಾರದ ಗ್ಯಾರಂಟಿಗಳ ಮನವರಿಕೆ ಮಾಡಿಕೊಡಿ

ಮೈಸೂರು, ಫೆ.9(ಎಸ್‌ಬಿಡಿ)– ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟವಾಗುವ ಮೊದಲು ಮೈಸೂರಿನಲ್ಲಿ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಫಲಾನುಭವಿಗಳ ಸಮಾವೇಶ ನಡೆಸೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು.

ಎಐಸಿಸಿ ನಿರ್ದೇಶನದಂತೆ ನಗರದ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಂದ ಅಹವಾಲು ಸ್ವೀಕರಿಸಿ, ಅವರ ಸಮಸ್ಯೆಗಳನ್ನು ಆಲಿಸುವ ಮೊದಲು ಮಾತನಾಡಿ, ಪ್ರಸಕ್ತ ತಿಂಗಳ ಕೊನೆವಾರ ಅಥವಾ ಮಾರ್ಚ್ ಮೊದಲ ವಾರದಲ್ಲಿ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶ ಆಯೋಜಿಸಿ, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳನ್ನು ಆಹ್ವಾನಿಸೋಣ. ಮಹಿಳೆಯರು ಹಾಗೂ ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶಗೊಳಿಸಲು ಎಲ್ಲರೂ ಪ್ರಯತ್ನಿಸಬೇಕು ಎಂದು ತಿಳಿಸಿದರು.

ಗ್ಯಾರಂಟಿಗಳ ಪ್ರಚಾರವಿಲ್ಲ: ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಆಶ್ವಾಸನೆ ನೀಡಿದಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಏಳೆಂಟು ತಿಂಗಳಲ್ಲೇ ಎಲ್ಲಾ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದೆ. ದೇಶದಲ್ಲಿ ಯಾವುದೇ ಸರ್ಕಾರ ಈ ರೀತಿಯ ಗ್ಯಾರಂಟಿ ಯೋಜನೆಗಳನ್ನು ನೀಡಲು ಸಾಧ್ಯವಾಗಿಲ್ಲ. ಆದರೆ ಗ್ಯಾರಂಟಿಗಳ ಅನುಷ್ಠಾನದ ನಂತರ ರಾಜ್ಯ ಸರ್ಕಾರ, ಕಾಂಗ್ರೆಸ್ ಪಕ್ಷದ ಬಗ್ಗೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಿಲ್ಲ. ಈಗ ಮಾಧ್ಯಮಗಳಲ್ಲಿ ಮೋದಿ ಗ್ಯಾರಂಟಿ ಎನ್ನಲಾಗುತ್ತಿದೆಯೇ ಹೊರತು ಆರೇಳು ತಿಂಗಳಾದರೂ ನಮ್ಮ ಗ್ಯಾರಂಟಿ ಯೋಜನೆಗಳಿಗೆ ಪ್ರಚಾರ ಸಿಗುತ್ತಿಲ್ಲ. ಹಾಗಾಗಿ ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಹೆಚ್ಚು ಪ್ರಚಾರ ಮಾಡಿ, ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.

ಮಹಿಳೆಯರು ಜಾಗೃತರಾಗಿ: ಧರ್ಮ ಮತ್ತು ದೇವರ ಹೆಸರಲ್ಲಿ ಮಹಿಳೆಯರನ್ನು ಸೆಳೆಯುವ ರಾಜಕೀಯ ಕುತಂತ್ರ ನಡೆದಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರತಿಪಾದಿಸಿದ ಹಿಂದೂ ಕೋಡ್ ಬಿಲ್ ಬಗ್ಗೆ ನಮ್ಮ ಮಹಿಳಾ ಕಾರ್ಯಕರ್ತೆಯರು ತಿಳಿದುಕೊಳ್ಳಬೇಕು. ಬಸವಣ್ಣನವರ ಲಿಂಗಸಮಾನತೆ ಜಾಗೃತಿ ಬಗ್ಗೆ ಅರಿಯಬೇಕು. ಧರ್ಮ ಹಾಗೂ ದೇವರು ಹೆಸರಿನಲ್ಲಿ ಮೂಢನಂಬಿಕೆಯೆಡೆಗೆ ವಾಲಬಾರದು. ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುವ ಕಾರ್ಯಕ್ರಮಗಳ ಬಗ್ಗೆ ಗಮನಕೊಡಬೇಕು ಎಂದರು.

ಸಂವಿಧಾನದಿಂದ ಸಾಮರಸ್ಯ: ಎಲ್ಲಾ ಧರ್ಮ, ಜಾತಿಯ ಜನ ಸಾಮರಸ್ಯದಿಂದ ಬದುಕಲು ಸಾಧ್ಯವಿರುವುದು ಸಂವಿಧಾನದಿಂದ ಮಾತ್ರ. ಹಾಗಾಗಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ರಾಜ್ಯದ ಹಳ್ಳಿ, ಹಳ್ಳಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಸಂವಿಧಾನದ ಪ್ರಸ್ತಾವನೆಯನ್ನು ಮುದ್ರಿಸಿ ಪ್ರತಿ ಮನೆಗೂ ಹಂಚಲಾಗುತ್ತಿದೆ. ಶಾಲಾ–ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದಲಾಗುತ್ತಿದೆ. ಒಂದು ರೀತಿಯಲ್ಲಿ ಚಳುವಳಿಯೇ ನಡೆದಿದೆ. ಮತೀಯವಾದ, ಸರ್ವಾಧಿಕಾರಿ ಧೋರಣೆ ನಿರ್ಮೂಲನೆ ಮಾಡುವ ಮೂಲಕ ರಾಷ್ಟ್ರವನ್ನು ಕೋಮುವಾದದ ಕಪಿಮುಷ್ಟಿಯಿಂದ ಬಿಡಿಸಲು ಈ ಜಾಥಾ ಸಹಕಾರಿಯಾಗಲಿದೆ. ಶೃಂಗೇರಿಯಲ್ಲಿ ಬ್ರಾಹ್ಮಣರೂ ಸೇರಿದಂತೆ ಸಾವಿರಾರು ಜನ ಜಾಥಾದಲ್ಲಿ ಪಾಲ್ಗೊಂಡಿದ್ದರು. ಆದರೆ ಮಂಡ್ಯದಲ್ಲೇಕೆ ಈ ರೀತಿ ಆಡುತ್ತಿದ್ದೀರಿ. ಯಾವ ಧರ್ಮ, ದೇವರು ಎನ್ನುವುದು ವೈಯಕ್ತಿಕ ಆಯ್ಕೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ ವೇದಿಕೆಯಲ್ಲಿದ್ದರು. ಹಲವು ಮುಖಂಡರು, ಕಾರ್ಯಕರ್ತರು ಉಸ್ತುವಾರಿ ಸಚಿವರಿಗೆ ಅಹವಾಲು ಸಲ್ಲಿಸಿದರು.



ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಕಾರ್ಯಕರ್ತರು ಹಾಗೂ ಮುಖಂಡರ ಅಹವಾಲು ಸ್ವೀಕರಿಸಿದರು.

ಮೂಲ ಮತದಾರರಲ್ಲಿ ಅನಾಥಪ್ರಜ್ಞೆ

“ಇಂದಿರಾ ಗಾಂಧಿಯವರು ನೀಡಿದ ಉಳುವವನೇ ಭೂಮಿ ಒಡೆಯ, ಜೀತ ವಿಮುಕ್ತಿ, ಬಡತನ ನಿರ್ಮೂಲನೆಯಂತಹ ಕ್ರಾಂತಿಕಾರಿ ಕಾರ್ಯಕ್ರಮಗಳು ಜನರ ಮನಸ್ಸಿನಲ್ಲಿ ಆಳವಾಗಿ ತಳವೂರಿದ್ದವು. ಕಾಂಗ್ರೆಸ್‌ನಿಂದ ಯಾರೇ ಸ್ಪರ್ಧಿಸಿದರೂ ಇಂದಿರಾ ಗಾಳಿ ಬಲದಿಂದ ಗೆಲ್ಲುತ್ತಿದ್ದರು. ಆದರೆ ಅದು ಇತ್ತೀಚೆಗೆ ಕಡಿಮೆಯಾಗುತ್ತಿದೆ. ನಮಗೆ ರಕ್ಷಣೆ ನೀಡುವವರಿಲ್ಲ, ಕಷ್ಟ ಕೇಳುವವರಿಲ್ಲ ಎಂಬ ಅನಾಥಪ್ರಜ್ಞೆ ಮೂಲ ಮತದಾರರನ್ನು ಕಾಡುತ್ತಿದೆ. ಯಾರು ಏನೇ ಹೇಳಿದರೂ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರೇ ಕಾಂಗ್ರೆಸ್ ಪಕ್ಷದ ತಳಹದಿ. ಇಂದಿರಾ ಗಾಂಧಿ ಅವರ ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ವಿರೋಧಿಸಿದವರೇ ಕಾಂಗ್ರೆಸ್ ಪಕ್ಷವನ್ನೂ ವಿರೋಧಿಸುತ್ತಾರೆ.

–ಸಚಿವ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರಿನಲ್ಲಿ ಇಂದಿನಿಂದ ಗೆಡ್ಡೆ ಗೆಣಸು ಮೇಳ ಆರಂಭ

ಮೈಸೂರು, ಫೆ.9(ಬಿಎಲ್‌ಯು)– ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ನಾಳೆಯಿಂದ (ಫೆಬ್ರವರಿ 10) ಎರಡು ದಿನಗಳ ಗೆಡ್ಡೆ ಗೆಣಸು ಮೇಳ ಆಯೋಜಿಸಲಾಗಿದೆ.

ಸಹಜ ಸಮೃದ್ಧ ಸಂಸ್ಥೆ ಹಾಗೂ ರೋಟರಿ ಕ್ಲಬ್ ಮೈಸೂರು ಪಶ್ಚಿಮ ಸಂಯುಕ್ತವಾಗಿ ಈ ಮೇಳ ಆಯೋಜಿಸಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮೇಳವನ್ನು ಉದ್ಘಾಟಿಸಲಿದ್ದಾರೆ.

ಕೇರಳದ ವೈನಾಡ್‌ನ ರಾಷ್ಟ್ರಪ್ರಶಸ್ತಿ ವಿಜೇತ ಗೆಡ್ಡೆ ಗೆಣಸುಗಳ ತಳಿ ಸಂರಕ್ಷಕ ಎನ್.ಎಂ.ಶಾಜಿ, ರೋಟರಿ ಕ್ಲಬ್ ಮೈಸೂರು ಪಶ್ಚಿಮ ಕಾರ್ಯದರ್ಶಿ ರೋಟೇರಿಯನ್ ನಾಗೇಶ್ ಎಂ.ಎಲ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ರೋಟರಿ ಕ್ಲಬ್ ಮೈಸೂರು ಪಶ್ಚಿಮ ಅಧ್ಯಕ್ಷ ರೋಟೇರಿಯನ್ ಜಿ.ಕೆ.ಸುಧೀಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಹಜ ಸಮೃದ್ಧ ನಿರ್ದೇಶಕ ಜಿ.ಕೃಷ್ಣ ಪ್ರಸಾದ್ ಉಪಸ್ಥಿತರಿರುವರು.

ಕರ್ನಾಟಕದ ವಿವಿಧ ಭಾಗಗಳಿಂದ ಆಗಮಿಸುವ 25 ಕ್ಕೂ ಹೆಚ್ಚಿನ ಮಳಿಗೆಗಳು ಗೆಡ್ಡೆ ಗೆಣಸಿನ ಮೌಲ್ಯವರ್ಧಿತ ಪದಾರ್ಥ ಹಾಗೂ ವಿವಿಧ ಬಗೆಯ ಅಡುಗೆಗಳನ್ನು ಉಣಬಡಿಸಲಿದ್ದಾರೆ. ಇದಲ್ಲದೆ ಪರ್ಪಲ್ ಯಾಮ್, ಮಾವಿನ ಶುಂಠಿ, ಕೂವೆ ಗೆಡ್ಡೆ, ಹುತ್ತರಿ ಗೆಡ್ಡೆ ಸೇರಿದಂತೆ ಹಲವು ರೀತಿಯ ಗೆಡ್ಡೆ ಹಾಗೂ ವಿವಿಧ ಬಗೆಯ ಕೆಸುವಿನ ಬೀಜದ ಗೆಡ್ಡೆಗಳು ಬಿತ್ತನೆಗೆ ದೊರೆಯಲಿದೆ. ಹಲವು ರೀತಿಯ ಗೆಣಸಿನ ಪಲ್ಯ, ಪರ್ಪಲ್ ಯಾಮ್ ಐಸ್ ಕ್ರೀಂ ಕೂಡ ಮೇಳದಲ್ಲಿ ಸಿಗುತ್ತದೆ.

ಫಾಸ್ಟ್ ಫುಡ್ ಹಾಗೂ ರೆಡಿ ಟು ಈಟ್ ಆಹಾರಗಳಿಗೆ ಅಧಿಕವಾಗಿ ಮೊರೆ ಹೋಗುತ್ತಿರುವ ಇಂದಿನ ಪೀಳಿಗೆಗೆ ಗೆಡ್ಡೆ ಗೆಣಸಿನ ಅಡುಗೆ ಪರಿಚಯಿಸಲು ಗೆಡ್ಡೆ ಗೆಣಸು ಅಡುಗೆ ಸ್ಪರ್ಧೆ ಕೂಡ ಆಯೋಜಿಸಲಾಗಿದೆ. ಗೆಡ್ಡೆ ಗೆಣಸು ಬಳಸಿ ಮನೆಯಲ್ಲಿ ತಯಾರಿಸಿದ ಅಡುಗೆಯನ್ನು ಫೆಬ್ರವರಿ 11 ರಂದು ಮಧ್ಯಾಹ್ನ 12 ಗಂಟೆಗೆ ತರಬೇಕು. ಹೆಚ್ಚಿನ ವಿವರಗಳಿಗೆ 7090009944 ಅಥವಾ 9164523840 ಅನ್ನು ಸಂಪರ್ಕಿಸಬಹುದು.

ಶ್ರದ್ಧಾಭಕ್ತಿಯಿಂದ ನೆರವೇರಿದ ಪ್ರಥಮ ಪಂಚಗರುಡೋತ್ಸವ
ಮೇಲುಕೋಟೆ ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರಿಂದ ಚಾಲನೆ

ಮೈಸೂರು, ಫೆ.9(ಎಂಕೆ)– ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರಥಮ ಪಂಚಗರುಡೋತ್ಸವ ಉತ್ಸವ ಶ್ರದ್ಧಾಭಕ್ತಿಯಿಂದ ಅದ್ಧೂರಿಯಾಗಿ ನೆರವೇರಿತು.


ನಗರದ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನದ ಆವರಣದಲ್ಲಿ ಪಂಚಗರುಡೋತ್ಸವ ಸೇವಾ ಸಮಿತಿ ಆಯೋಜಿಸಿದ್ದ ಪ್ರಥಮ ಪಂಚಗರುಡೋತ್ಸವಕ್ಕೆ ಮೇಲುಕೋಟೆ ಶ್ರೀ ಯದುಗಿರಿ ಯತಿರಾಜ ಮಠದ ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್, ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್.ಶ್ರೀವತ್ಸ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಕಾಳಿದಾಸ ರಸ್ತೆಯಲ್ಲಿರುವ ಲಕ್ಷ್ಮಿ ನರಸಿಂಹ ದೇವಸ್ಥಾನದಿಂದ ಆರಂಭವಾದ ಪಂಚಗರುಡೋತ್ಸವ ಸಾವಿರಾರು ಭಕ್ತ ಸಮೂಹದೊಂದಿಗೆ ಒಂಟಿಕೊಪ್ಪಲ್ ಟೆಂಪಲ್ ರಸ್ತೆಯಲ್ಲಿ ಸಾಗಿ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಸ್ಥಾನ, ಶ್ರೀ ಅಂಡಾಳ್ ಮಂದಿರ, ಶ್ರೀ ಚಂದ್ರಮೌಳೇಶ್ವರಸ್ವಾಮಿ ದೇವಸ್ಥಾನ, ಪಡುವಾರಹಳ್ಳಿ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ ಮಂಗಳ ದ್ರವ್ಯಗಳನ್ನು ಸಮರ್ಪಿಸಿ ಸ್ವಸ್ಥಾನದಲ್ಲಿ ಸಂಪನ್ನಗೊಂಡಿತು. ಇದಕ್ಕೂ ಮುನ್ನ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಮೇಲುಕೋಟೆ ಶ್ರೀ ಯದುಗಿರಿ ಯತಿರಾಜ ಮಠದ ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್, ನಾಡಿನಲ್ಲಿ ಆಧ್ಯಾತ್ಮ ಪ್ರಪಂಚ ಸೃಷ್ಟಿಯಾಗಲಿ. ವಿಶೇಷ ಪಂಚಗರುಡೋತ್ಸವ ಎಲ್ಲಾ ಭಕ್ತರಿಗೂ ಒಳಿತನ್ನು ತರಲಿ ಎಂದು ಹಾರೈಸಿದರು.

ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಮೈಸೂರು ಅರಮನೆ ಪರಂಪರೆ ಶ್ರೀ ವೈಷ್ಣವ ಪರಂಪರೆ ಹಾಗೂ ಆಶೀರ್ವಾದದ ನೆರಳಲ್ಲಿ ಬೆಳೆದಿದೆ. ಮೇಲುಕೋಟೆ ಹಾಗೂ ಮೈಸೂರು ಅರಸರಿಗೆ ಇರುವ ಸಂಬಂಧ ಎಲ್ಲರಿಗೂ ಗೊತ್ತಿದೆ. ಚಿಕ್ಕದೇವರಾಜ ಒಡೆಯರ್, ಕಂಠೀರವ ನರಸಿಂಹರಾಜ ಒಡೆಯರ್, ಆಧುನಿಕ ಕಾಲದಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರ್, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೇಲುಕೋಟೆ ಚೆಲುವ ನಾರಾಯಣ ಸ್ವಾಮಿಯ ಭಕ್ತರಾಗಿದ್ದರು. ಹಾಗೆಯೇ ಅದೇ ಪರಂಪರೆಯನ್ನು ಮುಂದುವರೆಸಿಕೊಂಡು ಬರಲಾಗಿದೆ ಎಂದರು. ಅರಮನೆ ಪರಂಪರೆಯ ದೇವಸ್ಥಾನಗಳಲ್ಲಿ ಮೇಲುಕೋಟೆಗೆ ಪ್ರಮುಖ ಸ್ಥಾನವಿದೆ. ಮೇಲುಕೋಟೆಯ ವಾತಾವರಣವೇ ಧಾರ್ಮಿಕ ಹಾಗೂ ಸಾಂಸ್ಕೃತಿಕ ವಾತಾವರಣವಾಗಿದೆ. ಅದೇ ರೀತಿಯ ವಾತಾವರಣ ಮೈಸೂರಿನಲ್ಲೂ ಆವರಿಸಬೇಕು ಎಂದು ನಾವುಗಳ ಮುಂದುವರೆಯುತ್ತಿದ್ದೇವೆ. ವೈರಮುಡಿ ಉತ್ಸವದ ಸಂಭ್ರಮ ಮೈಸೂರಿನಲ್ಲಿ ಅದು ಸೂಕ್ತವಾದ ಸ್ಥಳದಲ್ಲಿ ಕಾಣುತ್ತಿದ್ದೇವೆ ಎಂದು ಹರ್ಷ ವ್ಯಕ್ತಪಡಿಸಿದರು.

ಕರ್ನಾಟಕದ ಹಿಂದಿನ ಅವತಾರ ಮೈಸೂರಾಗಿದ್ದು, ಕರ್ನಾಟಕ ಸದಾ ಕಾಲದಿಂದಲೂ ಸನಾತನ ಧರ್ಮ, ಭಾರತೀಯ ಪರಂಪರೆಯ ರಕ್ಷಣೆ ಮಾಡಿದೆ. ಆಚಾರ್ಯರು ಮೇಲುಕೋಟೆಯಲ್ಲಿ ಧರ್ಮದ ಬೋಧನೆ ಮಾಡಿದ್ದಾರೆ. ಅದೇ ರೀತಿಯ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವುದು ನಮ್ಮ ಕರ್ತವ್ಯವಾಗಿದೆ. ಪ್ರತಿಯೊಬ್ಬ ಭಾರತೀಯ ಕನ್ನಡಿಗರಾಗದಿದ್ದರೂ ಪ್ರತಿಯೊಬ್ಬ ಕನ್ನಡಿಗ ಭಾರತೀಯನಾಗಿರುತ್ತಾನೆ. ಈ ರೀತಿಯ ತತ್ವದೊಂದಿಗೆ ನಾವುಗಳು ಮುನ್ನಡೆಯಬೇಕಾಗಿದೆ ಎಂದು ತಿಳಿಸಿದರು.

ಶಾಸಕ ಹಾಗೂ ಪಂಚಗರುಡೋತ್ಸವ ಸೇವಾ ಸಮಿತಿ ಅಧ್ಯಕ್ಷ ಟಿ.ಎಸ್.ಶ್ರೀವತ್ಸ ಮಾತನಾಡಿ, ಮೈಸೂರು ಎಂದರೆ ರಾಜಪರಂಪರೆಗೆ ಹೆಸರುವಾಸಿ. ಜಗತ್ತಿಗೆ ಮಾದರಿಯ ಆಡಳಿತವನ್ನು ನೀಡಿದ ಸಂಸ್ಥಾನ ಮೈಸೂರು. ಪಂಚಗರುಡೋತ್ಸವ ಆಚರಣೆಗೆ ಸಮಿತಿ ಮಾಡಿ ಎಲ್ಲರೂ ಒಂದಾಗಿ ಆಚರಣೆ ಮಾಡುತ್ತಿದ್ದೇವೆ. ಮುಂದಿನ ವರ್ಷದಿಂದ ಇನ್ನೂ ದೊಡ್ಡ ಮಟ್ಟದಲ್ಲಿ ಉತ್ಸವ ನಡೆಸಲಾಗುವುದು ಎಂದು ಹೇಳಿದರು. ಮೇಲುಕೋಟೆ ವೆಂಗಿಪುರ ನಂಬಿಮಠದ ಶ್ರೀ ಇಳೈ ಆಳ್ವಾರ್ ಸ್ವಾಮೀಜಿ, ಕರಗಂ ನಾರಾಯಣ ಅಯ್ಯಂಗಾರ್, ನಗರಪಾಲಿಕೆ ಮಾಜಿ ಸದಸ್ಯರಾದ ಭಾಗ್ಯ ಮಾದೇಶ್, ಪ್ರಮೀಳಾ ಭರತ್ ಮತ್ತಿತರರು ಉಪಸ್ಥಿತರಿದ್ದರು.



ಮೈಸೂರಿನಲ್ಲಿ ಪ್ರಥಮ ಪಂಚಗರುಡೋತ್ಸವ ಉತ್ಸವಕ್ಕೆ ಮೇಲುಕೋಟೆ ಶ್ರೀ ಯದುಗಿರಿ ಯತಿರಾಜ ಮಠದ ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಚಾಲನೆ ನೀಡಿದರು. ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್.ಶ್ರೀವತ್ಸ ಮತ್ತಿತರರಿದ್ದರು.



ಹೊರ ಗುತ್ತಿಗೆಯಲ್ಲಿ ಎಸ್‌ಸಿ, ಎಸ್‌ಟಿಗೆ ಶೇಕಡ 24ರಷ್ಟು ಮೀಸಲಾತಿಗೆ ಚಿಂತನೆ


ಸಮಾಜ ಕಲ್ಯಾಣ ಸಚಿವ ಡಾ.ಮಹದೇವಪ್ಪ ಭರವಸೆ

- ಅಗತ್ಯವಾದರೆ ಕ್ಯಾಬಿನೆಟ್‌ನಲ್ಲಿ ಪ್ರಸ್ತುತ
- ವೈಚಾರಿಕತೆ ಇಲ್ಲದಿದ್ದರೆ ಬೆಳವಣಿಗೆ ಅಸಾಧ್ಯ
- ನಿಜವಾದ ಮೂಲ ನಿವಾಸಿಗಳು ನಾವೇ

ಮೈಸೂರು, ಫೆ.9(ಬಿಎಲ್‌ಯು)– ಹೊರ ಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಕಡ್ಡಾಯವಾಗಿ ಶೇಕಡ 24ರಷ್ಟು ಮೀಸಲಾತಿ ನೀಡುವ ಕಾನೂನು ಜಾರಿಗೊಳಿಸಲು ಚಿಂತನೆ ನಡೆಸಿದ್ದೇನೆ ಎಂದು ಸಮಾಜ ಕಲ್ಯಾಣ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು.

ಮೈಸೂರಿನ ಕಲಾಮಂದಿರದಲ್ಲಿ ಇಂದು ಪೌರಕಾರ್ಮಿಕರ ವಿಶೇಷ ನೇರ ನೇಮಕಾತಿಯಲ್ಲಿ ಆಯ್ಕೆಯಾಗಿರುವ 173 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು, ಎಲ್ಲಾ ಕ್ಷೇತ್ರದಲ್ಲಿ ಸಮಾನ ಅವಕಾಶ ಕಲ್ಪಿಸುವ ಸಲುವಾಗಿ ಈ ಬಗ್ಗೆ ಚಿಂತನೆ ಮಾಡುತ್ತಿದ್ದು, ಅಗತ್ಯ ಬಿದ್ದರೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಲಾಗುವುದು ಎಂದು ಹೇಳಿದರು.

ಹೊರ ಗುತ್ತಿಗೆಯಲ್ಲಿ ನೇಮಕವಾಗುವ 100 ಜನರಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ 24 ಮಂದಿಯನ್ನು ಕಡ್ಡಾಯವಾಗಿ ನೇಮಕಾತಿ ಮಾಡಿಕೊಳ್ಳಲು ಚಿಂತನೆ ಮಾಡಿದ್ದೇನೆ ಎಂದರು.



ಮೈಸೂರಿನ ಕಲಾಮಂದಿರದಲ್ಲಿ ಶುಕ್ರವಾರ ಪೌರಕಾರ್ಮಿಕರ ವಿಶೇಷ ನೇರ ನೇಮಕಾತಿಯಡಿ ಆಯ್ಕೆಯಾಗಿರುವ 173 ಅಭ್ಯರ್ಥಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ನೇಮಕಾತಿ ಆದೇಶ ಪತ್ರ ವಿತರಿಸಿದರು.

ಪೌರ ಕಾರ್ಮಿಕ ಬಂಧುಗಳು ಊರಿನ ಕಸ ಸ್ವಚ್ಛ ಮಾಡಿ ನೈರ್ಮಲ್ಯ ಕಾಪಾಡುವಲ್ಲಿ ಪ್ರತಿದಿನ ಶ್ರಮಿಸುತ್ತಾರೆ. ಕಷ್ಟದ, ನಿಕೃಷ್ಟದ ಹಾಗೂ ತ್ಯಾಗದ ಬದುಕು ನಿಮ್ಮದಾಗಿದೆ. ನಿಮ್ಮಿಂದ ಉಳಿದವರು ಸುಖದಿಂದ ಬದುಕುತ್ತಿದ್ದಾರೆ. ಆದರೆ ನೀವು ಕಷ್ಟದಲ್ಲಿ ಬದುಕುತ್ತಿದ್ದೀರಾ. ಸ್ವಚ್ಛತೆ ನಿಮ್ಮ ಜವಾಬ್ದಾರಿಯಾದರೆ, ನಿಮ್ಮ ಯೋಗಕ್ಷೇಮ ನಮ್ಮ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ನಿಮ್ಮ ಸುಧಾರಣೆಗೆ ಹಲವು ಕ್ರಮ ಕೈಗೊಳ್ಳುತ್ತಿದೆ ಎಂದರು.

ಸರ್ಕಾರ ಈಗಾಗಲೇ 4,400 ಸಫಾಯಿ ಕರ್ಮಚಾರಿಗಳಿಗೆ ತಲಾ 40 ಸಾವಿರದಂತೆ ಸಹಾಯಧನ ನೀಡಿದ್ದು, ಇದಕ್ಕಾಗಿ 18 ಕೋಟಿ ರೂಪಾಯಿ ವೆಚ್ಚ ಮಾಡಿದೆ. ಈ ದೇಶದ ಮೂಲ ನಿವಾಸಿಗಳು ನಾವಾಗಿದ್ದು, ನಮ್ಮ ಸಂಸ್ಕೃತಿ ಸಿಂಧೂ ನದಿ ನಾಗರಿಕತೆಯಾಗಿದೆ. ಆದರೆ ಧರ್ಮ ಮತ್ತು ಜಾತಿ ಹೆಸರಿನಲ್ಲಿ ಕೆಲವರು ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೂಢ ನಂಬಿಕೆ ಬಿಟ್ಟು ವೈಚಾರಿಕತೆ ಮೈಗೂಡಿಸಿಕೊಳ್ಳದಿದ್ದರೆ ಶತಮಾನವಾದರೂ ಬೆಳವಣಿಗೆ ಸಾಧಿಸಲು ಸಾಧ್ಯವಿಲ್ಲ ಎಂದು ಡಾ.ಮಹದೇವಪ್ಪ ಎಚ್ಚರಿಸಿದರು.

ಆಧುನಿಕತೆಯಲ್ಲಿ ವಿಜ್ಞಾನ, ತಂತ್ರಜ್ಞಾನ ಬೆಳೆದಿದೆ. ವಿದೇಶಗಳಲ್ಲಿ ಸ್ವಚ್ಛತೆ ಕಸುಬು ಒಂದು ವೃತ್ತಿಯಾಗಿದೆ. ಆದರೆ ಭಾರತದಲ್ಲಿ ಮಾತ್ರ ಈ ವೃತ್ತಿ ಒಂದು ವರ್ಗಕ್ಕೆ ಸೀಮಿತವಾಗಿದೆ ಎಂದು ಡಾ.ಮಹದೇವಪ್ಪ ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಶಾಸಕ ತನ್ವೀರ್ ಸೇಠ್, ಎಲ್ಲಾ ಕ್ಷೇತ್ರದಲ್ಲೂ ಆಧುನಿಕತೆ ಅಳವಡಿಕೆಯಾಗಿದೆ. ಆದರೆ ಕಸ ವಿಲೇವಾರಿ ಮಾತ್ರ ನೇರವಾಗಿ ಮಾನವನಿಗೆ ಸಂಬಂಧಿಸಿದೆ. ಈ ಹಿನ್ನೆಲೆ ಕಸ ವಿಲೇವಾರಿಯಲ್ಲಿ ಕೂಡ ಆಧುನಿಕ ತಂತ್ರಜ್ಞಾನ ಬಳಕೆಯಾಗಬೇಕು ಎಂದು ಸಲಹೆ ನೀಡಿದರು.

ಶಾಸಕರಾದ ಕೆ.ಹರೀಶ್ ಗೌಡ, ಡಾ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮರಿತಿಬ್ಬೇಗೌಡ, ಜಿಲ್ಲಾಧಿಕಾರಿ ಡಾ.ರಾಜೇಂದ್ರ, ನಗರ ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಷರೀಫ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಕ್ಕರೆ ಅದೇ ಸ್ವರ್ಗ

ಹೆಂಡತಿ : (ಆಫೀಸಿನಿಂದ ಮನೆಗೆ ಬಂದ ಗಂಡನಿಗೆ) ನಿಮಗೊಂದು ಖುಷಿ ಸುದ್ದಿ ಇದೆ. ನಾವಿನ್ನು ಇಬ್ಬರಲ್ಲ, ಮೂವರಾಗುತ್ತೇವೆ

ಗಂಡ : (ಖುಷಿಯಿಂದ ಆಕೆಗೆ ಮುತ್ತು ನೀಡಿ) ಡಾರ್ಲಿಂಗ್, ನಿನಗೆ ಹೇಗೆ ಗೊತ್ತಾಯಿತು, ನಾಳೆಯಿಂದ ನನ್ನ ಅಮ್ಮ ಕೂಡ ಜೊತೆ ಇರುತ್ತಾರೆ ಅಂತಾ?

ಮೈಸೂರು ಮಿತ್ರ

ಶನಿವಾರ, 10 ಫೆಬ್ರವರಿ 2024

ಸತ್ಯೇನೋತ್ತಭಿತಾ ಭೂಮಿಃ!! ನಹಿ ಸತ್ಯಾತ್ಪರೋ ಧರ್ಮಃ!
(ಭೂಮಿಯು ಸತ್ಯದ ಮೇಲೆ ನಿಂತಿದೆ, ಸತ್ಯಕ್ಕಿಂತ ಮಿಗಿಲಾದ ಧರ್ಮವಿಲ್ಲ)

ಸಂಪಾದಕ: ಎಂ.ಗೋವಿಂದೇಗೌಡ *M.A.*

ಅಮೃತವಾಹಿನಿ.........

ಆಸೆ ಎಂಬುದು ಮನುಷ್ಯನಿಗೆ ಒಂದು ವರ.
ವಂಚಿಸಲಾರದಂತಹ ಆಸೆಯೇ ವಿವೇಕ – ಜಾನ್ಸನ್

ವೇದ ಸುಳ್ಳಾದರೂ ಗಾದೆ ಸುಳ್ಳಾಗದು { ಕಣ್ಣೆರೋತನಕ ನೋಡಬೇಕು. ಕೈ ನಡೆಯುವ ತನಕ ನೀಡಬೇಕು

ನಿಮ್ಮ ಪತ್ರಗಳು

ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಸಲ್ಲದು!

ಮಾನ್ಯರೇ,

ರಾಜ್ಯದಲ್ಲಿ ಲೋಕಸಭಾ ಚುನಾವಣೆಯು ಹತ್ತಿರವಾಗುತ್ತಿದ್ದಂತೆ ಸೋಷಿಯಲ್ ಮೀಡಿಯಾದಲ್ಲಿಯೂ ರಾಜಕೀಯ ಪಕ್ಷಗಳ ಕುರಿತ ಅಣಕು, ಟೀಕೆಗಳು ಅಧಿಕವಾಗಿವೆ. ರಾಜಕಾರಣಿಗಳೆಲ್ಲಾ ಇಲ್ಲಿ ಟ್ರೋಲಿಂಗ್ ಮೂಲಕ ಕಾಲೆಳೆಸಿಕೊಳ್ಳುತ್ತಿದ್ದಾರೆ. ಪಕ್ಷಗಳ ನಡುವಣ ಕೆಸರೆರಚಾಟ ಜನಸಾಮಾನ್ಯರಿಗೆ ಮನರಂಜನೆ ನೀಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಂದಿನ ರಾಜಕಾರಣ ಬೆತ್ತಲಾಗುತ್ತಿರುವ ಪರಿ ಅಷ್ಟಿಷ್ಟಲ್ಲ! ಹೀಗೆ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗುತ್ತಿರುವುದು ಕೇವಲ ಒಂದು ಪಕ್ಷಕ್ಕೆ ಸೀಮಿತವಲ್ಲ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಹೀಗೆ ಎಲ್ಲಾ ರಾಜಕೀಯ ಪಕ್ಷಗಳ ನಾಯಕರುಗಳು ಟೀಕೆಗೊಳಗಾಗುತ್ತಿದ್ದಾರೆ!

ಪ್ರತಿಯೊಬ್ಬ ವ್ಯಕ್ತಿಯೂ ರಾಜಕಾರಣಿಯೇ ಎಂಬ ಮಾತೊಂದಿದೆ. ರಾಜಕಾರಣ ಯಾರನ್ನೂ, ಯಾವುದನ್ನೂ ಬಿಡದು. ಪ್ರತಿಯೊಬ್ಬರೂ ತಮ್ಮದೇ ಆದ ರಾಜಕೀಯ ನಿಲುವು–ಒಲವು ಹೊಂದಿರುತ್ತಾರೆ. ಚುನಾವಣಾ ರಾಜಕಾರಣದ ಸಂದರ್ಭದಲ್ಲಿ ಇದನ್ನು ಬಡಿದೆಬ್ಬಿಸುವ ಕೆಲಸವನ್ನು ನಮ್ಮ ರಾಜಕೀಯ ಪಕ್ಷಗಳು ಮಾಡುತ್ತಾ ಬಂದಿವೆ. ಈಗ ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರುವ ಈ 'ಮತದಾರ' ಸದ್ಯ ರಾಜಕೀಯ ಪಕ್ಷಗಳ ನಿಲುವು–ಒಲವುಗಳ ಮಾಹಿತಿ ಸಂಗ್ರಹಿಸಿ ವಿವಿಧ ಪಕ್ಷಗಳನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಟ್ರೋಲ್ ಮಾಡಿ ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ತೋರ್ಪಡಿಸುತ್ತಿದ್ದಾನೆ. ಹೀಗೆ ಸೋಷಿಯಲ್ ಮೀಡಿಯಾದಲ್ಲಿ ರಾಜಕೀಯ ಅಭಿಪ್ರಾಯ ರೂಪಿಸುತ್ತಿರುವುದು ಬರೀ ಮತದಾರ ಮಾತ್ರವಲ್ಲದೇ, ವಿವಿಧ ರಾಜಕೀಯ ಪಕ್ಷಗಳು ಮತ್ತು ಅವುಗಳ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಹೀಗೆ ದೊಡ್ಡ ಬಳಗವೇ ಇದೆ. ಸೋಷಿಯಲ್ ಮೀಡಿಯಾದಲ್ಲಿಯೇ ಸಂಘಟಿತರಾಗುತ್ತಿರುವ ಈ ಬಳಗ, ತಮ್ಮ ನೆಚ್ಚಿನ ರಾಜಕಾರಣಿಯನ್ನು ಬೆಂಬಲಿಸಲು ಮತ್ತು ತಮ್ಮ ಪಕ್ಷವನ್ನು ಸಮರ್ಥಿಸಿಕೊಳ್ಳಲು, ಪ್ರಚಾರ ಮಾಡಲು ಹಾಕುವ 'ಶ್ರಮ' ರಾಜಕೀಯ ಪಕ್ಷಗಳ ಕೆಲಸಕ್ಕಿಂತ ಹೆಚ್ಚಿನದು. ಕೆಲವೊಮ್ಮೆ ರಾಜಕೀಯ ಪಕ್ಷಗಳ ನಾಯಕರಿಗಿಂತ ಮೊದಲೇ ತಮ್ಮ ರಾಜಕೀಯ ವಿರೋಧಿಗಳ ಮೇಲೆ ಮುಗಿಬೀಳುವ ಈ ಪಡೆ, ಯಾವೊಂದೂ ಅವಕಾಶವನ್ನು 'ಮಿಸ್' ಮಾಡಿಕೊಳ್ಳುವುದಿಲ್ಲ. ಹೀಗಾಗಿ ಇಂದು ಸೋಷಿಯಲ್ ಮೀಡಿಯಾದಲ್ಲಿ 'ರಾಜಕೀಯ ಸಮರ' ಈ ಮಟ್ಟಕ್ಕೆ ನಡೆಯಲು ಕಾರಣವಾಗಿದೆ.

ಸಾಮಾಜಿಕ ಜಾಲ ತಾಣಗಳಲ್ಲಿ ರಾಜಕಾರಣವನ್ನು, ರಾಜಕಾರಣಿಗಳನ್ನು ಈ ರೀತಿ ಅಪಹಾಸ್ಯ ತೇಜೋವಧೆ ಮಾಡುತ್ತಾ ಟ್ರೋಲ್ ಮಾಡುವುದು ಯಾರಿಗೂ ಶೋಭೆ ಹಾಗೂ ಘನತೆಯನ್ನು ತರದು. ಇದರಿಂದ ಸಾಮಾಜಿಕ ಸಂಘರ್ಷ ಹೆಚ್ಚಾಗಿ ನೋಡುಗರ ಸ್ವಾಸ್ಥ್ಯ ಕೆಡುತ್ತದೆ. ಅಲ್ಲದೇ ಇದೇ ರೀತಿ ಎಲ್ಲಾ ರಾಜಕೀಯ ಪಕ್ಷಗಳು ಸೋಷಿಯಲ್ ಮೀಡಿಯಾವನ್ನು ತಮಗೆ ಬೇಕಾದಂತೆ ಬಳಸಿಕೊಳ್ಳುತ್ತಾ ಹೋದರೆ, ಜನರಿಗೆ ಸಾಮಾಜಿಕ ಜಾಲತಾಣಗಳ ಮೇಲೆ ವಿಶ್ವಾಸವೇ ಇರದಂತೆ ಆಗುತ್ತದೆ. ಹೀಗಾಗಿ ಚುನಾವಣೆಯ ಹೊಸ್ತಿಲಿನಲ್ಲಿರುವ ಈ ಸಮಯದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ಸರ್ಕಾರಗಳು ತೀವ್ರ ನಿಗಾ ವಹಿಸಿ, ಆಕ್ಷೇಪಾರ್ಹ ಹಾಗೂ ಅಸಂಬದ್ಧ ರಾಜಕೀಯ ಪೋಸ್ಟರ್‌ಗಳು ಹಾಗೂ ಟ್ರೋಲ್‌ಗಳಿಗೆ ಕಡಿವಾಣ ಹಾಕಿ ಕಠಿಣ ಕ್ರಮ ವಹಿಸುವುದು ಅತ್ಯಂತ ಅವಶ್ಯಕ ಹಾಗೂ ಅನಿವಾರ್ಯವಾಗಿದೆ.

–ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಸಮಯದ ಗೊಂದಲ ನಿವಾರಿಸಿ

ಮಾನ್ಯರೆ,

ಮೈಸೂರು ನಗರದಲ್ಲಿರುವ ಗ್ರಂಥಾಲಯಗಳ ಸಮಯ ಬೆಳಗ್ಗೆ 8 ಗಂಟೆಯಿಂದ ಸಂಜೆ 8 ಗಂಟೆಯ ತನಕ. ಕೆಲವು ಗ್ರಂಥಾಲಯಗಳು ಮಾತ್ರ ಬೆಳಗ್ಗೆ 8 ರಿಂದ 11.30ರ ತನಕ. ಪುನಃ ಸಂಜೆ 4 ರಿಂದ 8 ಗಂಟೆಯ ತನಕ ತೆರೆದಿರುತ್ತದೆ.

ನಿಯಮದ ಪ್ರಕಾರ ಪುಸ್ತಕಗಳನ್ನು ಎರವಲು ಪಡೆಯುವುದು ಹಾಗೂ ಹಿಂತಿರುಗಿಸುವ ಸಮಯ ಸಂಜೆ 7.30 ರ ತನಕ ಮಾತ್ರ. ಆದರೆ ದಿನಪತ್ರಿಕೆಗಳನ್ನು ಓದಲು ಈ ನಿಯಮ ಅಡ್ಡಿ ಬರುವುದಿಲ್ಲ. ನಗರದ ಬಹುತೇಕ ಗ್ರಂಥಾಲಯಗಳಲ್ಲಿ ಸಂಜೆ 7.55 ರವರೆಗೆ ದಿನಪತ್ರಿಕೆಗಳನ್ನು ಓದಬಹುದು. (ಉದಾ : ಸರಸ್ವತಿಪುರಂ, ಕುವೆಂಪುನಗರ, ಜಯನಗರ ಇತ್ಯಾದಿ).

ಆದರೆ ಹೆಬ್ಬಾಳ ಬಡಾವಣೆಯಲ್ಲಿರುವ (ಸೂರ್ಯ ಬೇಕರಿ ಸಮೀಪ) ಗ್ರಂಥಾಲಯದಲ್ಲಿರುವ ಸಿಬ್ಬಂದಿ ಸಂಜೆ 7.30ಕ್ಕೆ ಸರ್ವೀಸ್ ಕ್ಲೋಸ್ ಅಂತ ಹೇಳಿ ವಿದ್ಯುತ್ ದೀಪಗಳನ್ನು ಆರಿಸಿ ದಿನಪತ್ರಿಕೆಗಳನ್ನು ಬಲವಂತವಾಗಿ ಕೈಯಿಂದ ಕಸಿದುಕೊಳ್ಳುತ್ತಾರೆ. ದಯವಿಟ್ಟು ಸಂಬಂಧಪಟ್ಟ ಮೇಲಾಧಿಕಾರಿಗಳು ಈ ಸಮಯ ಗೊಂದಲದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕಾಗಿ ಮನವಿ.

– ದರ್ಶನ್ ಸುಬ್ಬಯ್ಯ, ಹೆಬ್ಬಾಳು, ಮೈಸೂರು.

ಜನಸ್ಪಂದನಗೆ ಸ್ಪಂದಿಸಿದ ಜನಸ್ತೋಮ

ಮಾನ್ಯರೆ,

ಪ್ರಜಾಪ್ರಭುತ್ವ ಎಂದರೆ ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ನಡೆಸಲ್ಪಡುವ ಸರ್ಕಾರವೇ ಪ್ರಜಾಪ್ರಭುತ್ವ. ಇದೇ ಹಾದಿಯಲ್ಲಿ ಪ್ರಜೆಗಳ ಕುಂದು ಕೊರತೆಗಳನ್ನು ಆಲಿಸಿ, ಅದಕ್ಕೆ ಸರಿಯಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಕಲ್ಪಿಸುವುದೇ ಒಂದು ಜವಾಬ್ದಾರಿಯುತ ಸರ್ಕಾರದ ಕರ್ತವ್ಯವಾಗಿರುತ್ತದೆ.


ಕರ್ನಾಟಕ ಸರ್ಕಾರ ಜನರ ಕುಂದುಕೊರತೆಗಳನ್ನು ನಿರ್ವಹಣೆ ಮಾಡಲು ಜನಸ್ಪಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಅಪಾರ ಜನ ಪಾಲ್ಗೊಂಡು ಕಾರ್ಯಕ್ರಮ ಜನರಿಗೆ ತಲುಪುವಂತಾಗಿದೆ.

ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಎರಡನೇ ಜನಸ್ಪಂದನಾ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಅಂಗವಿಕಲರು, ವೃದ್ಧರು, ಗರ್ಭಿಣಿಯರು, ಬಾಣಂತಿಯರು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿ ತಮ್ಮ ಕುಂದುಕೊರತೆಗಳನ್ನು ಮುಖ್ಯಮಂತ್ರಿಗಳಿಗೆ ಅರ್ಜಿಗಳ ಮೂಲಕ ಮನವಿ ಸಲ್ಲಿಸಿದರು.

ಜನಸ್ಪಂದನಾ ಕಾರ್ಯಕ್ರಮದಲ್ಲಿ 12, 372 ಮಂದಿ ಅಹವಾಲು ಸಲ್ಲಿಸಿದರು. ಇದರಲ್ಲಿ 246 ಅರ್ಜಿಗಳನ್ನು ಸ್ಥಳದಲ್ಲೇ ಇತ್ಯರ್ಥ ಮಾಡಿ, ಉಳಿದ 12,126 ಅರ್ಜಿಗಳನ್ನು ಒಂದು ತಿಂಗಳೊಳಗೆ ಇತ್ಯರ್ಥಪಡಿಸುವಂತೆ ಕಟ್ಟು ನಿಟ್ಟಾಗಿ ಅಧಿಕಾರಿಗಳಿಗೆ ಸೂಚಿಸಿರುವುದು ಜನಗಳ ಅಭಿವೃದ್ಧಿಗೆ ಪೂರಕವಾಗಿದೆ.

ಕರ್ನಾಟಕ ರಾಜ್ಯದ ಜನಸ್ಪಂದನಾ ಕಾರ್ಯಕ್ರಮವನ್ನು ಸರಿಯಾದ ರೀತಿಯಲ್ಲಿ ಜನಗಳ ಕುಂದುಕೊರತೆಗೆ ಸ್ಪಂದಿಸುವ ಮೂಲಕ ಜನಗಳ ಹಿತಕಾಯುವೆಡೆಗೆ ಹೆಜ್ಜೆಯಿಟ್ಟ ರಾಜ್ಯ ಸರ್ಕಾರಕ್ಕೆ ರಾಜ್ಯದ ಜನತೆಯ ಪರವಾಗಿ ಅಭಿನಂದನೆಗಳು.

–ರಾಸುಮ ಭಟ್, ಚಿಕ್ಕಮಗಳೂರು.



ಡಾ. ವಿ. ರಂಗನಾಥ್
ಲೇಖಕರು ಹಾಗೂ ನಿವೃತ್ತ ತಹಸೀಲ್ದಾರರು
ಮೊ : 94482 08746 / 97421 79000

ಚಿಂತನೆ

ಆಗ ಶಿಕ್ಷಕರ ಕಂಡರೆ ಮಕ್ಕಳಲ್ಲಿ ಭಕ್ತಿ ! ಈಗ ಮಕ್ಕಳ ಕಂಡರೆ ಶಿಕ್ಷಕರಲ್ಲಿ ಭೀತಿ !!

ನಮ್ಮ ದೇಶದಲ್ಲಿ ಶಿಕ್ಷಕ ವೃತ್ತಿ ಮೊದಲಿನಿಂದಲೂ ಪವಿತ್ರವಾದ ವೃತ್ತಿ ಎಂದೇ ಪರಿಗಣಿತವಾದದ್ದು. ದೇಶದ ಮುಂದಿನ ಪ್ರಜೆಗಳನ್ನು ರೂಪಿಸುವ ಈ ವೃತ್ತಿಯ ಬಗ್ಗೆ ಸಮಾಜಕ್ಕೂ ಅಪಾರವಾದ ಗೌರವವಿತ್ತು. ಗ್ರಾಮಗಳಲ್ಲಿ ವಾಸಿಸುವ ಶಿಕ್ಷಕರನ್ನು ಊರವರು ಬಹಳ ಗೌರವದಿಂದ ನಡೆಸಿಕೊಳ್ಳುತ್ತಿದ್ದರು. ಶಿಕ್ಷಕ ವೃತ್ತಿ ಜೀವನಕ್ಕೆ ಸಮಾಧಾನ ತಂದುಕೊಡುವ ವೃತ್ತಿಯಾಗಿತ್ತು. ಶಿಕ್ಷಕರು ಎಲ್ಲಿಗೇ ಹೋದರೂ ಅಲ್ಲಿ ಅವರ ಒಬ್ಬನಾದರೂ ಶಿಷ್ಯ ಸಿಕ್ಕೇ ಸಿಗುತ್ತಿದ್ದ. ತನ್ನ ಗುರು ಎಂದ ಮೇಲೆ ಅವರ ಕೆಲಸವನ್ನು ಆದ್ಯತೆಯ ಮೇಲೆ ಮಾಡಿಕೊಡುತ್ತಿದ್ದ. ಸಂಪಾದನೆ ಕಡಿಮೆ ಇದ್ದರೂ ಗೌರವ ಮಾತ್ರ ಸಾಕಷ್ಟು ಸಿಗುತ್ತಿತ್ತು. ಗ್ರಾಮಗಳಲ್ಲಿ, ತಾಲೂಕು ಕೇಂದ್ರಗಳಲ್ಲಿ ಶಿಕ್ಷಕರ ಯೋಗಕ್ಷೇಮವನ್ನು ಊರವರೇ ನೋಡಿಕೊಳ್ಳುತ್ತಿದ್ದರು. ತಮ್ಮ ಮಕ್ಕಳಿಗೆ ಕೇವಲ ಪಠ್ಯವನ್ನು ಬೋಧಿಸುವುದಲ್ಲ, ಬದಲಿಗೆ ಜೀವನ ಪಾಠವನ್ನು ಅವರು ಕಲಿಸುತ್ತಾರೆ ಎಂಬ ಗೌರವವಿತ್ತು.

ಇತ್ತೀಚೆಗೆ ಒಂದು ಸಭೆಯಲ್ಲಿ 'ಮೆಚ್ಚಿದ ಶಿಕ್ಷಕ' ವಿಷಯವಾಗಿ ನಡೆಯುತ್ತಿದ್ದ ಚರ್ಚೆಯಲ್ಲಿ ಪಾಲ್ಗೊಳ್ಳಲು ಅವಕಾಶ ದೊರೆಯಿತು. ಇಲ್ಲಿ ಬಹುತೇಕರು ಮಾತನಾಡಿದರು. ಸಭೆಯಲ್ಲಿ ಭಾಗಿಯಾದವರಲ್ಲಿ ಬಹುತೇಕರು ಹಿರಿಯ ನಾಗರಿಕರು ಹಾಗೂ ಮಹಿಳೆಯರಿದ್ದರು. ವಿಷಯದ ಬಗ್ಗೆ ಎಲ್ಲರೂ ಉತ್ಸಾಹದಿಂದ ಮಾತನಾಡಿದರು. ಸಭಿಕರಲ್ಲಿ ಡಾಕ್ಟರೇಟ್ ಪಡೆದವರು, ಉನ್ನತ ವ್ಯಾಸಂಗ ಮಾಡಿದ್ದವರು ಹೆಚ್ಚಿದ್ದರು. ವಿಶೇಷ ಎಂದರೆ ಮಾತನಾಡಿದವರೆಲ್ಲಾ ಸಾಮಾನ್ಯವಾಗಿ ತಮ್ಮ ಪ್ರಾಥಮಿಕ ಶಾಲೆಯ ಶಿಕ್ಷಕರನ್ನೇ ನೆನಪಿಸಿಕೊಂಡರು. ಅವರಿಂದಲೇ ತಾವು ತಮ್ಮ ಜೀವನದಲ್ಲಿ ಯಶಸ್ಸು ಕಂಡಿದ್ದು ಎಂದು ಅಭಿಮಾನದಿಂದ ಹೇಳಿಕೊಂಡರು. ಅವರೆಲ್ಲಾ ಪ್ರಾಥಮಿಕ ಶಾಲೆ ಬಿಟ್ಟು ಅದಾಗಲೇ ಅರ್ಧ ಶತಮಾನಕ್ಕೂ ಹೆಚ್ಚಿನ ಸಮಯವಾಗಿತ್ತು. ತಮ್ಮ ಶಿಕ್ಷಕರು ಹೀಗೆ ಪಾಠ ಮಾಡುತ್ತಿದ್ದರು, ನಮ್ಮನ್ನು ತಿದ್ದಿ–ತೀಡಿದರು. ಅವರು ನಾವು ತಪ್ಪು ಮಾಡಿದಾಗ ಶಿಕ್ಷೆಯನ್ನೂ ನೀಡುತ್ತಿದ್ದರು. ಅವರು ಹಾಗೆ ಶಿಕ್ಷೆ ನೀಡಿದಾಗ ನಮಗೆ ಅವರ ಬಗ್ಗೆ ಕೋಪ ಬರುತ್ತಿತ್ತು. ಆದರೂ ಅವರೆಂದರೆ ನಮಗೆ ಅಚ್ಚುಮೆಚ್ಚು. ಅವರ ನಡೆ ಹೀಗಿತ್ತು, ಅವರ ನಗು ಹೀಗಿತ್ತು, ಅವರು ಪಾಠ ಮಾಡುವ ರೀತಿ ಹೀಗಿತ್ತು, ಅವರ ವೇಷಭೂಷಣ ಹೀಗಿರುತ್ತಿತ್ತು, ಅವರ ಅಕ್ಷರ ಹೀಗಿತ್ತು ಇತ್ಯಾದಿ ವಿಷಯಗಳನ್ನು ಅವರು ಹೆಮ್ಮೆಯಿಂದ ಹಂಚಿಕೊಂಡರು. ಒಬ್ಬರಂತೂ ನನ್ನ ಪ್ರಾಥಮಿಕ ಶಾಲಾ ಶಿಕ್ಷಕರು ಇಂದೂ ಬದುಕಿದ್ದಾರೆ. ಅವರು ರಸ್ತೆಯಲ್ಲಿ ಸಿಕ್ಕರೆ ನಾನು ಅವರಿಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ. ಅವರಿಗೆ ನನ್ನ ನೆನಪಿಲ್ಲ, ಆದರೆ ಅವರೆಂದರೆ ನನಗೆ ದೈವ ಸಮಾನ ಎಂದೆಲ್ಲಾ ಹೇಳಿದರು. ಅವರಲ್ಲಿ ಒಂದಿಬ್ಬರು ಮಾತ್ರ ತಮ್ಮ ಕಾಲೇಜಿನ ಶಿಕ್ಷಕರ ಬಗ್ಗೆ ಕೆಲವು ಮಾತು ಹೇಳಿದರೂ, ಹೆಚ್ಚಿನವರು ತಮ್ಮ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಾಲೆಯ ಶಿಕ್ಷಕರ ಬಗ್ಗೆಯೇ ಹೇಳಿಕೊಂಡರು. ಹಿಂದಿನ ಶಿಕ್ಷಕರನ್ನು ನೆನಪಿಸಿಕೊಂಡ ಬಗ್ಗೆ ಎಲ್ಲರೂ ಸಮಾಧಾನ ವ್ಯಕ್ತಪಡಿಸಿದರು. ಇದು ಪ್ರಾಥಮಿಕದಿಂದ ಪ್ರೌಢಶಾಲಾ ಶಿಕ್ಷಕರ ಬಗ್ಗೆ ಈ ಹಿಂದೆ ಸಮಾಜ ನೀಡುತ್ತಿದ್ದ ಗೌರವ ಹಾಗೂ ಅವರನ್ನು ಮಕ್ಕಳು ಮೆಚ್ಚುತ್ತಿದ್ದ ರೀತಿಯಾಗಿತ್ತು. ಮತ್ತೂ ವಿಶೇಷ ಎಂದರೆ ಆ ಸಭೆಯಲ್ಲಿ ಭಾಗವಹಿಸಿದ್ದವರು ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಕಲಿತವರು. ಆಗ ಖಾಸಗಿ ಶಾಲೆಗಳು ಕಡಿಮೆ ಇದ್ದವು. ಅಲ್ಲದೆ ಈಗಿನಂತೆ ಎಲ್ಲ ಊರುಗಳಲ್ಲಿಯೂ ಶಾಲೆಗಳು ಇರುತ್ತಿರಲಿಲ್ಲ. ಬಹುತೇಕರು ಮೈಲುಗಟ್ಟಲೆ ನಡೆದು ಶಾಲೆಗೆ ಹೋಗುತ್ತಿದ್ದರು. ಆಗ ಶಾಲೆಯಲ್ಲಿ ಕಲಿತವರೆಲ್ಲಾ ಇಂದು ಉನ್ನತ ಉದ್ಯೋಗದಲ್ಲಿದ್ದು, ನಿವೃತ್ತರಾಗಿದ್ದರು. ಸಭಿಕರಲ್ಲಿ ಒಬ್ಬರು ಎಂಭತ್ತು ವರ್ಷ ಮೀರಿದ ಹಿರಿಯ ಶಿಕ್ಷಕರೂ ಇದ್ದರು ಹಾಗೂ ಅವರೂ ತಮ್ಮ ಪ್ರಾಥಮಿಕ ಶಾಲೆಯ ಶಿಕ್ಷಕರನ್ನು ಕುರಿತು ಮಾತನಾಡಿದರು. ಶಿಕ್ಷಕ ವೃತ್ತಿಯನ್ನು ಎಲ್ಲರೂ ಪವಿತ್ರ ವೃತ್ತಿ ಎಂದೇ ಹೇಳಿದರು.



> ಇತ್ತೀಚೆಗೆ ಶಿಕ್ಷಕರ ಮೇಲೆ ಹಾಕುತ್ತಿರುವ ಒತ್ತಡ ಎಂದರೆ ಪರೀಕ್ಷೆಗಳಲ್ಲಿ ಇತರೆ ಜಿಲ್ಲೆಗಳಿಗಿಂತ ಶೇಕಡಾ ತೇರ್ಗಡೆ ಪ್ರಮಾಣ ನಮ್ಮ ಜಿಲ್ಲೆಯಲ್ಲಿ ಹೆಚ್ಚಿರಬೇಕು, ಅದಕ್ಕಾಗಿ ನೀವು ಹೆಚ್ಚಿನ ಸಮಯ ಶಾಲೆಗಳಲ್ಲಿದ್ದು ಮಕ್ಕಳಿಗೆ ತರಬೇತಿ ನೀಡಬೇಕು ಎಂಬುದು. ಮತ್ತೊಬ್ಬ ಶಿಕ್ಷಕರು ಹೇಳುವಂತೆ ಮಕ್ಕಳನ್ನು ಇಂದು ನಾವು ಅನುತ್ತೀರ್ಣಗೊಳಿಸುವಂತಿಲ್ಲ. ಅವರು ಒಂದನೇ ತರಗತಿಗೆ ಸೇರಿದರೆ ಹತ್ತನೇ ತರಗತಿಯವರೆಗೆ ಅವರನ್ನು ಪಾಸು ಕಡ್ಡಾಯ ಮಾಡಲೇಬೇಕಾಗುತ್ತದೆ. ಅವನು ಕಲಿಯಲಿ, ಕಲಿಯದಿರಲಿ ಅವನು ಮುಂದಿನ ತರಗತಿಗೆ ಹೋಗುತ್ತಾನೆ. ಇದರಿಂದಾಗಿ ಮಕ್ಕಳಲ್ಲಿ ಕಲಿಯುವ ಧಾವಂತ ಕಡಿಮೆಯಾಗುತ್ತಿದೆ. ಕೊನೆಗೆ ಹತ್ತನೇ ತರಗತಿಗೆ ಬಂದಾಗ ಅವನಿಗೆ ಸಾಮಾನ್ಯ ಮಾಹಿತಿಗಳೂ ಇರುವುದಿಲ್ಲ. ಅಲ್ಲಿ ಪಬ್ಲಿಕ್ ಪರೀಕ್ಷೆ. ಅವನು ಮಾನಸಿಕವಾಗಿ ಇಂತಹ ಪರೀಕ್ಷೆಗೆ ತಯಾರಿ ಆಗಿರುವುದಿಲ್ಲ. ಅಂತಹ ಸಮಯದಲ್ಲಿ ಅವರು ನಪಾಸಾಗುತ್ತಾರೆ.

ಆದರೆ ಇಂದು ಪರಿಸ್ಥಿತಿ ಹೇಗಿದೆ? ಎಂದಾಗ ಇದಕ್ಕೆ ತದ್ವಿರುದ್ಧವಾದ ಅಭಿಪ್ರಾಯಗಳು ವ್ಯಕ್ತವಾಗುತ್ತವೆ. ಶಿಕ್ಷಕ ವೃತ್ತಿ ಇಂದೂ ಪವಿತ್ರ ವೃತ್ತಿಯೇ ಆದರೂ ಪ್ರಸ್ತುತ ಪರಿಸ್ಥಿತಿ ಅದನ್ನು ಮರೆಮಾಚುತ್ತಿದೆ. ಇಂದು ವಿದ್ಯಾರ್ಥಿಗಳಿಗೆ ಯಾವ ರೀತಿಯ ಶಿಕ್ಷಣ ನೀಡಬೇಕು ಎಂಬ ಬಗ್ಗೆ ಸರಿಯಾದ ಸಂಶೋಧನೆಗಳೇ ನಡೆಯುತ್ತಿಲ್ಲ. ಇದಕ್ಕಾಗಿ ಮಾಡುವ ಸಮಿತಿಗಳು ನೀಡುವ ವರದಿಗಳು ಯಾವುದೂ ಮೌಲಿಕವಾಗಿರುವುದಿಲ್ಲ. ಕೆಲವು ಸಲವಂತೂ ಶಿಕ್ಷಕ ವೃತ್ತಿಯ ಗಂಧ–ಗಾಳಿ ಅರಿಯದವರೇ ಶಿಕ್ಷಣದ ಬಗ್ಗೆ ಅಭಿಪ್ರಾಯ ನೀಡುತ್ತಾರೆ.

ಇತ್ತೀಚೆಗೆ ಭೇಟಿಯಾದ ಒಬ್ಬರು ಶಾಲಾ ಶಿಕ್ಷಕರು ತಮ್ಮ ಅಳಲನ್ನು ತೋಡಿಕೊಂಡರು. ಹಿಂದೆಲ್ಲಾ ಶಿಕ್ಷಕರೆಂದರೆ ಮಕ್ಕಳು ಹೆದರುತ್ತಿದ್ದರು. ಇಂದು ನಾವು ಮಕ್ಕಳಿಗೆ ಹೆದರಿ ಕೆಲಸ ಮಾಡುವಂತಾಗಿದೆ. ಮಕ್ಕಳು ತಪ್ಪು ಮಾಡಿದರೂ ನಾವು ಶಿಕ್ಷೆ ನೀಡುವಂತಿಲ್ಲ. ಹಾಗೆ ಮಾಡಿದರೆ ಮರುದಿನವೇ ಅವರ ಪೋಷಕರು ಬಂದು ಎಲ್ಲರೆದುರೂ ದಬಾಯಿಸುತ್ತಾರೆ, ಕೆಲವೊಮ್ಮೆ ಶಿಕ್ಷಕರ ಮೇಲೆ ಅವರು ಕೈಮಾಡಿದ್ದೂ ಇದೆ. ಮಕ್ಕಳು ಸಹ ಮೊದಲಿನಂತೆ ಪಾಠಪ್ರವಚನ ಕೇಳುವುದಿಲ್ಲ. ಕೆಲವು ಮಕ್ಕಳು ಶಾಲೆಗೆ ಬರುವಾಗ ಮೊಬೈಲ್ ತರುತ್ತಾರೆ. ಪಾಠ ಮಾಡುವಾಗ ಕದ್ದು ಮುಚ್ಚಿ ತರಗತಿಯಲ್ಲೇ ಮೊಬೈಲ್ ನೋಡುತ್ತಾರೆ. ಮಕ್ಕಳ ಪೋಷಕರು ಅವರ ಪರವಾಗಿದ್ದಾರೆಯೇ ಹೊರತು ಶಿಕ್ಷಕರ ಪರವಾಗಿಲ್ಲ. ನಾವು ಇಂದು ಒಂದು ರೀತಿ ಅಂಜಿ ಕೆಲಸ ಮಾಡುವಂತಾಗಿದೆ. ಜೊತೆಗೆ ಶಾಲಾ ಅಭಿವೃದ್ಧಿ ಮಂಡಳಿಯವರೂ ಮಕ್ಕಳ ಪರವಾಗಿಯೇ ಮಾತನಾಡುತ್ತಾರೆ. ಹಾಗಾಗಿ ನಾವು ಹೇಗೋ ಕಾಲ ಕಳೆದು, ಸಂಬಳ ಪಡೆಯುವುದೇ ಆದ್ಯತೆಯಾಗಿ ಬಿಟ್ಟಿದೆ ಎಂದು ನೊಂದು ನುಡಿದರು.

ಶಿಕ್ಷಣ ಇಲಾಖೆ ಇಂದು ದೊಡ್ಡ ಇಲಾಖೆಯಾಗಿದೆ. ಹಾಗಾಗಿ ಸರ್ಕಾರಗಳು ಯಾವುದಾದರೂ ಹೊಸ ಯೋಜನೆಗಳನ್ನು ತಂದರೆ ಅದರ ಜಾರಿಯನ್ನು ಶಿಕ್ಷಣ ಇಲಾಖೆಯಿಂದ ಮಾಡಿಸಲು ಬಯಸುತ್ತವೆ. ಚುನಾವಣೆ, ಜನಗಣತಿ, ಜಾತಿಗಣತಿ, ಪಶುಗಣತಿಯಂತಹ ಕೆಲಸವು ಬಹುತೇಕ ಶಿಕ್ಷಕರ ಕೆಲಸವೇ ಆಗಿದೆ. ಇಂತಹ ಯಾವುದಾದರೂ ಚಟುವಟಿಕೆ ಪ್ರತಿ ವರ್ಷವೂ ಇದ್ದೇ ಇರುತ್ತದೆ. ಜನ/ಜಾತಿ ಗಣತಿಯಂತಹ ಕೆಲಸಗಳು, ಮತದಾರರ ಪಟ್ಟಿಯನ್ನು ತಯಾರಿಸುವ ಕೆಲಸಗಳು ತಿಂಗಳುಗಟ್ಟಲೆ ನಡೆಯುತ್ತದೆ. ಆಗೆಲ್ಲಾ ಶಿಕ್ಷಕರು ಶಾಲೆಗೆ ಚಕ್ಕರ್ ಅನಿವಾರ್ಯ. ಆಗ ಅವರು ಊರು ಸುತ್ತುವ ಕೆಲಸ ಮಾಡಬೇಕು. ಆದರೂ ಅವರು ವರ್ಷದಲ್ಲಿ ಮಾಡಬೇಕಾದ ನಿಗಧಿತ ಪಾಠವನ್ನು ಮಾಡಲೇಬೇಕು. ಅದು ಅವರಲ್ಲಿ ಒತ್ತಡ ತರಿಸುತ್ತದೆ. ಈ ಕಾರಣದಿಂದಾಗಿ ಇಂದು ಸಾಕಷ್ಟು ಶಿಕ್ಷಕರು ರಕ್ತದೊತ್ತಡದ ಸಮಸ್ಯೆಯಿಂದ ಬಳಲುವಂತಾಗಿದೆ. ಇಂದು ಸಾಕಷ್ಟು ಶಿಕ್ಷಕರು ತಮ್ಮ ಸೇವಾವಧಿಯನ್ನು ಪೂರೈಸದೆ ಸ್ವಯಂ ನಿವೃತ್ತಿ ಪಡೆಯುವ ಬಗ್ಗೆ ಆಲೋಚಿಸುವಂತಾಗಿದೆ.

ಇತ್ತೀಚೆಗೆ ಶಿಕ್ಷಕರ ಮೇಲೆ ಹಾಕುತ್ತಿರುವ ಒತ್ತಡ ಎಂದರೆ ಪರೀಕ್ಷೆಗಳಲ್ಲಿ ಇತರೆ ಜಿಲ್ಲೆಗಳಿಗಿಂತ ಶೇಕಡಾ ತೇರ್ಗಡೆ ಪ್ರಮಾಣ ನಮ್ಮ ಜಿಲ್ಲೆಯಲ್ಲಿ ಹೆಚ್ಚಿರಬೇಕು, ಅದಕ್ಕಾಗಿ ನೀವು ಹೆಚ್ಚಿನ ಸಮಯ ಶಾಲೆಗಳಲ್ಲಿದ್ದು ಮಕ್ಕಳಿಗೆ ತರಬೇತಿ ನೀಡಬೇಕು ಎಂಬುದು. ಮತ್ತೊಬ್ಬ ಶಿಕ್ಷರು ಹೇಳುವಂತೆ ಮಕ್ಕಳನ್ನು ಇಂದು ನಾವು ಅನುತ್ತೀರ್ಣ ಗೊಳಿಸುವಂತಿಲ್ಲ. ಅವರು ಒಂದನೇ ತರಗತಿಗೆ ಸೇರಿದರೆ ಹತ್ತನೇ ತರಗತಿಯವರೆಗೆ ಅವರನ್ನು ಪಾಸು ಕಡ್ಡಾಯ ಮಾಡಲೇಬೇಕಾಗುತ್ತದೆ. ಅವನು ಕಲಿಯಲಿ, ಕಲಿಯದಿರಲಿ ಅವನು ಮುಂದಿನ ತರಗತಿಗೆ ಹೋಗು ತ್ತಾನೆ. ಇದರಿಂದಾಗಿ ಮಕ್ಕಳಲ್ಲಿ ಕಲಿಯುವ ಧಾವಂತ ಕಡಿಮೆಯಾಗುತ್ತಿದೆ. ಕೊನೆಗೆ ಹತ್ತನೇ ತರಗತಿಗೆ ಬಂದಾಗ ಅವನಿಗೆ ಸಾಮಾನ್ಯ ಮಾಹಿತಿಗಳೂ ಇರುವುದಿಲ್ಲ. ಅಲ್ಲಿ ಪಬ್ಲಿಕ್ ಪರೀಕ್ಷೆ. ಅವನು ಮಾನಸಿಕವಾಗಿ ಇಂತಹ ಪರೀಕ್ಷೆಗೆ ತಯಾರಿ ಆಗಿರುವುದಿಲ್ಲ. ಅಂತಹ ಸಮಯದಲ್ಲಿ ಅವರು ನಪಾಸಾಗುತ್ತಾರೆ. ಹಿಂದೆ ಹೀಗಿರಲಿಲ್ಲ. ಎಲ್ಲ ತರಗತಿಗಳಲ್ಲೂ ಅವರು ಉತ್ತೀರ್ಣರಾಗಬೇಕಾಗಿತ್ತು. ಇಲ್ಲದಿದ್ದರೆ ನಪಾಸಾಗಿ ಅದೇ ತರಗತಿಯಲ್ಲಿ ಮತ್ತೊಂದು ವರ್ಷ ಓದಬೇಕಾಗಿತ್ತು. ತನ್ನ ಸಂಗಡಿಗರು ಮುಂದಿನ ತರಗತಿಗೆ ಹೋಗಿ, ತಾನು ಹಿಂದಿನ ತರಗತಿಯಲ್ಲೇ ಉಳಿಯಬೇಕೆಂದಾಗ ಅವರಿಗೆ ಸಂಕೋಚ, ನಾಚಿಕೆಯಾಗುತ್ತಿತ್ತು. ಆಗಲಾದರೂ ಅವರು ಓದುತ್ತಿದ್ದರು. ಆದರೆ ಈಗ ಪರಿಸ್ಥಿತಿ ಹಾಗಿಲ್ಲ. ಓದಲಿ ಬಿಡಲಿ ಮುಂದಿನ ತರಗತಿಗೆ ಹೋಗುತ್ತಾನೆ. ಹೀಗಾದಾಗ ಹೇಗೆ ಮೌಲ್ಯಯುತ ಶಿಕ್ಷಣವನ್ನು ಅಪೇಕ್ಷಿಸಬಹುದು? ಇದಕ್ಕೆ ಶಿಕ್ಷಕರನ್ನು ಹೊಣೆ ಮಾಡುವುದು ಎಷ್ಟರಮಟ್ಟಿಗೆ ಸರಿ? ಎಂದು. ಇದು ವಾಸ್ತವ. ಇದು ಶಿಕ್ಷಕರ ಆತ್ಮಸ್ಥೈರ್ಯವನ್ನು ಕಡಿಮೆ ಮಾಡುತ್ತಿದೆ.

ಈಗಂತೂ ಖಾಸಗಿ ಶಾಲೆಗಳ ಆರ್ಭಟ ಜೋರಾಗಿದೆ. ಪೋಷಕರೂ ಹೇಗಾದರೂ ಸರಿ, ಸಾಲ–ಸೋಲ ಮಾಡಿಯಾದರೂ ತಮ್ಮ ಮಕ್ಕಳನ್ನು ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಓದಿಸಬೇಕು ಎಂದು ಹಂಬಲಿಸುತ್ತಾರೆ. ಖಾಸಗಿ ಎಂದರೆ ಮೌಲ್ಯಕ್ಕಿಂತ ಆರ್ಭಟವೇ ಜಾಸ್ತಿ. ಅಲ್ಲಿ ಇಂಗ್ಲಿಷ್ ಮಾತನಾಡು ವುದೇ ಪ್ರತಿಷ್ಠೆ ಪ್ರಶ್ನೆ. ಇಂಗ್ಲಿಷ್ ಬಾರದ ಪೋಷಕರು ಅಲ್ಲಿನ ಶಿಕ್ಷಕರ ಅಥವಾ ಮ್ಯಾನೇಜ್‌ಮೆಂಟ್ ಜೊತೆ ಮಾತನಾಡಲಾಗದ ಮುಜುಗರ. ಹೀಗಾಗಿ ಶಾಲೆಗೆ ಫೀಸು ಕಟ್ಟುವುದು, ಶಾಲೆಯಲ್ಲಿ ಹೇಳಿದ್ದನ್ನೆಲ್ಲಾ ಮಕ್ಕಳಿಗೆ ಕೊಡಿಸುವುದಷ್ಟೇ ಅವರ ಕೆಲಸ ಎಂಬಂತಾಗಿದೆ. ಪಟ್ಟಣಗಳಲ್ಲಿ ಹಾಗೂ ಬಹುತೇಕ ತಾಲೂಕು ಕೇಂದ್ರಗಳಲ್ಲಿ ಇತ್ತೀಚೆಗೆ ಮಕ್ಕಳಿಗೆ ಕೇವಲ ಶಾಲೆಯ ಕಲಿಕೆ ಸಾಲದು. ಶಾಲೆಯಲ್ಲಿ ಆ ವರ್ಷದ ಪಠ್ಯವೂ ಮುಗಿಯುವುದಿಲ್ಲ. ಹಾಗಾಗಿ ಖಾಸಗಿ ಪಾಠ ಬೇಕು (ಇದನ್ನು ಟ್ಯೂಷನ್, ಎಕ್ಸ್‌ಟ್ರಾ ಕೋಚಿಂಗ್ ಎಂದೆಲ್ಲಾ ಕರೆಯಲಾಗುತ್ತದೆ). ಪೋಷಕರು ಅದಕ್ಕೂ ಹಣ ಹೊಂದಿಸಬೇಕು. ಈ ಹಿಂದೆ ಮನೆ ಪಾಠಕ್ಕೆ ಹೋಗುತ್ತಾನೆ ಎಂದರೆ ಅವನು ಸ್ವಲ್ಪ ದಡ್ಡ ಎಂಬ ಭಾವನೆ ಇತ್ತು. ಇಂದು ಮನೆಪಾಠಕ್ಕೆ ಹೋಗದವನೇ ದಡ್ಡ! ಎಂಬಂತಾಗಿದೆ. ರ‍್ಯಾಂಕ್ ಪಡೆದ ವಿದ್ಯಾರ್ಥಿಯನ್ನು ಮಾಧ್ಯಮದವರು ಸಂದರ್ಶನ ಮಾಡುವಾಗ ಆ ವಿದ್ಯಾರ್ಥಿ ಮನೆಪಾಠಕ್ಕೆ ಹೋಗುತ್ತಿರಲಿಲ್ಲ ಎಂದು ಹೇಳಿದರೆ ಅದನ್ನೇ ವಿಶೇಷವಾಗಿ ಪ್ರಸಾರ ಮಾಡುತ್ತವೆ. ಅಷ್ಟರಮಟ್ಟಿಗೆ ನಾವು ಶಾಲೆಗಿಂತ ಖಾಸಗಿ ಪಾಠಕ್ಕೆ ಮಹತ್ವ ಕೊಡುವಂತಾಗಿದೆ.

ಇಷ್ಟಾದರೂ ಮಕ್ಕಳ ಬುದ್ಧಿವಂತಿಕೆ ಜಾಸ್ತಿಯಾಗಿದೆಯೇ? ಎಂಬ ಬಗ್ಗೆ ಅವಲೋಕನ ಮಾಡಬೇಕಾಗುತ್ತದೆ. ರ‍್ಯಾಂಕ್ ಪಡೆದ ವಿದ್ಯಾರ್ಥಿ ತನ್ನ ಪಠ್ಯ ಚಟುವಟಿಕೆಯಲ್ಲಿ ಮುಂದೆ ಎಂಬುದು ಸರಿ. ಆದರೆ ಅವನು ಪಠ್ಯೇತರ ಚಟುವಟಿಕೆಯಲ್ಲಿ ಎಷ್ಟು ಬುದ್ಧಿವಂತ ಎಂದು ಪರಿಶೀಲಿಸಿದರೆ, ಅದರಲ್ಲಿ ಅವನು ನಪಾಸು ಗ್ಯಾರಂಟಿ. ಒಬ್ಬರು ಜೂನಿಯರ್ ಕಾಲೇಜಿನ ಶಿಕ್ಷಕರು ಹೇಳಿದ ಮಾತು ಮನನೀಯ. ನಮ್ಮಲ್ಲಿ ದೊಡ್ಡದಾದ ಲೈಬ್ರರಿ ಇಲ್ಲ ಎಂದು ಕೆಲವು ವರ್ಷಗಳ ಹಿಂದೆ ಹಲವು ಪೋಷಕರು ಹೇಳುತ್ತಿದ್ದರು. ನಾವು ಅವರ ಬಯಕೆಯಂತೆ ಹೆಚ್ಚು ಹಣ ಹೂಡಿ ದೊಡ್ಡದಾದ ಲೈಬ್ರರಿ ಮಾಡಿ ಸಾಕಷ್ಟು ಪುಸ್ತಕಗಳನ್ನು ತಂದಿಟ್ಟಿದ್ದೇವೆ. ಆದರೆ ಅಲ್ಲಿಗೆ ಹೋಗುವ ವಿದ್ಯಾರ್ಥಿಗಳು ಬೆರಳೆಣಿಕೆಯಷ್ಟು. ಎಲ್ಲವೂ ಮೊಬೈಲ್‌ನಲ್ಲೇ ಇದೆ. ಲೈಬ್ರರಿಗೆ ಯಾಕೆ ಹೋಗಿ ಸಮಯ ಹಾಳುಮಾಡಿಕೊಳ್ಳಬೇಕು (!!!) ಎಂದು ವಿದ್ಯಾರ್ಥಿಗಳು ಹೇಳುತ್ತಾರಂತೆ. ದೊಡ್ಡ ಲೈಬ್ರರಿಯ ಉಪಯೋಗವೇ ಆಗುತ್ತಿಲ್ಲ ಎನ್ನುತ್ತಾರೆ ಅವರು. ಅತ್ಯಂತ ಬೇಸರದ ಸಂಗತಿ ಎಂದರೆ ಅಲ್ಲಿಗೆ ಶಿಕ್ಷಕರು ಹೋಗುವುದೂ ಕಡಿಮೆಯೇ.!

ಇಂದು ಸೆಮಿಸ್ಟರ್ ಪರೀಕ್ಷಾ ಪದ್ಧತಿ ಹೆಚ್ಚಾಗಿದೆ. ಮಕ್ಕಳು ವಾರ್ಷಿಕ ಪರೀಕ್ಷೆ ಇದ್ದಾಗ ವರ್ಷಪೂರ್ತಿ ಒಂದು ವಿಷಯವನ್ನು ಓದುತ್ತಿದ್ದರು. ಪರೀಕ್ಷೆಯಲ್ಲಿ ಪಾಸಾದ ನಂತರ ಅದನ್ನು ಮರೆಯುತ್ತಿದ್ದರು. ಈಗ ಆರು ತಿಂಗಳಿಗೇ ಮರೆಯುತ್ತಿದ್ದಾರೆ. ಪಠ್ಯದಲ್ಲಿ ನಮ್ಮ ಹೆಸರಾಂತ ಸಾಹಿತಿಗಳ ಪರಿಚಯವಾಗುತ್ತದೆ. ಆದರೆ ಪರೀಕ್ಷೆಯ ನಂತರ ಮಕ್ಕಳಿಗೆ ಅದಾವುದೂ ನೆನಪೇ ಇರುವುದಿಲ್ಲ.

ಹೀಗೆ ಶಿಕ್ಷಣ ಪದ್ಧತಿ ಅವನತಿಯ ಹಾದಿ ಹಿಡಿಯುತ್ತಿದೆಯೇನೋ ಎಂಬ ಅನುಮಾನ ಕಾಡಲಾರಂಭಿಸಿದೆ. ಈಗಲೇ ಈ ಬಗ್ಗೆ ಗಮನಹರಿಸದಿದ್ದರೆ "ಇಂದಿನ ಮಕ್ಕಳು ಮುಂದೆ ದೇಶದ ಯಾವ ರೀತಿಯ ಪ್ರಜೆಗಳಾಗುವರೋ" ಆತಂಕ ಪಡುವಂತಾಗಿದೆ.

ದಿನಾಂಕ ಬದಲಿಸದೇ ಸಂವಿಧಾನ ಪೀಠಿಕೆ ತಿದ್ದುಪಡಿ ಸಾಧ್ಯವೇ: ಸುಪ್ರೀಂಕೋರ್ಟ್ ಪ್ರಶ್ನೆ

ನವದೆಹಲಿ, ಫೆ.9– ದಿನಾಂಕವನ್ನು ಹಾಗೆ ಉಳಿಸಿಕೊಂಡು ಸಂವಿಧಾನದ ಪೀಠಿಕೆಯನ್ನು ತಿದ್ದುಪಡಿ ಮಾಡಲು ಸಾಧ್ಯವೇ? ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದೆ.

ಸಂವಿಧಾನದ ಪೀಠಿಕೆಯಿಂದ 'ಸಮಾಜವಾದಿ' ಹಾಗೂ 'ಜಾತ್ಯತೀತ' ಪದಗಳನ್ನು ತೆಗೆದು ಹಾಕುವಂತೆ ಕೋರಿ ರಾಜ್ಯಸಭೆಯ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತಾ ಅವರಿದ್ದ ಪೀಠ ಈ ಪ್ರಶ್ನೆ ಎತ್ತಿದೆ.

ಪೀಠಿಕೆಯನ್ನು ತಿದ್ದುಪಡಿ ಮಾಡಲು ಸಾಧ್ಯ ಇಲ್ಲ ಎಂದೇನೂ ಅಲ್ಲ ಎಂದೂ ಪೀಠ ಅಭಿಪ್ರಾಯಪಟ್ಟಿದೆ.

1976ರಲ್ಲಿ ಸಂವಿಧಾನಕ್ಕೆ ತಂದ 42ನೇ ತಿದ್ದುಪಡಿ ಮೂಲಕ ಪೀಠಿಕೆಯನ್ನು ತಿದ್ದುಪಡಿ ಮಾಡಿ, ಸಮಾಜವಾದಿ ಮತ್ತು ಜಾತ್ಯತೀತ ಎಂಬ ಪದಗಳನ್ನು ಸೇರ್ಪಡೆ ಮಾಡಲಾಗಿದೆ. ಆದರೆ, ಈ ತಿದ್ದುಪಡಿಯನ್ನು ಅಳವಡಿಸಿಕೊಂಡ ದಿನಾಂಕವನ್ನು 1949ರ ನವೆಂಬರ್ 29 ಎಂಬುದಾಗಿಯೇ ಉಳಿಸಿಕೊಳ್ಳಲಾಗಿದೆ. ಹೀಗಾಗಿ, ಈ ವಿಷಯವನ್ನು ತಾರ್ಕಿಕ ದೃಷ್ಟಿಕೋನದಿಂದ ಅವಲೋಕಿಸುವುದು ಅಗತ್ಯ ಎಂದು ಪೀಠ ಹೇಳಿದೆ.



The Constitution of India

PREAMBLE

WE, THE PEOPLE OF INDIA, having solemnly resolved to constitute India into a SOVEREIGN SOCIALIST SECULAR DEMOCRATIC REPUBLIC and to secure to all its citizens:

JUSTICE, social, economic and political;

LIBERTY of thought, expression, belief, faith and worship;

EQUALITY of status and of opportunity; and to promote among them all

FRATERNITY assuring the dignity of the individual and the unity and integrity of the Nation;

IN OUR CONSTITUENT ASSEMBLY this twenty-sixth day of November, 1949, do HEREBY ADOPT, ENACT AND GIVE TO OURSELVES THIS CONSTITUTION.

ಇದೇ ನಾವು ಅವಲೋಕಿಸಬೇಕಿರುವ ನಿಜವಾದ ಅಂಶ ಎಂದು ಸುಬ್ರಮಣಿಯನ್ ಸ್ವಾಮಿ ಹಾಗೂ ಹಾಗೂ ಇತರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು. ಸಮಾಜವಾದಿ ಮತ್ತು ಜಾತ್ಯತೀತ ಪದಗಳು ಮೂಲ ಸಂವಿಧಾನದಲ್ಲಿ ಇರಲಿಲ್ಲ ಎಂದೂ ಪೀಠದ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ದಿನಾಂಕವನ್ನು ಹಾಗೆ ಉಳಿಸಿಕೊಂಡು ತಿದ್ದುಪಡಿ ಮಾಡಲಾಗಿರುವ ಏಕೈಕ ಪೀಠಿಕೆ ಇದೇ ಇರಬೇಕು ಎಂದು ಹೇಳಿತು. ಪೀಠಿಕೆಯು ನಿರ್ದಿಷ್ಟ ದಿನಾಂಕವನ್ನು ಹೊಂದಿದೆ ಎಂದು ಅರ್ಜಿದಾರರೊಬ್ಬರ ಪರ ವಕೀಲರು ಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸ್ವಾಮಿ, ಇದಕ್ಕೆ ಸಂಬಂಧಿಸಿದ ತಿದ್ದುಪಡಿ ಕಾಯ್ದೆಯನ್ನು ತುರ್ತು ಪರಿಸ್ಥಿತಿ ವೇಳೆ (1975–77) ಅಂಗೀಕರಿಸಲಾಯಿತು ಎಂದು ಪ್ರತಿಕ್ರಿಯಿಸಿದರು. ವಾದ–ಪ್ರತಿವಾದಗಳನ್ನು ಆಲಿಸಿದ ಪೀಠವು, ವಿಚಾರಣೆಯನ್ನು ಏಪ್ರಿಲ್‌ಗೆ ಮುಂದೂಡಿತು. ಅರ್ಜಿದಾರರಾದ ಬಲರಾಮ್ ಸಿಂಗ್ ಹಾಗೂ ಇತರರ ಪರ ವಕೀಲ ವಿಷ್ಣುಶಂಕರ್ ಜೈನ್ ಹಾಜರಿದ್ದರು.

ಅರ್ಜಿದಾರರ ವಾದ: ಪ್ರಜಾಸತ್ತಾತ್ಮಕ ಆಡಳಿತದಲ್ಲಿ ಸಮಾಜವಾದಿ ಅಥವಾ ಜಾತ್ಯತೀತ ಎಂಬ ಪರಿಕಲ್ಪನೆಗಳನ್ನು ಅಳವಡಿಸುವುದು ಸಂವಿಧಾನ ರಚನಾಕಾರರ ಉದ್ದೇಶವಾಗಿರಲಿಲ್ಲ. ಅಲ್ಲದೇ ತಿದ್ದುಪಡಿ ಮೂಲಕ ಈ ಎರಡು ಪದಗಳನ್ನು ಪೀಠಿಕೆಯಲ್ಲಿ ಸೇರ್ಪಡೆ ಮಾಡಲಾಗಿದೆ. ಇದು, ತಿದ್ದುಪಡಿಗೆ ಸಂಬಂಧಿಸಿ ಸಂವಿಧಾನದ 368ನೇ ವಿಧಿಯಡಿ ಸಂಸತ್ ಹೊಂದಿರುವ ಅಧಿಕಾರ ವ್ಯಾಪ್ತಿಯನ್ನು ಮೀರಿ ಕೈಗೊಂಡ ಕ್ರಮವಾಗಿದೆ ಎಂದು ಅರ್ಜಿದಾರರ ವಾದವಾಗಿದೆ.

ಮಂಡ್ಯ ಸಂಸದೆ ಸುಮಲತಾ ಕಾಂಗ್ರೆಸ್ ಸೇರ್ತಾರೆ

ಹುಬ್ಬಳ್ಳಿ: ಮಂಡ್ಯ ಸಂಸದೆ ಸುಮಲತಾ ಅವರು ಕಾಂಗ್ರೆಸ್ ಸೇರುತ್ತಾರೆ ಎಂದು ಜೆಡಿಎಸ್ ಕೋರ್ ಕಮಿಟಿ ರಾಜ್ಯಾಧ್ಯಕ್ಷ ಜಿ.ಟಿ ದೇವೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.



ಹುಬ್ಬಳ್ಳಿಯಲ್ಲಿ ಸುದ್ದಿ ವಾಹಿನಿ ಜೊತೆಗೆ ಮಾತನಾಡಿರುವ ಅವರು, ಮುಂದಿನ ಲೋಕಸಭಾ ಚುನಾವಣೆಗೆ ಸುಮಲತಾ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡಿದರೆ, ನಾವು ಬೆಂಬಲ ನೀಡುತ್ತೇವೆ. ಆದರೆ ಅವರು ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸುಮಲತಾ ಕಾಂಗ್ರೆಸ್ ಸೇರಿದರೆ ನಮ್ಮ ಬೆಂಬಲ ಇಲ್ಲ. ಸುಮಲತಾ ಪರವಾಗಿ ಟಿಕೆಟ್ ಕೇಳಿದ ನಾರಾಯಣಗೌಡ ಇದೀಗ ಸಿದ್ದರಾಮಯ್ಯ ಮನೇಲಿ ಕೂತಿದ್ದಾರೆ. ಹೀಗಾಗಿ ಸುಮಲತಾ ಕಾಂಗ್ರೆಸ್‌ಗೆ ಹೋಗಬಹುದು ಎಂದು ಹೇಳಿದ್ದಾರೆ.

ಈ ಬಾರಿ ಕುಮಾರಸ್ವಾಮಿ ಮತ್ತು ಪ್ರಜ್ವಲ್ ರೇವಣ್ಣ ಇಬ್ಬರು ಅಭ್ಯರ್ಥಿಗಳಾಗಬಹುದು. ತುಮಕೂರು, ಹಾಸನ, ಮಂಡ್ಯ, ಮೈಸೂರು, ಕೋಲಾರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಕ್ಷೇತ್ರ ಬಯಸಿದ್ದೇವೆ ಎಂದು ತಿಳಿಸಿದ್ದಾರೆ.

ಪ್ರತಿಷ್ಠಿತ ಸಂಸ್ಥೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ

ಮೈಸೂರು, ಫೆ.9(ಎಂಕೆ)– ಕೇರಳ ಮೂಲದ ಮಹಿಳೆಯೊಬ್ಬರಿಗೆ ಒರಿಸ್ಸಾ ಮೂಲದ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಮೈಸೂರಿನಲ್ಲಿ ವರದಿಯಾಗಿದೆ.

ನಗರದಲ್ಲಿರುವ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೆಲಸ ಮಾಡುತ್ತಿರುವ ಮಹಿಳೆಗೆ, ಅದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಒರಿಸ್ಸಾ ಮೂಲದ ಡಾ.ಸಂತೋಷ್ ಕುಮಾರ್ ಮೊಹಂತಿ ಎಂಬಾತ ಲೈಂಗಿಕ ಕಿರುಕುಳ ನೀಡಿರುವುದಾಗಿ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ 13 ವರ್ಷಗಳಿಂದ ಸಂಪನ್ಮೂಲ ವ್ಯಕ್ತಿಯಾಗಿ ಕೆಲಸ ಮಾಡುತ್ತಿರುವ ನನಗೆ, ನಮ್ಮದೇ ಸಂಸ್ಥೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೆಲಸ ಮಾಡುತ್ತಿರುವ ಡಾ.ಸಂತೋಷ್, 2019 ರಿಂದಲೂ ಆಗಾಗ ನನ್ನನ್ನು ಹಿಂಬಾಲಿಸುವುದು, ಮಾತನಾಡಿಸುವ ಪ್ರಯತ್ನ ಮಾಡುತ್ತಿದ್ದರು. ನನಗೆ ಈಗಾಗಲೇ ಮದುವೆಯಾಗಿದೆ. ಇದೆಲ್ಲಾ ಸರಿಯಲ್ಲ ಎಂದು ಎಚ್ಚರಿಕೆ ನೀಡಿದರೂ ಜ.19 ಮತ್ತು 20 ರಂದು ನನ್ನ ಮೊಬೈಲ್‌ಗೆ ಅಶ್ಲೀಲ ನಗ್ನ ಚಿತ್ರಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

Printed by T.S. Gopinath, Published by M. Govinde Gowda on behalf of Academy Newspapers Private Limited, 15-C Industrial 'A' Layout, Bannimantap, Mysore-570 015 and Printed at Academy Newspapers Private Limited, 15-C Industrial 'A' Layout, Bannimantap, Mysore-570 015 and Published at 15-C Industrial 'A' Layout, Bannimantap, Mysore-570 015, Editor: M. Govinde Gowda Ph: 2496520 / 2496521 / 2496526 / 2496527 / 2496528. Fax: 0821-2496525. CITY OFFICES: Vishveswaraya Building, III Floor, K.R. CIRCLE, MYSORE-570 001, Ph: 2431774 and No. 114, D. DEVARAJ URS ROAD (Opposite Big Bus), MYSORE-570 001. Ph: 2428695. RNI Reg. No. 36581 / 1980 E-mail address: news@mysurumithra.com For advertisements: ad@mysurumithra.com

ಮೈಸೂರು ಮಿತ್ರ ಶನಿವಾರ 10 ಫೆಬ್ರವರಿ 2024

ಪ್ರಧಾನಿ ಮೋದಿ ಭೇಟಿಯಾದ ಸಂಸದೆ ಸುಮಲತಾ

ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ಹಾಡಿ ಹೊಗಳಿದ ಸಂಸದೆ



ಮಂಡ್ಯ, ಫೆ.9- ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಸಂಸದೆ ಸುಮಲತಾ ಅಂಬರೀಷ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಮಂಡ್ಯ ಟಿಕೆಟ್ ಮೈತ್ರಿ ಪಕ್ಷ ಜೆಡಿಎಸ್‌ಗೆ ಸಿಗುವ ಸಾಧ್ಯತೆ ಇರುವುದರಿಂದ ಆತಂಕಗೊಂಡಿರುವ ಸಂಸದೆ, ನಿನ್ನೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನೂ ಭೇಟಿಯಾಗಿದ್ದರು. ಪ್ರಧಾನಿ ಭೇಟಿ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸಂಸದೆ ಸುಮಲತಾ, ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ ನನಗೆ ಸಮಯ ನೀಡಿದ್ದಕ್ಕಾಗಿ, ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿರವರಿಗೆ ನನ್ನ ಧನ್ಯವಾದ ಹೇಳುತ್ತೇನೆ. ಮೋದಿ ವಿಶ್ವದ ಮಹಾನ್ ನಾಯಕರಾಗಿದ್ದು, ಭಾರತದಂತಹ ಬೃಹತ್ ದೇಶವನ್ನು ಕಳೆದ ಹತ್ತು ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸುತ್ತಾ, ಭಾರತವನ್ನು ಮುಂದುವರೆದ ರಾಷ್ಟ್ರಗಳ ಸಾಲಿಗೆ ಸೇರಿಸಲು ಪಡುತ್ತಿರುವ ಶ್ರಮ ನಿಜಕ್ಕೂ ಶ್ಲಾಘನೀಯ ಎಂದಿದ್ದಾರೆ.

ದೇಶದ ಅಭಿವೃದ್ಧಿ ಹಾಗೂ ದೇಶದ ಭವಿಷ್ಯದ ಬಗ್ಗೆ ನಿಮಗಿರುವ ದೂರದೃಷ್ಟಿಯನ್ನು ಪದಗಳಲ್ಲಿ ವರ್ಣಿಸಲು ಅಸಾಧ್ಯ. ಭಾರತ ದೇಶವು ಇಂದು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಸನ್ಮಾನ್ಯ ಪ್ರಧಾನ ಮಂತ್ರಿಗಳ ಸಮರ್ಥ ನಾಯಕತ್ವವೇ ಕಾರಣ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಈ ಕಾರಣದಿಂದಲೇ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ ಎಂದಿದ್ದಾರೆ.

ತಮ್ಮನ್ನು ಭೇಟಿ ಮಾಡಿದ ಸಂಧರ್ಭದಲ್ಲಿ, ತಾವು ನೀಡಿದ ಪ್ರೋತ್ಸಾಹದಾಯಕ ಮಾತುಗಳು, ನಮ್ರತೆ ಮತ್ತು ಗೌರವಕ್ಕೆ ನಾನು ಕೃತಜ್ಞಳಾಗಿದ್ದೇನೆ. ತಮ್ಮನ್ನು ಭೇಟಿ ಮಾಡಿದ ಆ ಕ್ಷಣಗಳು ನನ್ನನ್ನು ಸಾರ್ವಜನಿಕರ ಸೇವೆಯಲ್ಲಿ ಇನ್ನಷ್ಟು ಉತ್ಸಾಹದಿಂದ ತೊಡಗಿಸಿಕೊಳ್ಳಲು ಸ್ಫೂರ್ತಿಯಾಗಿದ್ದು, ನಿಮ್ಮ ಸಹಕಾರ ಮತ್ತು ಮಾರ್ಗದರ್ಶನಕ್ಕೆ ನಾನು ಹೃದಯಪೂರ್ವಕವಾಗಿ ಆಭಾರಿಯಾಗಿದ್ದೇನೆ. ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿರುವ ನಿಮಗೆ, ನಮ್ಮ ದೇಶದ ಭವಿಷ್ಯದ ಬಗ್ಗೆ ಇರುವ ಪರಿಕಲ್ಪನೆ ಹಾಗೂ ದೂರದೃಷ್ಟಿ ನಮ್ಮ ದೇಶದ ಎಲ್ಲಾ ಭವಿಷ್ಯದ ಮಹತ್ವಾಕಾಂಕ್ಷಿ ನಾಯಕರಿಗೆ ಮಾದರಿಯಾಗಿದೆ. ಪ್ರಧಾನ ಮಂತ್ರಿಗಳಾಗಿ ಅಚಲವಾದ ಧೃಢತೆಯಿಂದ ಅದ್ಭುತವಾದ ನಾಯಕತ್ವದ ಗುಣಗಳೊಂದಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆ ಮತ್ತು ದೇಶಕ್ಕೆ ನೀಡಿದ ಆಡಳಿತವು ಭಾರತ ದೇಶದ ಇತಿಹಾಸದಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ ಎಂದು ಹೇಳಿದ್ದಾರೆ.

17ನೇ ಲೋಕಸಭೆಯ ಕೊನೆಯ ಅಧಿವೇಶನವು ಮುಕ್ತಾಯದ ಹಂತದಲ್ಲಿದ್ದು, ನಿಮ್ಮ ಅಧಿಕಾರಾವಧಿಯಲ್ಲಿ ಸಂಸತ್ ಸದಸ್ಯೆಯಾಗಿ ಸೇವೆ ಸಲ್ಲಿಸಿರುವುದು ನಿಜಕ್ಕೂ ನನ್ನ ಸೌಭಾಗ್ಯವಾಗಿದೆ. ಈ ಬಾರಿಯ ತಮ್ಮ ಭೇಟಿ ಸಂಧರ್ಭದಲ್ಲಿ "ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರೆಸೋಣ" ಎಂಬ ನಿಮ್ಮ ಮಾತುಗಳು ನನಗೆ ಸ್ಫೂರ್ತಿದಾಯಕವಾಗಿದ್ದು, ವಿಶ್ವದ ಹೆಮ್ಮೆಯ ನಾಯಕರಾದ ತಮ್ಮ ಅಮೂಲ್ಯ ಮಾರ್ಗದರ್ಶನದಲ್ಲಿ ಜನರ ಸೇವೆ ಮಾಡಲು ಮತ್ತು ಭಾರತವನ್ನು ಮುಂದುವರೆದ ದೇಶಗಳ ಸಾಲಿನಲ್ಲಿ ನೋಡಲು ನಾನು ಉತ್ಸುಕಳಾಗಿದ್ದೇನೆ ಎಂದು ತಿಳಿಸಿದ್ದಾರೆ. ಮಂಡ್ಯ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಆಸಕ್ತಿ ವಹಿಸಿ, ಉತ್ತಮ ಯೋಜನೆಗಳನ್ನು ಕಾರ್ಯಗತಗೊಳಿಸಲು ಅನುದಾನವನ್ನು ಒದಗಿಸಿದ್ದಕ್ಕಾಗಿ ನನ್ನ ಮಂಡ್ಯ ಲೋಕಸಭಾ ಕ್ಷೇತ್ರದ ಸ್ವಾಭಿಮಾನಿ ಮತದಾರರು, ಕಾರ್ಯಕರ್ತರು, ನನ್ನ ಬೆಂಬಲಿಗರು ಮತ್ತು ಸಮಸ್ತ ಸಾರ್ವಜನಿಕರ ಪರವಾಗಿ, ಭಾರತ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮುಂದಿನ ಅವಧಿಯಲ್ಲಿಯೂ ಸಹ, ನಮ್ಮ ರಾಜ್ಯ ಮತ್ತು ರಾಷ್ಟ್ರದ ಸೇವೆಯಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾಳೆ ಕೆಆರ್‌ಎಸ್ ಹಿನ್ನೀರಲ್ಲಿ ಬರ್ಗ್‌ಮನ್ ಟ್ರಯಥ್ಲಾನ್, ಡಯಥ್ಲಾನ್

ಮೈಸೂರು, ಫೆ.9(ಆರ್‌ಕೆ)- ಆನಂದೂರು ಬಳಿ ಚಿಕ್ಕನಹಳ್ಳಿ ರಸ್ತೆಯ ಕೆಆರ್‌ಎಸ್ ಹಿನ್ನೀರಿನಲ್ಲಿ ಫೆಬ್ರವರಿ 11ರಂದು ಟ್ರಯಥ್ಲಾನ್ ಮತ್ತು ಡಯಥ್ಲಾನ್ ಸಾಹಸ ಕ್ರೀಡೆಯನ್ನು ಆಯೋಜಿಸಲಾಗಿದೆ.

ಟ್ರಯಥ್ಲಾನ್ ಅಸೋಸಿಯೇಷನ್ ಆಫ್ ಕರ್ನಾಟಕ ಮೈಸೂರು ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ಸಹಯೋಗದೊಂದಿದೆ ಭಾನುವಾರ ಬೆಳಗ್ಗೆ 6 ಗಂಟೆಯಿಂದ ಕೆಆರ್‌ಎಸ್ ಹಿನ್ನೀರಲ್ಲಿ ಬರ್ಗ್‌ಮನ್ ಟ್ರಯಥ್ಲಾನ್ ಕ್ರೀಡೆ ಆರಂಭವಾಗಲಿದೆ. ಟ್ರಯಥ್ಲಾನ್ ಕ್ರೀಡೆ ಮತ್ತು ಉತ್ಸಾಹಿ ಸಾಹಸಿ ಯುವಕರನ್ನು ಉತ್ತೇಜಿಸಲು ಕಾರ್ಯಕ್ರಮ ಆಯೋಜಿಸಿದ್ದು, ಬರ್ಗ್‌ಮನ್ ಒಲಿಂಪಿಕ್ ಟ್ರಯಥ್ಲಾನ್, ಡಯಥ್ಲಾನ್ ಸೇರಿದಂತೆ ಹಲವು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಜರ್ಮನಿಯ ಮೂವರು ಸೇರಿ ವಿವಿಧ ಭಾಗಗಳಿಂದ 300 ಅಥ್ಲೀಟ್‌ಗಳು ಭಾವಹಿಸಲಿದ್ದಾರೆ.

ಈಜು, ಸೈಕ್ಲಿಂಗ್, ಕಿಮಿರನ್ ಸೇರಿದಂತೆ ವಿವಿಧ ಸಾಹಸ ಕ್ರೀಡೆಗಳು ನಡೆಯಲಿದ್ದು, ಅಂದು ಬೆಳಗ್ಗೆ 6 ಗಂಟೆಗೆ ಕ್ರೀಡೆಗೆ ಚಾಲನೆ ನೀಡಲಿದ್ದು, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಮದ್ರ, ಎಸ್ಪಿ ಸೀಮಾ ಲಾಟ್ಕರ್, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಕೆ.ಎಂ. ಸವಿತಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ನಾನು ಲೋಕಸಭಾ ಚುನಾವಣೆ ಸ್ಪರ್ಧಾಕಾಂಕ್ಷಿಯಲ್ಲ

ಜಿಲ್ಲಾ ಉಸ್ತುವಾರಿ ಸಚಿವ ಡಾ.ಮಹದೇವಪ್ಪ ಸ್ಪಷ್ಟನೆ

- ಸಚಿವರ ಸ್ಪರ್ಧೆಗಿಳಿಸುವ ಒತ್ತಾಯವಿಲ್ಲ
- ನನ್ನ ಮಗನಿಗಿಂತ ಕಿರಿಯರು ಶಾಸಕರಾಗಿದ್ದಾರೆ
- ಸಮಾನ ಮನಸ್ಕ ಸಚಿವರು ಸಭೆ ಮಾಡಿದ್ದೇವೆ ಅಷ್ಟೇ

ಮೈಸೂರು, ಫೆ.9(ಬಿಎಲ್‌ಯು)- ನಾನು ಮುಂಬರುವ ಲೋಕಸಭಾ ಚುನಾವಣೆ ಸ್ಪರ್ಧಾಕಾಂಕ್ಷಿಯಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದರು.

ಮೈಸೂರಿನ ಕಲಾಮಂದಿರದಲ್ಲಿ ಇಂದು ಪತ್ರಕರ್ತರ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ ಎಂದು ತಿಳಿಸಿದರು.

ಲೋಕಸಭಾ ಚುನಾವಣೆಯಲ್ಲಿ ಮಂತ್ರಿಗಳು ಸ್ಪರ್ಧಿಸಬೇಕೆಂಬ ಚರ್ಚೆಯೂ ಆಗಿಲ್ಲ, ಮಂತ್ರಿಗಳು ಸ್ಪರ್ಧಿಸಬೇಕೆಂಬ ಒತ್ತಾಯವೂ ಇಲ್ಲ. ಕೆಲವು ಕಡೆ ಮಂತ್ರಿಗಳು ಸ್ಪರ್ಧೆ ಮಾಡಬೇಕೆಂದು ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಆದರೆ ಗೆಲ್ಲುವ ಸಾಧ್ಯತೆ ಆಧರಿಸಿ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದು ಡಾ.ಮಹದೇವಪ್ಪ ಹೇಳಿದರು. ನನ್ನ ಮಗ ಸುನೀಲ್ ಬೋಸ್ ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ. ಅವನಿಗೆ ಮೂರು ಬಾರಿ ಟಿಕೆಟ್ ತಪ್ಪಿದೆ. ಆದರೂ ಯಾವುದೇ ಅಸಮಾಧಾನ ಅಥವಾ ಬೇಸರವಿಲ್ಲದೆ ಪಕ್ಷದ ಪ್ರಾಮಾಣಿಕ ಕಾರ್ಯಕರ್ತನಾಗಿ ಕೆಲಸ ಮಾಡಿದ್ದಾನೆ. ಪಕ್ಷದ ಒಳಿತಿಗಾಗಿ ದುಡಿದಿದ್ದಾನೆ ಎಂದರು.



ನನ್ನ ಮಗನಿಗಿಂತ ಕಿರಿಯರು ಹಾಗೂ ಪಕ್ಷದ ಸದಸ್ಯರಲ್ಲದವರು ಶಾಸಕರಾಗಿದ್ದಾರೆ. ಆದರೆ ನನ್ನ ಮಗ ಪಕ್ಷದಲ್ಲಿ ಪ್ರಾಮಾಣಿಕ ರೀತಿಯಲ್ಲಿ ದುಡಿಮೆ ಮಾಡಿದರೂ ಅವಕಾಶ ಸಿಕ್ಕಿಲ್ಲ. ಈ ಬಾರಿ ಟಿಕೆಟ್ ಕೇಳುತ್ತಿದ್ದಾನೆ. ಇಷ್ಟಾದರೂ ನನ್ನ ಮಗನಿಗೆ ಟಿಕೆಟ್ ನೀಡುವಂತೆ ಎಂದೂ ಲಾಬಿ ಮಾಡಿಲ್ಲ. ಆದರೆ, ದರ್ಶನ್ ಧ್ರುವನಾರಾಯಣ್‌ಗೆ ಶಿಫಾರಸು ಮಾಡಿದೆ. ಅವನ ಗೆಲುವಿಗೆ ನಾನು ಶ್ರಮಿಸಿದೆ ಎಂದು ಡಾ.ಮಹದೇವಪ್ಪ ಸ್ಪಷ್ಟಪಡಿಸಿದರು. ಕಾಂಗ್ರೆಸ್ ಸದಸ್ಯರಲ್ಲದ ಕಳಲೆ ಕೇಶವಮೂರ್ತಿಯನ್ನು ಪಕ್ಷಕ್ಕೆ ಕರೆ ತಂದಾಗ ಕೂಡ ಸುನೀಲ್ ಬೋಸ್ ಅವರ ಪರವಾಗಿ ಕೆಲಸ ಮಾಡಿ ಗೆಲ್ಲಿಸಿದ್ದಾನೆ. ಈ ಎಲ್ಲಾ ಕಾರಣದಿಂದ ಈಗ ಟಿಕೆಟ್ ಕೇಳುತ್ತಿದ್ದಾನೆ ಆದರೆ ಕಾಂಗ್ರೆಸ್ ಚುನಾವಣಾ ಸಮಿತಿ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದರು.

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಇನ್ನು ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯೇ ನಡೆದಿಲ್ಲ. ಅಲ್ಲಿ ತನಕ ಅಭ್ಯರ್ಥಿ ಆಯ್ಕೆ ಅಂತಿಮವಾಗಿದೆ ಎಂಬುದು ಅಂತೆ ಕಂತೆಯಷ್ಟೆ ಎಂದು ಹೇಳಿದರು. ಮೊನ್ನೆ ಬೆಂಗಳೂರಿನಲ್ಲಿ ಸಮಾನ ಮನಸ್ಕ ಸಚಿವರು ಸೇರಿ ಅನೌಪ ಚಾರಿಕವಾಗಿ ಮಾತನಾಡಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲ ಎಂದು ಡಾ.ಮಹದೇವಪ್ಪ ಸ್ಪಷ್ಟಪಡಿಸಿದರು.

ಬಿಜೆಪಿಯವರು ಸಿದ್ದರಾಮಯ್ಯಗೆ ಮಾಂಸದ ಸಾರು ಬಡಿಸಿದ್ದರೆ...

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಮಾಂಸ ತಿಂದು ಸುತ್ತೂರಿಗೆ ಹೋಗಿದ್ದಾರೆ ಎಂಬ ಆರೋಪ ಮಾಡಲು ಬಿಜೆಪಿಯವರು ಬಂದು ನಮಗೆ ಮಾಂಸದ ಸಾರು ಬಡಿಸಿದ್ದರೆ ಎಂದು ಇದೇ ವೇಳೆ ಡಾ.ಮಹದೇವಪ್ಪ ಖಾರವಾಗಿ ಪ್ರಶ್ನಿಸಿದರು. ನಾವು ಮಾಂಸ ತಿಂದು ಸುತ್ತೂರಿಗೆ ಬಂದಿದ್ದೆವು ಎಂದು ಹೇಳಲು ಬಿಜೆಪಿಯವರು ಕೋಳಿ ಕೂದಿದ್ರಾ, ಮರಿ ಮಾಂಸ ತಂದಿದ್ರಾ, ಲಿವರ್ ಫ್ರೈ ಮಾಡಿ ಕೊಟ್ಟಿದ್ರಾ ಎಂದು ಸರಣಿ ಪ್ರಶ್ನೆಗಳನ್ನು ಕೇಳಿದರು. ಸಂವಿಧಾನದ ಆಶಯ ಗೊತ್ತಿಲ್ಲದವರು ಹೀಗೆ ಮಾತನಾಡುತ್ತಾರೆ. ಜವಾಬ್ದಾರಿ ಸ್ಥಾನದಲ್ಲಿರುವ ಬಿಜೆಪಿಯವರು ಅಭಿವೃದ್ಧಿ ಬಗ್ಗೆ ಮಾತನಾಡುವುದನ್ನು ಬಿಟ್ಟು ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ಡಾ.ಮಹದೇವಪ್ಪ ಸಲಹೆ ನೀಡಿದರು. ಈಗ ಮಂಡ್ಯದಲ್ಲಿ ಧರ್ಮದ ವಿಚಾರ ಮುನ್ನಲೆಗೆ ತಂದು ರಾಜಕೀಯ ಲಾಭ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ. ಜಾತಿ,ಧರ್ಮದ ವಿಚಾರಗಳಿಂದ ಮುಗ್ಧ ಜನರನ್ನು ಎತ್ತಿಕಟ್ಟಿ ಪ್ರಜಾಪ್ರಭುತ್ವ ವಿರೋಧಿ ನೀತಿ ತಳೆದಿದ್ದಾರೆ ಎಂದು ಕಿಡಿಕಾರಿದರು. ಆದರೆ ಮಂಡ್ಯದ ಜನರು ಪ್ರೌಢಿಮೆವುಳ್ಳವರು, ಜ್ಯಾತ್ಯಾತೀತ ಮನೋಭಾವ ಹೊಂದಿರುವವರು. ಬಿಜೆಪಿ ನಾಯಕರು ಹೇಳುವ ಮಾತನ್ನು ಎಂದೂ ನಂಬುವುದಿಲ್ಲ ಎಂದು ಡಾ.ಮಹದೇವಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಅಂಬೇಡ್ಕರ್ ಭವನಕ್ಕೆ 19 ಕೋಟಿ ಬಿಡುಗಡೆಯಾಗಿದೆ

ಮೈಸೂರಿನ ದಿವಾನ್ಸ್ ರಸ್ತೆಯಲ್ಲಿ ನಿರ್ಮಾಣ ಹಂತದ ಅಂಬೇಡ್ಕರ್ ಭವನವನ್ನು ಪೂರ್ಣಗೊಳಿಸಲು 19 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಡಾ.ಮಹದೇವಪ್ಪ ತಿಳಿಸಿದರು.

ಅಂಬೇಡ್ಕರ್ ಭವನ ಪೂರ್ಣಗೊಳಿಸುವ ಬಾಕಿ ಕಾಮಗಾರಿಗೆ ಶೀಘ್ರವೇ ಟೆಂಡರ್ ಕರೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು. ಅಂಬೇಡ್ಕರ್ ಭವನ ನಿರ್ಮಾಣ ಕಾರ್ಯ ನಮ್ಮ ಹಿಂದಿನ ಸರ್ಕಾರದ ಅವಧಿಯಲ್ಲಿ ಆರಂಭವಾಯಿತು. ಆದರೆ ಈ ಕ್ರೆಡಿಟ್ ಅನ್ನು ನಾವು ತೆಗೆದುಕೊಳ್ಳಲಿಲ್ಲ. ಬಿಜೆಪಿ ನಾಯಕರು ನಾವೇ ಮಾಡಿದ ಯೋಜನೆ ಎಂದು ಪ್ರಚಾರ ಪಡೆದರು. ಇದರಿಂದ ಈಗ ನಾವು ಸುಮ್ಮನೆ ಕೂರದೆ ನಮ್ಮ ಸರ್ಕಾರದ ಅವಧಿಯಲ್ಲಿ ಆದ ಯೋಜನೆಗಳ ಬಗ್ಗೆ ಮಾತನಾಡುತ್ತಿದ್ದೇವೆ ಎಂದು ಡಾ.ಮಹದೇವಪ್ಪ ತಿಳಿಸಿದರು.

ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ತಾರತಮ್ಯವಾಗಿದೆ. ನೂರು ರೂಪಾಯಿಯಲ್ಲಿ ನಮಗೆ ಕೇವಲ 13 ರೂಪಾಯಿ ಮಾತ್ರ ಬರುತ್ತಿದೆ. ಈ ವಿಷಯದಲ್ಲಿ ಸಂಘರ್ಷಕ್ಕಿಳಿಯದೇ ನಮ್ಮ ಹಕ್ಕು ನಾವು ಕೇಳುತ್ತಿದ್ದೇವೆ. ಆದರೆ ಕೇಂದ್ರ ಸರ್ಕಾರ ವಾಸ್ತವ ಅಂಕಿ ಅಂಶ ಮರೆಮಾಚುತ್ತಿದೆ. ಹೀಗಾದರೆ ಒಕ್ಕೂಟ ವ್ಯವಸ್ಥೆಯಲ್ಲಿ ಹೇಗೆ ಕೆಲಸ ಮಾಡುವುದು ಎಂದು ಡಾ.ಮಹದೇವಪ್ಪ ಪ್ರಶ್ನಿಸಿದರು.

ಹಸಿವು, ಬಡತನ ಗೊತ್ತಿಲ್ಲದವರು ರಾಜಕಾರಣ ಮಾಡುತ್ತಾರೆ. ಹೊಟ್ಟೆ ತುಂಬಿರುವ ಇವರು ರಾಜಕೀಯ ಲಾಭಕ್ಕಾಗಿ ಭಾರತ್ ರೈಸ್ ಹೆಸರಿನಲ್ಲಿ ಈಗ 29 ರೂಪಾಯಿಗೆ ಅಕ್ಕಿ ಕೊಡಲು ಮುಂದಾಗಿದ್ದಾರೆ. ಇದು ರಾಜಕೀಯ ಸ್ಟಂಟ್ ಎಂದು ಡಾ.ಮಹದೇವಪ್ಪ ಟೀಕಿಸಿದರು.

ಲಿಂಗ ಪತ್ತೆ, ಭ್ರೂಣ ಹತ್ಯೆಯಂತಹ ಪಾಪಕೃತ್ಯ ತಡಗಟ್ಟಿ

ಪ್ರಸೂತಿ, ಸ್ತ್ರೀರೋಗ ತಜ್ಞರು,ರೇಡಿಯೋಲಜಿಸ್ಟ್‌ಗಳಿಗೆ ಜಿಲ್ಲಾ ಪಂಚಾಯ್ತಿ ಸಿಇಒ ಕೆ.ಎಂ.ಗಾಯತ್ರಿ ಸಲಹೆ

ಮೈಸೂರು, ಫೆ.9(ಆರ್‌ಕೆ)-ಲಿಂಗ ಪತ್ತೆ, ಭ್ರೂಣ ಹತ್ಯೆಯಂತಹ ಪಾಪದ ಕೃತ್ಯ ತಡೆಗಟ್ಟಿ ಅಮೂಲ್ಯ ಜೀವಗಳಿಗೆ ಜೀವನ ಕೊಡಬೇಕೆಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ.ಗಾಯತ್ರಿ ಅವರು ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಹಾಗೂ ರೇಡಿಯೋಲಜಿಸ್ಟ್‌ಗಳಿಗೆ ಇಂದಿಲ್ಲಿ ಸಲಹೆ ನೀಡಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಆರೋಗ್ಯ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಂಯುಕ್ತಾಶ್ರಯದಲ್ಲಿ ಮೈಸೂರಿನ ಖಾಸಗಿ ಹೋಟೆಲಿನಲ್ಲಿ ಪ್ರಧಾನ ಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಯೋಜನೆಯಡಿ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಹಾಗೂ ರೇಡಿಯೋಲಜಿಸ್ಟ್‌ಗಳಿಗೆ ಏರ್ಪಡಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.



ಮೈಸೂರಿನ ಖಾಸಗಿ ಹೋಟೆಲಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಾಗಾರವನ್ನು ಜಿಪಂ ಸಿಇಒ ಕೆ.ಎಂ.ಗಾಯತ್ರಿ ಉದ್ಘಾಟಿಸಿದರು. ಚಿತ್ರದಲ್ಲಿ(ಎಡದಿಂದ) ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಿಸಿ.ಕುಮಾರಸ್ವಾಮಿ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಎಂ.ಎಸ್.ಜಯಂತ್, ಜಿಲ್ಲಾ ಲೆಪ್ರಸಿ ಅಧಿಕಾರಿ ಡಾ.ಬೃಂದಾ, ಜಿಲ್ಲಾ ಕ್ಷಯ ರೋಗ ಅಧಿಕಾರಿ ಡಾ.ಶಿರಾಜ್ ಹಮೀದ್ ಅವರನ್ನು ಕಾಣಬಹುದು.

ಕೆಲ ಆಸ್ಪತ್ರೆಗಳಲ್ಲಿ ಲಿಂಗ ಪತ್ತೆಮಾಡಿ ಹೆಣ್ಣು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ ಬಂದಿರುವುದು ದುರಾದೃಷ್ಟಕರ. ನಾಗರಿಕರು ಸಮಾಜ ತಲೆತಗ್ಗಿಸುವಂತಹ ಈ ಕೃತ್ಯ ಮಹಾಪಾಪದ ಕೆಲಸ. ಗರ್ಭಿಣಿಯರ ಆರೋಗ್ಯ ತಪಾಸಣೆ ಆರೈಕೆ, ಚಿಕಿತ್ಸೆ ನೀಡಿ ತಾಯಿ, ಮಗುವಿನ ಉತ್ತಮ ಆರೋಗ್ಯಕ್ಕೆ ಪೂರಕವಾಗಿ ಕೆಲಸ ಮಾಡುವ ಅತಿರಥ ಜವಾಬ್ದಾರಿ ಹೊತ್ತ ವೈದ್ಯರು ಹೆಣ್ಣು ಭ್ರೂಣ ಹತ್ಯೆಗೆ ಸಹಕರಿಸಬಾರದು ಎಂದು ಅವರು ಇದೇ ವೇಳೆ ಕಿವಿ ಮಾತು ಹೇಳಿದರು. ಗರ್ಭಿಣಿಯರಿಗೆ ಕಾಲ ಕಾಲಕ್ಕೆ ಪರೀಕ್ಷೆ ಮಾಡಿ ಶಿಶುವಿನ ಬೆಳವಣಿಗೆ, ಸುರಕ್ಷಿತ ಹೆರಿಗೆ ಬಾಣಂತಿಯರ ಆರೋಗ್ಯ ತಾಯಿ-ಮಗುವಿನ ಬೆಳವಣಿಗೆಗೆ ಉತ್ತಮ ಚಿಕಿತ್ಸೆ, ಮಾರ್ಗದರ್ಶನ ನೀಡುವ ಮೂಲಕ ತಾಯಿ-ಶಿಶು ಮರಣ ಪ್ರಮಾಣ ಕಡಿಮೆ ಮಾಡಬೇಕೆಂದು ಗಾಯತ್ರಿ ಅವರು ಸಲಹೆ ನೀಡಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಎಂ.ಎಸ್. ಜಯಂತ್, ಜಿಲ್ಲಾ ಲೆಪ್ರಸಿ ಅಧಿಕಾರಿ ಡಾ.ಬೃಂದಾ, ಜಿಲ್ಲಾ ಕ್ಷಯರೋಗ ಅಧಿಕಾರಿ ಡಾ.ರಿಯಾಜ್ ಅಹಮದ್, ದಿವಾಕರ್, ತಾಲೂಕು ವೈದ್ಯಾಧಿಕಾರಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

ಗರ್ಭಿಣಿಯರಿಗೆ ಉತ್ತಮ ಚಿಕಿತ್ಸೆ ನೀಡಿ ಸುರಕ್ಷಿತವಾಗಿ ಹೆರಿಗೆ ಮಾಡಿಸುವಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಲ್‌ಹನ್ಸರ್ ಆಸ್ಪತ್ರೆಯ ಡಾ.ಲೋಕೇಶ್ವರಿ, ಜೆಎಸ್‌ಎಸ್ ಆಸ್ಪತ್ರೆಯ ಡಾ.ಕೆ.ಬಿ.ಸುಮಾ, ಡಾ.ಮಮತಾ ಹಾಗೂ ಉಜ್ಮಾ ಬೇಗಂ ಅವರನ್ನು ಇದೇ ಸಂದರ್ಭ ಅಭಿನಂದಿಸಲಾಯಿತು.

ಮೈಸೂರು ನಗರ ಮತ್ತು ಜಿಲ್ಲೆಯಾದ್ಯಂತ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ 100 ಮಂದಿ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಹಾಗೂ ರೇಡಿಯೋಲಜಿಸ್ಟ್‌ಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಚೆಲುವಾಂಬ ಆಸ್ಪತ್ರೆಯ ಡಾ.ಅರ್ಪಿತ, ಕೆ.ಆರ್‌ನಗರದ ಡಾ.ಶಿವಶಂಕರ, ಡಾ.ಭವಾನಿ, ಜಯದೇವ ಆಸ್ಪತ್ರೆಯ ಡಾ.ವಿ.ವಿ.ವಿಶ್ವನಾಥ್ ಇತರ ವೈದ್ಯರು ಉಪನ್ಯಾಸ ನೀಡಿದರು.

ದೇಶ ವಿಭಜನೆ ಹೇಳಿಕೆ ನೀಡುವವರ ಗುಂಡಿಕ್ಕಿ ಕೊಲ್ಲಿ ಹೇಳಿಕೆ: ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು: ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆಂಬ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗೆ ಕಾಂಗ್ರೆಸ್ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಮಹಾತ್ಮ ಗಾಂಧಿಯವರಿಗೆ ಗುಂಡಿಕ್ಕಿದ ಗೋಡ್ಸೆ ಸಂತತಿಯವರಾದ ಬಿಜೆಪಿ ನಾಯಕರ ಭಯೋತ್ಪಾದಕ ಮನಸ್ಥಿತಿ ಅನಾವರಣವಾಗಿದೆ ಎಂದು ಹೇಳಿದೆ. ಸಂಸದರಾದ ಡಿ.ಕೆ.ಸುರೇಶ್ ಹಾಗೂ ಶಾಸಕರಾದ ವಿನಯ್ ಕುಲಕರ್ಣಿಯವರನ್ನು ಗುಂಡಿಕ್ಕಿ ಕೊಲ್ಲಬೇಕು ಎನ್ನುವ ಮೂಲಕ ಬಿಜೆಪಿಯ ಈಶ್ವರಪ್ಪ ಭಯೋತ್ಪಾದನೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡಿದ್ದಾರೆ. ಈ "ಗುಂಡು" ಹಾಕುವ ವ್ಯಕ್ತಿಯ ಮೇಲೆ ಭಯೋತ್ಪಾದನೆ ನಿಗ್ರಹ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಗೃಹ ಸಚಿವರಲ್ಲಿ ಮನವಿ ಮಾಡುತ್ತೇವೆಂದು ತಿಳಿಸಿದೆ. ದಾವಣಗೆರೆಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಕೆಂಪಣ್ಣ 40% ಕಮಿಷನ್ ಆರೋಪಕ್ಕೆ ದಾಖಲೆ ನೀಡಲಿ; ಈಶ್ವರಪ್ಪ ವಿರುದ್ಧ ಕ್ರಮ



ಚಿತ್ರದುರ್ಗ: ಮತ್ತೆ 40% ಕಮಿಷನ್ ಆರೋಪ ಸದ್ದು ಮಾಡುತ್ತಿದೆ. ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ 40 % ಕಮಿಷನ್ ಆರೋಪ ಮಾಡಿದ್ದರು. ಇದೀಗ ಕಾಂಗ್ರೆಸ್ ಸರ್ಕಾರದ ಮೇಲೆ ಕೂಡ ಆರೋಪ ಮಾಡಿದ್ದಾರೆ.

ಕೆಂಪಣ್ಣ ಆರೋಪಕ್ಕೆ ಇಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಭಗೀರಥ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಂಪಣ್ಣ 40% ಕಮಿಷನ್ ಸರ್ಕಾರವೆಂದು ಆರೋಪ ಮಾಡಿದ್ದಕ್ಕೆ, ನಾಗಮೋಹನ್ ದಾಸ್ ಕಮಿಷನ್ ಮಾಡಿದ್ದೇವೆ, ದಾಖಲೆ ನೀಡಲಿ ಎಂದರು.

ನಮ್ಮ ಪಾಲು ನಾವು ಕೇಳಿದ್ರೆ ದೇಶ ವಿಭಜನೆ ಎನ್ನುತ್ತಾರೆ: 40% ಭ್ರಷ್ಟಾಚಾರ ಇದ್ದರೆ ದಾಖಲೆ ನೀಡಲಿ, ಅಧಿಕಾರಿಗಳು ಕೇಳುತ್ತಾರೆ ಎಂದಿದ್ದಾರೆ. ಅಂಥವರ ವಿರುದ್ಧ ದೂರು ನೀಡಲಿ ಎಂದರು. ಅನುದಾನದ ವಿಚಾರದಲ್ಲಿ ಸುಪ್ರೀಂಕೋರ್ಟ್‌ಗೆ ಹೋಗುವ ಆಲೋಚನೆ ಇಲ್ಲ. ನಮಗೆ ಅನ್ಯಾಯ ಆಗಿರುವುದು ನಿಜ.ನಾವು 100 ರೂಪಾಯಿ ತೆರಿಗೆ ಕೊಟ್ಟರೆ 12 ರೂ. ಮಾತ್ರ ಸಿಗುತ್ತಿದೆ. ಇನ್ನುಳಿದ 88 ರೂ. ಕೇಂದ್ರಕ್ಕೆ ಹೋಗುತ್ತದೆ. ಗುಜರಾತ್ ಸಿಎಂ ಆದಾಗ ಮೋದಿ ತೆರಿಗೆ ನಮ್ಮ ರಾಜ್ಯದ್ದು, ನಾವೇ ವಸೂಲಿ ಮಾಡುತ್ತೇವೆ ಎಂದರು. ಇದನ್ನ ಹೇಳಿದ್ದು ಮಿಸ್ಟರ್ ಮೋದಿ. ಈಗ ದೇಶ ವಿಭಜನೆ ಎಂದು ಹೇಳುತ್ತಿದ್ದಾರೆ. ನಮ್ಮ ಪಾಲು ನಾವು ಕೇಳಿದ್ರೆ ದೇಶ ವಿಭಜನೆ ಎನ್ನುತ್ತಾರೆ. ದೇಶ ವಿಭಜನೆ ಮಾಡಲು ಹೊರಟವರು ಮೋದಿ ಅಲ್ವ ಎಂದು ಪ್ರಶ್ನೆ ಹಾಕಿದರು. ನಿಮಗೆ ಕನ್ನಡಿಗರಾಗಿ ಕೋಪ ಬರಲ್ವಾ ಎಂದು ಇದೇ ಸಂದರ್ಭದಲ್ಲಿ ರಾಜ್ಯದ ಸಂಸದರಿಗೆ ಸಿಎಂ ಕುಟುಕಿದರು.

ಭದ್ರ ಮೇಲ್ದಂಡೆ ವಿಚಾರದಲ್ಲಿ ನಿರ್ಮಲ ಸೀತಾರಾಮನ್ ಯೋಜನೆಗೆ 5, 300 ಕೋಟಿ ರೂಪಾಯಿ ಹೇಳಿದ್ದಾರೆ. ಬಜೆಟ್‌ನಲ್ಲಿ ಹೇಳಿದ್ದಾರೆಯೇ ವಿನಃ ಒಂದು ರೂ. ಕೂಡಾ ಕೊಟ್ಟಿಲ್ಲ. ನಾನು ಕೂಡಾ ನೀರಾವರಿ ಮಂತ್ರಿಗಳನ್ನು ಕೇಳಿದ್ದೇನೆ ಎಂದರು.

ಈಶ್ವರಪ್ಪ ವಿರುದ್ಧ ಕ್ರಮ: ದೇಶ ವಿಭಜನೆ ಹೇಳಿಕೆ ನೀಡುವವರನ್ನು ಕೊಲ್ಲುವ ಕಾನೂನು ತರಬೇಕು ಎನ್ನುವ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಈಶ್ವರಪ್ಪನವರಿಗೆ ಕಡಿ, ಬಡಿ, ತರಿ ಇದು ಬಿಟ್ಟು ಬೇರೆ ಭಾಷೆ ಗೊತ್ತಿಲ್ಲ. ಈಶ್ವರಪ್ಪನ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಕಡಿ, ಬಡಿ, ಕೊಲ್ಲು ಕತ್ತರಿಸು ಭಾಷೆ ಬಿಟ್ಟು ಬಿಜೆಪಿಗೆ ಏನು ಬರಲ್ಲ ನನಗೆ ಆರ್‌ಎಸ್‌ಎಸ್ ಟ್ರೈನಿಂಗ್ ಆಗಿದೆ ಎನ್ನುತ್ತಾರೆ. ಇದೇನಾ ಟ್ರೈನಿಂಗ್ ಆಗಿರುವುದು ಈಶ್ವರಪ್ಪಾ ಎಂದು ಪ್ರಶ್ನಿಸಿದರು.

ವಿವಿಧ ಬೇಡಿಕೆ ಈಡೇರಿಕೆಗೆ ಎಸ್‌ಯುಸಿಐ ಆಗ್ರಹ



ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸೋಶಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮೈಸೂರು,ಫೆ.9(ಎಂಟಿವೈ)- ಕೇಂದ್ರದ ಜನ ವಿರೋಧಿ ನೀತಿಯಿಂದಾಗಿ ದೇಶದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಸೋಶಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮೈಸೂರಿನ ಪುರಭವನದ ಎದುರಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಜನರ ಹಿತ ಬಲಿ ಕೊಟ್ಟಿದೆ. ತನ್ನ ಆಡಳಿತಾವಧಿಯಲ್ಲಿ ಜನಪರ ಕಾರ್ಯಕ್ರಮ ಜಾರಿಗೊಳಿಸದೆ ಬಡ ಹಾಗೂ ಮಧ್ಯಮ ವರ್ಗ ಜನ ತೊಂದರಗೀಡಾಗುವಂತೆ ಮಾಡಿದೆ. ಖಾಸಗೀಕರಣದ ನೀತಿ, ಬಂಡವಾಳ ಶಾಹಿಗಳಿಗೆ ಮನ್ನಣೆ ನೀಡುತ್ತಿರುವುದರಿಂದ ಜನ ಕಂಗಾಲಾಗಿದ್ದಾರೆ. ಸಾರ್ವಜನಿಕ ಶಿಕ್ಷಣ ನೀತಿ ಬಲಬಡಿಸಬೇಕು. ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಬಾರದು. ಖಾಲಿಯಿರುವ ಹುದ್ದೆ ಭರ್ತಿ ಮಾಡಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು. ಗುತ್ತಿಗೆ ಮತ್ತು ಹೊರಗುತ್ತಿಗೆ ಪದ್ಧತಿ ರದ್ದು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದೇ ವೇಳೆ ಪಕ್ಷದ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ಮೇಟಿ ಮಾತನಾಡಿ, ದೇಶ ಜನತೆಗೆ ಅಚ್ಛೇ ದಿನ್ ತರುವುದಾಗಿ ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ನಿಜವಾದ ಅಚ್ಛೇದಿನಗಳನ್ನು ತಂದದ್ದು ಮಾತ್ರ ಬಂಡವಾಳ ಶಾಹಿ ವರ್ಗಕ್ಕೆ. ಶಿಕ್ಷಣ, ಆರೋಗ್ಯ, ಉದ್ಯೋಗ ಇತ್ಯಾದಿ ಮೂಲಭೂತ ಸಮಸ್ಯೆಗಳ ಪರಿಹಾರ ಮಾಡಬೇಕೆ ಹೊರತು ಮಂದಿರ, ಮಸೀದಿ, ಧರ್ಮಗಳ ಚರ್ಚೆಯಲ್ಲ. ಬಿಜೆಪಿಯ ಪರ್ಯಾಯವಾದ ಮೈತ್ರಿಕೂಟ ಕಳೆದ ಎಪ್ಪತ್ತು ವರ್ಷಗಳಲ್ಲಿ ಮಾಡಿದ್ದೇನು? ಸರ್ಕಾರಗಳು ಬದಲಾಗುತ್ತವೆಯೇ ಹೊರತು ಬಂಡವಾಳಶಾಹಿ ವರ್ಗದ ಆಡಳಿತವಲ್ಲ. ಇದಕ್ಕೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗಳೇ ಸಾಕ್ಷಿಯಾಗಿವೆ ಎಂದು ಕಿಡಿಕಾರಿದರು. ಜಿಲ್ಲಾ ಸಮಿತಿ ಸದಸ್ಯ ಟಿ.ಆರ್.ಸುನೀಲ್ ಮಾತನಾಡಿ, ಪ್ರಸ್ತುತ ದೇಶದಾದ್ಯಂತ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ಉದ್ದಿಮೆಗಳಿಗೆ ಲಕ್ಷಾಂತರ ಎಕರೆಗಳಷ್ಟು ಅರಣ್ಯ, ಕೃಷಿ ಭೂಮಿಗಳನ್ನು ನೀಡಿ, ಇನ್ನೊಂದು ಕಡೆ ಅರಣ್ಯ ರಕ್ಷಣೆಯ ನೆಪದಲ್ಲಿ ಆದಿವಾಸಿಗಳನ್ನು ಅರಣ್ಯದಿಂದ ಹೊರ ಹಾಕುವ ಸರ್ಕಾರಗಳು ಅವರಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ನೀಡಲು ವಿಫಲವಾಗಿವೆ. ಆದಿವಾಸಿಗಳು ಪ್ರತಿನಿತ್ಯ ಕಾಡು ಪ್ರಾಣಿಗಳ ಭೀತಿಯಲ್ಲಿಯೇ ಬದುಕುವಂತಾಗಿದೆ. ಈ ಘಟನೆಗಳು ಪರಿಸ್ಥಿತಿಯ ಭೀಕರತೆಯನ್ನು ತೋರುತ್ತಿವೆ ಎಂದರು. ಜಿಲ್ಲಾ ಸಮಿತಿ ಸದಸ್ಯೆ ಜಿ.ಎಸ್. ಸೀಮಾ ಮಾತನಾಡಿ, ಬಿಜೆಪಿ, ಕಾಂಗ್ರೆಸ್ ಅಥವಾ ಬೇರೆ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಬದಲಾವಣೆ ಕಾಣುವುದಿಲ್ಲ. ಪ್ರಬಲ ಜನ ಹೋರಾಟಗಳೇ ಬದಲಾವಣೆ ತರಲು ಏಕೈಕ ಮಾರ್ಗ. ಆದ್ದರಿಂದ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷವು ದೇಶದಾದ್ಯಂತ ಜನರ ಬದುಕಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಸತತವಾಗಿ ಚಳವಳಿಯನ್ನು ಬೆಳೆಸುತ್ತಿದೆ ಎಂದರು.

ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ವಿ.ಯಶೋಧರ, ಪಿ.ಎಸ್. ಸಂಧ್ಯಾ, ಹರೀಶ್, ಪಕ್ಷದ ಕಾರ್ಯಕರ್ತರಾದ ಸುಮ, ಚಂದ್ರಕಲಾ, ಸುಭಾಷ್, ನೀತು, ಮುದ್ದುಕೃಷ್ಣ, ನಿತಿನ್, ನಂಜುಂಡ, ಚೈತ್ರ ಇನ್ನಿತರರು ಪಾಲ್ಗೊಂಡಿದ್ದರು.

'ಮುಂದಿಲ್ಲ ಮೋದಿ 2024' ಗೋಡೆ ಬರಹ ಅಭಿಯಾನಕ್ಕೆ ಕಾಂಗ್ರೆಸ್ ಚಾಲನೆ

ಮೈಸೂರು,ಫೆ.9(ಎಂಟಿವೈ)- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕೈಗೊಂಡಿರುವ ಮತ್ತೊಮ್ಮೆ ಮೋದಿ-2024 ಗೋಡೆಬರಹ ಅಭಿಯಾನಕ್ಕೆ ವಿರುದ್ಧವಾಗಿ ಕಾಂಗ್ರೆಸ್ 'ಮುಂದಿಲ್ಲ ಮೋದಿ-2024' ಅಭಿಯಾನ ಆರಂಭಿಸಿದೆ.

ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡಿರುವ ಗೋಡೆ ಬರಹಕ್ಕೆ ಅನುಗುಣವಾಗಿ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸಲು ಅಭಿಯಾನದ ಮಾದರಿಯಲ್ಲಿ ಪ್ರತಿಭಟನೆ ಆರಂಭಿಸಿದ್ದು, ಜನರನ್ನು ಆಕರ್ಷಿಸಲು ಗೋಡೆ ಮೇಲೆ 'ಮುಂದಿಲ್ಲ ಮೋದಿ-2024' ಎಂದು ಬರೆಯಲಾರಂಭಿಸಿದ್ದಾರೆ.

ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಅಭಿಯಾನಕ್ಕೆ ಮಾಜಿ ಶಾಸಕ ಎಂಕೆ. ಸೋಮಶೇಖರ್ ಚಾಲನೆ ನೀಡಿದ ಬಳಿಕ ಮಾತನಾಡಿ, ಗುರುವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಮೈಸೂರಲ್ಲಿ 'ಮತ್ತೊಮ್ಮೆ ಮೋದಿ-2024' ಎಂಬ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಈ ಮೂಲಕ ಮತ್ತೊಮ್ಮೆ ದೇಶವನ್ನು ಕೋಮು ಗಲಭೆಯ, ಆರ್ಥಿಕ ಸುಭದ್ರವಿಲ್ಲದ, ಬಡ ಮಧ್ಯಮ ಮತ್ತು ಎಲ್ಲಾ ವರ್ಗದ ವಿರೋಧಿ ನಾಯಕನನ್ನು ಬೆಂಬಲಿಸಿ ಎಂದು ಮನವಿ ಮಾಡುತ್ತಿದ್ದಾರೆ. ಅಭಿವೃದ್ಧಿ ಕಡೆಗಣಿಸಿ ರಾಮ ರಾಜಕೀಯ, ಧರ್ಮ ರಾಜಕೀಯ, ಭಾವನಾತ್ಮಕ ರಾಜಕೀಯದ ಮೂಲಕ ಏಕಾಧಿಪತ್ಯ ಆಡಳಿತ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಆರೋಪಿಸಿದರು.



'ಮುಂದಿಲ್ಲ ಮೋದಿ' ಗೋಡೆ ಬರಹ ಅಭಿಯಾನಕ್ಕೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಚಾಲನೆ ನೀಡಿದರು.

ದೇಶದಲ್ಲಿ ಹಸಿವು, ಬಡತನ, ನಿರುದ್ಯೋಗ ತಾಂಡವವಾಡುತ್ತಿದೆ. ಹಸಿವಿನ ಸೂಚ್ಯಂಕದಲ್ಲಿ ಬಾಂಗ್ಲಾದೇಶಕ್ಕಿಂತಲೂ ಭಾರತ ಕಡೆಯದಾಗಿದೆ. ಹಸಿವು ತಾಳಲಾರದೆ ಜನರು ಇಸ್ರೇಲಿನ ಯುದ್ಧ ಭೂಮಿಗೆ ಹೊರಟಿದ್ದಾರೆ. ಬಿಜೆಪಿಯವರು ಜನರಿಗೆ ಮೋದಿ ಭ್ರಮೆ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ನೈಜ ಪರಿಸ್ಥಿತಿಯೇ ಬೇರೆಯಾಗಿದೆ. ಮೋದಿಯವರನ್ನು ಅಧಿಕಾರದಿಂದ ಕಿತ್ತೊಗೆಯಲು ಚುನಾವಣೆಗಾಗಿ ಜನ ತುದಿಗಾಲದಲ್ಲಿ ನಿಂತಿದ್ದಾರೆ. ಪ್ರಧಾನಿಯನ್ನು ಗೋಡೆಯಲ್ಲಿ ಬರೆದು ಜನರಿಗೆ ತೋರಿಸುವ ಕೆಲಸ ಮಾಡುತ್ತಿರುವ ಬಿಜೆಪಿ ದುಸ್ಥಿತಿ ಸೂಚಿಸುತ್ತದೆ. ಮೋದಿ ಮತ್ತೊಮೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆಯೇ ಹೊರತು ಈ ದೇಶದ ಜನರು ಹೇಳುತ್ತಿಲ್ಲ. ಹೀಗಾಗಿ ನಾವು ಜನರ ಭಾವನೆಯಾದ ಮುಂದಿಲ್ಲ ಮೋದಿ 2024 ಅಭಿಯಾನ ಆರಂಭಿಸಿದ್ದೇವೆ ಎಂದು ತಿಳಿಸಿದರು. ಕೆಪಿಸಿಸಿ ವಕ್ತಾರ ಹೆಚ್.ಎ. ವೆಂಕಟೇಶ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಮುಂದೆ ಪ್ರಧಾನಿ ಮೋದಿ ಅವರ ಆಟ ನಡೆಯದು. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದವರು. ಅಂಥವರು ಇಂತಹ ಅಭಿಯಾನ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಕೇಂದ್ರದಲ್ಲಿ ಕಳೆದ ಎರಡು ಅವಧಿಯಲ್ಲಿ ಆಡಳಿತ ನಡೆಸಿರುವ ಮೋದಿ ಅವರು ಜನರ ಹಿತಕಾಯುವ ಯೋಜನೆ ಪ್ರಕಟಿಸಿಲ್ಲ. ಕೇವಲ ಬಂಡವಾಳಶಾಹಿಗಳನ್ನು ಕಾಪಾಡುವ ಹಾಗೂ ಅವರ ಆರ್ಥಿಕ ಸಂಪತ್ತು ವೃದ್ಧಿಸುವ ಕಾರ್ಯಕ್ರಮಗಳನ್ನಷ್ಟೇ ಜಾರಿಗೆ ತಂದಿದ್ದಾರೆ. ಇದರಿಂದ ದೇಶದ ಬಡ ಹಾಗೂ ಮಧ್ಯಮ ವರ್ಗ, ರೈತರಿಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಿಡಿಕಾರಿದರು.

ಅಭಿಯಾನದಲ್ಲಿ ಕೆ.ಆರ್.ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ.ಸೋಮಶೇಖರ್, ಶ್ರೀಧರ್, ಮಾಜಿ ಮೇಯರ್‌ರಾದ ಚಿಕ್ಕಣ್ಣ, ಪುಷ್ಪಲತಾ ಚಿಕ್ಕಣ್ಣ, ಪಾಲಿಕೆ ಮಾಜಿ ಸದಸ್ಯ ಜೆ.ಗೋಪಿ, ಜೋಗಿ ಮಹೇಶ್, ಮಂಜು, ವಿಜಯ್‌ಕುಮಾರ್, ರವಿಶಂಕರ್, ಪರಶಿವಮೂರ್ತಿ, ಗುಣಶೇಖರ್, ವಿಶ್ವನಾಥ್, ರಮೇಶ್ ರಾಮಪ್ಪ, ಮಹಮದ್ ಫಾರೂಖ್, ಮಧುರಾಜ್, ಇಂದಿರಾ, ಎನ್‌ಎಸ್‌ಯುಐ ಅಧ್ಯಕ್ಷ ಮನೋಜ್, ವಿನಯ್, ಕುಮಾರ್, ಲೋಕೇಶ್ ಕುಮಾರ್, ನಾಗರತ್ನ ಮಂಜುನಾಥ್, ಉತ್ತನಹಳ್ಳಿ ಶಿವಣ್ಣ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಕಿಕ್ಕೇರಿ ಬಳಿ ಹುಲ್ಲಿನ ಮೆದೆ ಬೆಂಕಿಗಾಹುತಿ



ಮಾಕವಳ್ಳಿಯ ಜಂಯರಾಮೇಗೌಡರ ಹುಲ್ಲಿನ ಬಣವೆಗೆ ಬೆಂಕಿ ಬಿದ್ದಿರುವುದನ್ನು ಅಗ್ನಿಶಾಮಕದಳದವರು ನಂದಿಸಿದರು.

ಕಿಕ್ಕೇರಿ,ಫೆ.9– ಸಮೀಪದ ಮಾಕವಳ್ಳಿ ಗ್ರಾಮದ ರೈತ ಜಂಯರಾಮೇಗೌಡರ ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಸುಟ್ಟು ಭಸ್ಮವಾಗಿದೆ. ರೈತರು ಎರಡು ಎಕರೆ ಜಮೀನಿನಲ್ಲಿ ಭತ್ತವನ್ನು ಬೆಳೆದಿದ್ದರು. ಭತ್ತ ಕಟಾವು ಮಾಡಿ ಒಕ್ಕಣೆ ಮಾಡಿ ಜಾನುವಾರುಗಳಿಗಾಗಿ ಮೇವು ಸಂಗ್ರಹಣೆ ಮಾಡಿಕೊಂಡಿದ್ದರು.

ಕಿಡಿಗೇಡಿಗಳು ಬೀಡಿ ಸೇದಿ ಹುಲ್ಲಿನ ಮೆದೆ ಬಳಿ ಎಸೆದಿದ್ದಾರೆ ಎನ್ನಲಾಗಿದೆ. ರಣ ಬಿಸಲಿಗೆ ಬೆಂಕಿ ಹರಡಿ ಹುಲ್ಲಿನ ಮೆದೆ ಹೊತ್ತಿಕೊಂಡಿದೆ. ಹುಲ್ಲಿನ ಮೆದೆಯಲ್ಲಿ ದಟ್ಟವಾಗಿ ಹೊಗೆ ಬರುವುದನ್ನು ಕಂಡು ಮನೆಯವರು, ಗ್ರಾಮಸ್ಥರು ನಂದಿಸಲು ಯತ್ನಿಸಿ ವಿಫಲರಾಗಿದ್ದಾರೆ.

ವಿಷಯ ತಿಳಿದ ತಾಲೂಕು ಅಗ್ನಿಶಾಮಕದಳದವರು ಸ್ಥಳಕ್ಕೆ ಆಗಮಿಸಿ ಹುಲ್ಲಿನ ಮೆದೆಯ ಬೆಂಕಿ ನಂದಿಸಿ ಅಕ್ಕಪಕ್ಕದ ಪ್ರದೇಶಕ್ಕೆ ಬೆಂಕಿ ಹರಡದಂತೆ ಎಚ್ಚರಿಕೆ ವಹಿಸಿದರು.

ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳ ಠಾಣಾಧಿಕಾರಿ ಶಿವಣ್ಣ, ಸಿಬ್ಬಂದಿಗಳಾದ ದಿನೇಶ್, ಯಮನಪ್ಪ, ಓಂಕಾರ ಪಾಟೀಲ, ಶ್ರೀಕಾಂತ ಭಾಗವಹಿಸಿದ್ದರು.

ಇಂದು ವಿದ್ಯುತ್ ವ್ಯತ್ಯಯ

ನಾಗಮಂಗಲ: ಮಾಸಿಕ ನಿರ್ವಹಣೆ ಕಾರ್ಯ ನಿಮಿತ್ತ ನಾಳೆ (ಫೆ.10) ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ನಾಗಮಂಗಲ ವ್ಯಾಪ್ತಿಯ ಬಳಪದ ಮಂಟಿ ಕೊಪ್ಪಲು, ಬೀರೇಶ್ವರಪುರ, ಮುದ್ದೇಗೌಡನ ಕೊಪ್ಪಲು, ಹುಲ್ಲೇಕೆರೆ, ಹೊಸಕೊಪ್ಪಲು, ಗದ್ದೆ ಭೂವನಹಳ್ಳಿ, ತಟ್ಟಹಳ್ಳಿ, ಹರಳಕೆರೆ, ಕಲ್ಲಿನಾಥಪುರ, ದಂಜಕ್ಕನಹಳ್ಳಿ ಹಾಗೂ ದಂಡಿಗನಹಳ್ಳಿ ಗ್ರಾಮಗಳಲ್ಲಿ ವಿದ್ಯುತ್ ಇರುವುದಿಲ್ಲ.

ಇದೇ ರೀತಿ ಭೀಮನಹಳ್ಳಿ, ಶಿಲ್ಲಾಪುರ ಹಾಗೂ ಪಂಪ್‌ಸೆಟ್ ವ್ಯಾಪ್ತಿಗಳಾದ ದೇವಲಾಪುರ, ಕುಡುಗಬಾಳು, ಹರದನಹಳ್ಳಿ, ಮುಸ್ಸಂದ್ರ, ಹೆಡವನಹಳ್ಳಿ, ತೊರೆಮಲ್ಲನಾಯಕನಹಳ್ಳಿ ಹರದನಹಳ್ಳಿ, ದೇವರ ಮಲ್ಲನಾಯ ಕನಹಳ್ಳಿ ಹಾಗೂ ದೇವಲಾಪುರ ಗ್ರಾಮ ವ್ಯಾಪ್ತಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಇಂದು ಗ್ಯಾರಂಟಿ ಫಲಾನುಭವಿಗಳ ಸಭೆ



ಕಾಂಗ್ರೆಸ್ ಗ್ಯಾರಂಟಿ ಫಲಾನುಭವಿಗಳ ಸಮಾವೇಶಕ್ಕೆ ಆಟೋಗಳ ಮುಖಾಂತರ ಕೆ.ಆರ್.ಪೇಟೆ ತಾಲೂಕಿನಾದ್ಯಂತ ಪ್ರಚಾರಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಳಹಳ್ಳಿ ವಿಶ್ವನಾಥ್ ಚಾಲನೆ ನೀಡಿದರು.

ಕೆ.ಆರ್.ಪೇಟೆ, ಫೆ.9– ಕಾಂಗ್ರೆಸ್ ಗ್ಯಾರಂಟಿ ಫಲಾನುಭವಿಗಳ ಸಮಾವೇಶ, ಸರ್ಕಾರಿ ಯೋಜನೆಗಳ ವಿತರಣಾ ಕಾರ್ಯಕ್ರಮ ಮತ್ತು ಸಾರ್ವಜನಿಕರ ಸಂಪರ್ಕ ಸಭೆಯು ಪಟ್ಟಣದ ಜಯಮ್ಮ ಶಿವಲಿಂಗೇಗೌಡ ಸಮುದಾಯ ಭವನದಲ್ಲಿ ನಾಳೆ (ಫೆ.10) ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಆಗಮಿಸುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರು, ಬಂಧುಗಳು, ನಾಗರಿಕರು ಈ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪಕ್ಷದ ಮುಖಂಡರು ಮನವಿ ಮಾಡಿದ್ದಾರೆ.

ಇದೇ ವೇಳೆ ಕಾರ್ಯಕ್ರಮದ ಬಗ್ಗೆ ಆಟೋಗಳ ಮುಖಾಂತರ ತಾಲೂಕಿನಾದ್ಯಂತ ಪ್ರಚಾರ ಮಾಡಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಳಹಳ್ಳಿ ವಿಶ್ವನಾಥ್ ಚಾಲನೆ ನೀಡಿದರು. ಜನಸಾಮಾನ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಹಾಗೂ ಸಾರ್ವಜನಿಕ ಸಂಪರ್ಕ ಸಭೆಗೆ ಆಗಮಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ನವೀದ್ ಅಹ್ಮದ್, ಸೈಯದ್ ಜಮೀಲ್, ಇಲಿಯಾಸ್ ಪಾಷಾ, ಇಲ್ಯಾಸ್ ಅಹ್ಮದ್, ಇನ್ನು ಮುಂತಾದವರು ಭಾಗಿಯಾಗಿದ್ದರು.

ಹೇಮಗಿರಿ ರಾಸುಗಳ ಜಾತ್ರೆ ಅಂಗವಾಗಿ ನಾಟಕ ಪ್ರದರ್ಶನ



ಹೇಮಗಿರಿಯಲ್ಲಿ ನಾಟಕ ಪ್ರದರ್ಶಕ್ಕೆ ಶಾಸಕ ಹೆಚ್.ಟಿ.ಮಂಜು ಚಾಲನೆ ನೀಡಿದರು.

ಕೆ.ಆರ್.ಪೇಟೆ, ಫೆ.9– ಹೇಮಗಿರಿ ರಾಸುಗಳ ಜಾತ್ರಾ ಮಹೋತ್ಸವ ಕಳೆ ಹೆಚ್ಚಿಸಲು ಮತ್ತು ಪೌರಾಣಿಕ ನಾಟಕಗಳ ಪ್ರದರ್ಶನಗಳಿಂದ ಯುವಕರಿಗೆ ದೇಶದ ಸಾಂಸ್ಕೃತಿಕ ಶ್ರೀಮಂತಿಕೆ ತಿಳಿಸಿಕೊಡಲು ನುರಿತ ಕಲಾವಿದರಿಂದ ಸುಂದರ ಪೌರಾಣಿಕ ನಾಟಕ ಏರ್ಪಡಿಸಲಾಗಿದೆ ಎಂದು ಶಾಸಕ ಹೆಚ್.ಟಿ. ಮಂಜು ತಿಳಿಸಿದರು.

ತಾಲೂಕಿನ ಕಸಬಾ ಹೋಬಳಿಯ ಹೇಮಗಿರಿ ಶ್ರೀ ಕಲ್ಯಾಣ ವೆಂಕಟರಮಣ ಸ್ವಾಮಿಶ್ರೀ ಕ್ಷೇತ್ರದ ಹೇಮಾವತಿ ನದಿ ದಡದಲ್ಲಿ ಭಾರೀ ದನಗಳ ಜಾತ್ರೆ ಮಹೋತ್ಸವದ ಅಂಗವಾಗಿ ಹೇಮಗಿರಿ ಬಿಜಿಎಸ್ ಶಾಲಾ ಆವರಣದಲ್ಲಿ ಬುಧವಾರ ರಾತ್ರಿ ಡಾ.ರಾಜಕುಮಾರ್ ಕಲಾ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಅಭಿಮನ್ಯು ವಿವಾಹ ಅಥವಾ ಭೀಮ ದುರ್ಯೋಧನ ಗಧಾಯುದ್ಧ ಎಂಬ ಸುಂದರ ಪೌರಾಣಿಕ ನಾಟಕವನ್ನು ತುಲ ನುಡಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಹೇಮಗಿರಿ ರಾಸುಗಳ ಜಾತ್ರೆ ಮತ್ತು ಬ್ರಹ್ಮ ರಥೋತ್ಸವವೆಂದರೆ ವಿಶೇಷತೆಯಲ್ಲೇ ವಿಶೇಷ. ಏಕೆಂದರೆ ಪೂರ್ವಜರ ಕಾಲದಿಂದಲೂ ವರ್ಷವಿಡೀ ತಮ್ಮ ಜಾನುವಾರುಗಳ ಜೊತೆಗೂಡಿ ಕೃಷಿ ಚಟುವಟಿಕೆಗಳನ್ನು ಮುಗಿಸಿ ಸಂತೃಪ್ತಿ ಹೊಂದಿರುವ ಸಂದರ್ಭದಲ್ಲಿ ಜಾತ್ರಾ ಸೊಗಡು ಅನುಭವಿಸಲು ವರ್ಷಕ್ಕೊಮ್ಮೆ ಸಾವಿರಾರು ರೈತಾಪಿವರ್ಗ ಐತಿಹಾಸಿಕ ಕ್ಷೇತ್ರಕ್ಕೆ ಆಗಮಿಸುವರು. ಹಾಗಾಗಿ ನಾನು ರೈತ ಕುಟುಂಬದಲ್ಲಿ ಜನಿಸಿದ ಹಿನ್ನೆಲೆ ಈ ಜಾತ್ರೆಯ ಅನುಭವಿದೆ ಎಂದರು.

ಬಳಿಕ ಸಮಾಜ ಸೇವಕ ಆರ್‌ಟಿಓ ಮಲ್ಲಿಕಾರ್ಜುನ್ ಮಾತನಾಡಿ, ಸಮಾಜಕ್ಕೆ ಕಲಾವಿದರು ಸಲ್ಲಿಸಿರುವ ಸೇವೆ ಅಪಾರವಾದದ್ದು. ಪೌರಾಣಿಕ ನಾಟಕಗಳ ಪ್ರದರ್ಶನಗಳಿಂದ ಯುವಕರಿಗೆ ದೇಶದ ಸಾಂಸ್ಕೃತಿಕ ಶ್ರೀಮಂತಿಕೆ ತಿಳಿಸಿಕೊಡಲು ಸಹಕಾರಿಯಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ತಾಲೂಕು ಅಧ್ಯಕ್ಷ ವಿ.ಎಸ್.ಧನಂಜಯ್ ಕುಮಾರ್, ತಾ.ಪಂ ಮಾಜಿ ಸದಸ್ಯ ಹುಲ್ಲೇಗೌಡ, ಗ್ರಾ.ಪಂ ಅಧ್ಯಕ್ಷೆ ಕುಪ್ಪಹಳ್ಳಿ ಎನ್.ಜಯಲಕ್ಷ್ಮಿ, ಅಣ್ಣಪ್ಪ ಟಿ.ಎ.ಪಿ.ಸಿ.ಎಂ.ಎಸ್ ನಿರ್ದೇಶಕ ಬಲದೇವ್, ಬಂಡಿಹೊಳೆ ವಿ.ಎಸ್.ಎಸ್.ಎನ್.ಬ್ಯಾಂಕ್ ಮಾಜಿ ಅಧ್ಯಕ್ಷ ಮಹಾದೇವೇಗೌಡ, ರಂಗಭೂಮಿ ಕಲಾವಿದರಾದ ಚಟ್ಟೇನಹಳ್ಳಿ ನಾಗರಾಜು, ಅಭಾರಾಶೆ ಚಂದ್ರಶೇಖರ್, ಅಜ್ಜಹಳ್ಳಿ ಪ್ರೇಮಕುಮಾರ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಕಲಾವಿದ ಅಜ್ಜಂಹಳ್ಳಿ ಪ್ರೇಮಕುಮಾರ್ ಅವರಿಗೆ ಕರುನಾಡ ಕಲಾ ಸಂಘದಿಂದ ಕರುನಾಡ ಕಲಾ ಸಾಮ್ರಾಟ್ ಬಿರುದು ನೀಡಿದ್ದು, ಪ್ರಶಸ್ತಿ ಮತ್ತು ನೆನಪಿನ ಕಾಣಿಕೆಯನ್ನು ಶಾಸಕ ಹೆಚ್.ಟಿ.ಮಂಜು ಪ್ರದಾನ ಮಾಡಿದರು.

ಗ್ಯಾರಂಟಿ ಸಮಾವೇಶ: ಸ್ಥಳ ಪರಿಶೀಲನೆ

ಮಂಡ್ಯ,ಫೆ.9– ಮಳವಳ್ಳಿಯಲ್ಲಿ ನಡೆಯಲಿರುವ ಗ್ಯಾರಂಟಿ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದು, ಇದಕ್ಕೆ ಸಂಬಂಧಿಸಿದಂತೆ ಮಳವಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕ ಪಿ.ಎಂ. ನರೇಂದ್ರಸ್ವಾಮಿ, ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸ್ಥಳ ಪರಿಶೀಲನೆ ನಡೆಸಿ ತಾಲೂಕು ಪಂಚಾಯತ್‌ನಲ್ಲಿ ಸಭೆ ನಡೆಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಉಪಸ್ಥಿತರಿದ್ದರು.

ಹೊಂಗಳ್ಳಿ ಡೇರಿ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರ ಜಯಭೇರಿ



ಹೊಂಗಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆಡಿಎಸ್ ಬೆಂಬಲಿತ ನಿರ್ದೇಶಕರು.

ಶ್ರೀರಂಗಪಟ್ಟಣ, ಫೆ.9– ತಾಲೂಕಿನ ಹೊಂಗಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 9ಕ್ಕೆ 9 ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಒಟ್ಟು 10 ಸದಸ್ಯರ ಪೈಕಿ ಒಂದು ಸ್ಥಾನಕ್ಕೆ ಕಾಂಗ್ರೆಸ್ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 9 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲಿತ 9 ಸದಸ್ಯರಲ್ಲಿ ಅಂತಿಮವಾಗಿ ಜೆಡಿಎಸ್ ಬೆಂಬಲಿತ 9 ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆಯಾಗಿ ಅಚ್ಚರಿ ಮೂಡಿಸಿದ್ದಾರೆ.

ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾದ ಆಶಾ 35, ಕುಮಲ 37, ಕಾವ್ಯಶ್ರೀ 35, ಪ್ರೇಮ 36, ಪಂಕಜ 41, ಭಾರತಿ.ಕೆ.ಎಸ್ 37, ಮಂಜುಳ 41, ರಾಮಮ್ಮ 38 ಹಾಗೂ ಸಾಕಮ್ಮ 36 ಮತಗಳನ್ನು ಪಡೆದು ಆಯ್ಕೆಯಾದರೆ, ಕಾಂಗ್ರೆಸ್ ಬೆಂಬಲಿತ ಕಾವ್ಯಶ್ರೀ ಎಂ.ಕೆ.ಅವಿರೋದವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ಸಿನ ಅನಿತ 13, ಗಾಯತ್ರಮ್ಮ 13, ಚೆನ್ನಮ್ಮ 12, ನರಸಮ್ಮ 11, ಪುಷ್ಪ 13, ರಾಮಮ್ಮ 13, ವಿನೋದ 15, ಹೇಮ 14 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.

ಆನಂದ್‌ನಾಯಕ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ವಿಜೇತ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳ ಬೆಂಬಲಿಗರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಗ್ರಾಪಂ ಸದಸ್ಯರಾದ ಬಂಗಾರಪ್ಪ, ಮಂಗಳಮ್ಮ ಸೇರಿದಂತೆ ಇತರರು ಇದ್ದರು

ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮಂಡ್ಯದ ಕೌಸಲ್ಯ ರಾಜ್ಯಕ್ಕೆ ಪ್ರಥಮ



ಮಂಡ್ಯ,ಫೆ.9– ಧಾರವಾಡ ಜಿಲ್ಲೆಯಲ್ಲಿ ನಡೆದ 2023–2024ನೇ ಶೈಕ್ಷಣಿಕ ವರ್ಷದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಎಂ.ಕೆ.ಆನಂದಾಳ್ವಾರ್ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಎಂ.ಡಿ. ಕೌಸಲ್ಯ ಮಂಡ್ಯ ಜಿಲ್ಲೆಯನ್ನು ಪ್ರತಿನಿಧಿಸಿ ಚರ್ಚಾ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಬಹುಮಾನಗಳಿಸಿದ್ದಾರೆ.

ಶಾಲೆಯ ಕನ್ನಡ ಶಿಕ್ಷಕ ಲೋಕೇಶ್ ಚಂದಗಾಲು ಅವರ ಮಾರ್ಗದರ್ಶನದಲ್ಲಿ 'ವಿದ್ಯಾರ್ಥಿಗಳ ಜ್ಞಾನಾಭಿವೃದ್ಧಿಯಲ್ಲಿ, ಸಾಮಾಜಿಕ ಜಾಲತಾಣಗಳು ಸಹಕಾರಿಯಾಗಿವೆ' ಎಂಬ ವಿಷಯದ ವಿರೋಧವಾಗಿ ತನ್ನ ವಾದ ಮಂಡನೆ ಮಾಡಿ ವಿಜೇತಳಾಗಿ ಪ್ರಥಮ ಸ್ಥಾನ ಪಡೆದು, ಶಾಲೆಗೆ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿನಿ ಕೌಸಲ್ಯ ಅವರಿಗೆ ಆನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಗಿಣಿ ಸ್ವಾಮಿ, ಕಾರ್ಯದರ್ಶಿ ಡಾ.ಜೆ.ಪಾಪೇಗೌಡ, ಖಜಾಂಚಿ ಎಂ.ಪಿ.ಸ್ವಾಮಿಗೌಡ, ಸಂಸ್ಥೆಯ ನಿರ್ದೇಶಕರು, ಮುಖ್ಯ ಶಿಕ್ಷಕರಾದ ಮಾದೇಗೌಡ, ಸಂಗೀತಾ ಸೇರಿದಂತೆ ಶಿಕ್ಷಣ ಸಂಸ್ಥೆಯ ಎಲ್ಲಾ ಸಿಬ್ಬಂದಿವರ್ಗದವರು ಅಭಿನಂದಿಸಿದ್ದಾರೆ.



ಭಾರತೀನಗರ ಸಮೀಪದ ದೊಡ್ಡಅರಸಿನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಆಯ್ಕೆಯಾದ ಡಿ.ಎಲ್.ಪ್ರದೀಪ್, ಉಪಾಧ್ಯಕ್ಷೆ ಭಾಗ್ಯಮ್ಮ ಅವರನ್ನು ಅಭಿನಂಧಿಸಲಾಯಿತು. ಮಾಜಿ ನಿರ್ದೇಶಕರಾದ ಡಿ.ಎಂ.ಮಂಚೇಗೌಡ, ಎಂ.ಚಿಕ್ಕಹುಚ್ಚೇಗೌಡ, ಎಂ.ಹೊನ್ನೇಗೌಡ, ಬಿ.ಎಲ್.ಕೃಷ್ಣ, ನಿರ್ದೇಶಕರಾದ ಡಿ.ಎಂ.ರಮೇಶ್, ಮುದ್ದಶೆಟ್ಟಿ, ರಾಮಣ್ಣ, ಮಂಗಳಮ್ಮ, ಶಾಂತಮ್ಮ, ಪ್ರಶಾಂತ್ ಹಲವರಿದ್ದರು.

ಒಂದನೇ ಪುಟದಿಂದ

'ಭಾರತ ರತ್ನ'

ಉದಾರೀಕರಣ ಮತ್ತು ಜಾಗತೀಕರಣ ಕ್ರಮಗಳನ್ನು ಒಳಗೊಂಡಂತೆ ಗಮನಾರ್ಹ ಅನೇಕ ಆರ್ಥಿಕ ಸುಧಾರಣೆಗಳನ್ನು ಪ್ರಾರಂಭಿಸಿದರು. ಭಾರತದ ಆರ್ಥಿಕ ಪರಿವರ್ತನೆ ಮತ್ತು ರಾಜಕೀಯ ಬದಲಾವಣೆಗೆ ರಾವ್ ಅವರ ಕೊಡುಗೆ ಅಪಾರ. ಅವರು ಪ್ರಖಂಡ ವಿದ್ವಾಂಸರೂ ಆಗಿದ್ದರು. ಅವರು ಡಿಸೆಂಬರ್ 23, 2004 ರಂದು ನಿಧನರಾದರು.

ಆರ್ಥಿಕ ತಜ್ಞರಾಗಿದ್ದ ರಾಜಕೀಯೇತರರಾದ ಡಾ.ಮನಮೋಹನ್ ಸಿಂಗ್ ಅವರ ಪ್ರತಿಭೆಯನ್ನು ಗುರುತಿಸಿ ವಿತ್ತ ಸಚಿವರ ಸ್ಥಾನವನ್ನು ನೀಡಿದ್ದಕ್ಕಷ್ಟೇ ನಿಲ್ಲದ ನರಸಿಂಹರಾವ್, ರಾಜಕಾರಣದಲ್ಲಿ ದ್ವೇಷ, ಅಸೂಯೆಗೆ ಎಂದೂ ಎಡೆ ಮಾಡಿಕೊಟ್ಟಿಲ್ಲ. ಪ್ರತಿಭಾವಂತರು ವಿರೋಧ ಪಕ್ಷದವರೇ ಆಗಿದ್ದರೂ ಕೂಡ ಅವರನ್ನು ಗೌರವಿಸುವ ಮನೋಭಾವ ಹೊಂದಿದ್ದರು. ಜನತಾ ಪಕ್ಷದವರಾಗಿದ್ದ ಸುಬ್ರಮಣಿಯನ್ ಸ್ವಾಮಿ ಅವರನ್ನು ಕಾರ್ಮಿಕ ಮಾನದಂಡಗಳು ಮತ್ತು ಅಂತರರಾಷ್ಟ್ರೀಯ ವ್ಯಾಪಾರ ಆಯೋಗದ ಅಧ್ಯಕ್ಷರನ್ನಾಗಿ ಮಾಡುವ ಮೂಲಕ ವಿರೋಧ ಪಕ್ಷದ ಸಂಸದರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಿದ ಏಕೈಕ ಪ್ರಧಾನಿ ನರಸಿಂಹರಾವ್. ಅಲ್ಲದೇ ಪ್ರತಿಪಕ್ಷದ ನಾಯಕರಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ ಸಭೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಕಳುಹಿಸುವ ಮೂಲಕ ಗಮನ ಸೆಳೆದಿದ್ದರು. ಭಾರತದ ರಾಜಕೀಯ ಇತಿಹಾಸದಲ್ಲಿ ವಿಪಕ್ಷಗಳನ್ನು ಕೂಡ ಗೌರವಿಸಿ, ಅರ್ಹರಿಗೆ ಉನ್ನತ ಸ್ಥಾನಮಾನ ನೀಡಿದ ಏಕೈಕ ಪ್ರಧಾನಿ ಎಂದರೆ ಅದು ನರಸಿಂಹರಾವ್.

ಚರಣ್ ಸಿಂಗ್: ರಾಜಕೀಯ ಅನಿಶ್ಚಿತತೆ ನಡುವೆ ಕೇವಲ ಆರು ತಿಂಗಳು ಮಾತ್ರ ಪ್ರಧಾನಿ ಹುದ್ದೆ ಅಲಂಕರಿಸಿದವರು ಉತ್ತರ ಪ್ರದೇಶ ಮೂಲದ ಚೌಧರಿ ಚರಣ್‌ಸಿಂಗ್. ಇವರು 1979ರ ಜುಲೈ 28ರಿಂದ 1980ರ ಜನವರಿ 14ರವರೆಗೆ ದೇಶದ ಪ್ರಧಾನಿಯಾಗಿದ್ದರು. ರೈತ ಕುಟುಂಬದಲ್ಲಿ ಜನಿಸಿದ್ದ ಇವರು ತುರ್ತು ಪರಿಸ್ಥಿತಿಯ ವಿರುದ್ಧ ಜಯಪ್ರಕಾಶ್ ನಾರಾಯಣ್ ನಡೆಸಿದ ಹೋರಾಟದಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದರು. ತಮ್ಮ ಜೀವನವಿಡೀ ರೈತರ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದರು. ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಕೃಷಿ ಕ್ಷೇತ್ರದಲ್ಲಿ ಆ ರಾಜ್ಯ ಅಭಿವೃದ್ಧಿ ಹೊಂದಲು ಕಾರಣಕರ್ತರಾಗಿದ್ದರು. 1970ರಲ್ಲಿ 2ನೇ ಬಾರಿಗೆ ಅವರು ಮುಖ್ಯಮಂತ್ರಿಗಳಾದಾಗ ಅವರ ಸರ್ಕಾರವನ್ನು ಪತನಗೊಳಿಸಿ, ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಘೋಷಿಸಲಾಯಿತು.

ಆಡಳಿತದಲ್ಲಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಅಸಾಮರ್ಥ್ಯ ಸಹಿಸದ ಚರಣ್ ಸಿಂಗ್ ಟಾಸ್ಕ್ ಮಾಸ್ಟರ್ ಖ್ಯಾತಿ ಪಡೆದಿದ್ದರು. ಉತ್ತಮ ಸಂಸದರಾಗಿ ವಾಕ್ಚಾತುರ್ಯದಿಂದ ಗಮನ ಸೆಳೆದಿದ್ದರು. ಉತ್ತರ ಪ್ರದೇಶದ ಭೂ ಸುಧಾರಣೆಗೆ ಕಾರಣಕರ್ತರಾಗಿದ್ದ ಇವರು, ಸಾಲ ಮನ್ನಾ ಮಸೂದೆ ಜಾರಿಗೆ ತಂದರು. ಉತ್ತರ ಪ್ರದೇಶದಲ್ಲಿ ಸಚಿವರು ಪಡೆಯುತ್ತಿದ್ದ ವೇತನ ಮತ್ತು ಅನುಭವಿಸುತ್ತಿದ್ದ ಐಷಾರಾಮಿ ಜೀವನಕ್ಕೆ ಕಡಿವಾಣ ಹಾಕಿದ್ದರು. ಇವರು ಜನತಾ ಪಕ್ಷದ ಸಂಸದರಾಗಿದ್ದರು.

ಡಾ. ಎಂ.ಎಸ್. ಸ್ವಾಮಿನಾಥನ್: ತಮಿಳುನಾಡಿನ ಕುಂಭಕೋಣಂನಲ್ಲಿ ಜನಿಸಿದ ಡಾಕ್ಟರ್ ಎಂ.ಎಸ್. ಸ್ವಾಮಿನಾಥನ್ 1960 ಮತ್ತು 70ರ ದಶಕದಲ್ಲಿ ದೇಶದಲ್ಲಿ ಆಹಾರಕ್ಕೆ ಹಾಹಾಕಾರ ಉಂಟಾಗಿದ್ದ ವೇಳೆ ರಸಾಯನಿಕ ಮತ್ತು ಜೈವಿಕ ತಂತ್ರಜ್ಞಾನದ ಮೂಲಕ ಅಕ್ಕಿ ಮತ್ತು ಗೋಧಿ ಉತ್ಪಾದನೆ ಹೆಚ್ಚಿಸಲು ಕಾರಣಕರ್ತರಾಗಿದ್ದರು. ಅಂದಿನ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರ ಹಸಿರು ಕ್ರಾಂತಿ ಯೋಜನೆಯಲ್ಲಿ ಕೈಜೋಡಿಸಿದ್ದರು. ಕೇಂದ್ರದ ಕೃಷಿ ಸಚಿವರಾಗಿದ್ದ ಸಿ. ಸುಬ್ರಮಣ್ಯಂ ಮತ್ತು ಜಗಜೀವನ ರಾಂ ಅವರೊಂದಿಗೆ ಕೈಜೋಡಿಸಿ ದೇಶದಲ್ಲಿ ಹಸಿರು ಕಾಂತ್ರಿ ಉಂಟುಮಾಡಿದರು. 2ನೇ ಮಹಾಯುದ್ಧದ ಸಮಯದಲ್ಲಿ 1943ರ ಬಂಗಾಳದ ಕ್ಷಾಮದ ಪರಿಣಾಮಗಳನ್ನು ಮತ್ತು ಭಾರತದಾದ್ಯಂತ ಅಕ್ಕಿ ಕೊರತೆಯನ್ನೂ ಗಮನಿಸಿದ್ದ ಇವರು ದೇಶ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಹೊಂದಲು ತನ್ನ ಕಾಣಿಕೆ ನೀಡಬೇಕೆಂದು ನಿಶ್ಚಯಿಸಿ ಕೃಷಿ ವಿಜ್ಞಾನದಲ್ಲಿ ಪದವಿ ಪಡೆದು, ಹೆಚ್ಚು ಇಳುವರಿ ತರುವ ಅಕ್ಕಿ ಮತ್ತು ಗೋಧಿಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಮೆರಿಕಾದ ಪ್ರಸಿದ್ಧ ಕೃಷಿ ವಿಜ್ಞಾನಿ ನಾರ್ಮನ್ ಬೋರ್ಲಾಗ್ ಅವರೊಡಗೂಡಿ ಕೆಲಸ ನಿರ್ವಹಿಸಿದ್ದಲ್ಲದೇ, ಅಲ್ಲಿ ಪಡೆದ ಅನುಭವವನ್ನು ಭಾರತಕ್ಕೆ ಧಾರೆ ಎರೆಯುವ ಮೂಲಕ ಆಹಾರ ಉತ್ಪಾದನೆಯಲ್ಲಿ ದೇಶ ಪ್ರಗತಿ ಸಾಧಿಸಲು ಕಾರಣೀಭೂತರಾಗಿದರು. ಹೆಚ್ಚಿನ ಇಳುವರಿ ನೀಡುವ ವಿವಿಧ ಬೆಳೆಗಳು, ರಸಗೊಬ್ಬರ ಬಳಕೆ, ನೀರಾವರಿ ಸೌಲಭ್ಯಗಳನ್ನು ಉತ್ತೇಜಿಸಿ ಇವರು ಕೈಗೊಂಡ ಸಂಶೋಧನೆಯ ಫಲವಾಗಿ ದೇಶ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿ, ಅಮೇರಿಕಾದಿಂದ ಗೋಧಿ ಆಮದನ್ನು ನಿಲ್ಲಿಸುವಷ್ಟು ಸಶಕ್ತವಾಯಿತು. ಸ್ವಾಮಿನಾಥ್ ಅವರು ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದು, ಅದರಿಂದ ದೊರೆತ ಹಣವನ್ನೆಲ್ಲಾ ಒಗ್ಗೂಡಿಸಿ ತಮಿಳುನಾಡಿನಲ್ಲಿ ಸಂಶೋಧನಾ ಪ್ರತಿಷ್ಠಾನವನ್ನು ಸ್ಥಾಪಿಸಿದ್ದರು. ಇವರಿಗೆ ಕೃಷಿ ವಿಜ್ಞಾನ ಕ್ಷೇತ್ರ ನೇತಾರ ಪಟ್ಟದ ಗೌರವ ದೊರೆತಿತ್ತು. ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ, ಮ್ಯಾಗ್ಸೆಸೆ, ಆಲ್ಬರ್ಟ್ ಐನ್‌ಸ್ಟೀನ್, ಪ್ರಥಮ ವಿಶ್ವ ಆಹಾರ ಪ್ರಶಸ್ತಿ, ಅಮೇರಿಕಾ ಟೈಲರ್ ಪುರಸ್ಕಾರ, ಯುನೆಸ್ಕೋದ ಗಾಂಧಿ ಸ್ವರ್ಣಪದಕ ಪುರಸ್ಕಾರ ಸೇರಿದಂತೆ ಹಲವು ಪ್ರಶಸ್ತಿಗಳು, ಗೌರವಗಳು ಇವರಿಗೆ ಸಂದಿದ್ದವು.

ಸಹಕಾರ ಕ್ಷೇತ್ರದಲ್ಲಿದ್ದರೆ ನಾಯಕತ್ವ ಗುಣ ಬೆಳೆಯುತ್ತೆ: ನಾನೇ ನಿದರ್ಶನ

● ಸಹಕಾರಿಗಳಿಗೆ 'ಸಹಕಾರಿ ಧುರೀಣರೂ ಆದ ಶಾಸಕ ಜಿ.ಟಿ.ದೇವೇಗೌಡರ ಪಾಠ' ● ಸರ್ಕಾರ ಇತ್ತೀಚೆಗೆ ಸಹಕಾರಿ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ವಿಷಾದ ● ಸಾಲ ನೀಡುವುದಷ್ಟೇ ಸಹಕಾರಿ ಕ್ಷೇತ್ರದ ಕೆಲಸವಲ್ಲ; ಅದನ್ನು ವಸೂಲಿ ಮಾಡಿ ಸಂಸ್ಥೆ ಉಳಿಸುವ ಜವಾಬ್ದಾರಿಯೂ ಇದೆ



ಕರ್ನಾಟಕ ಸಹಕಾರ ಭಾರತಿ ವತಿಯಿಂದ ಹುಬ್ಬಳಿಯ ವಿದ್ಯಾಧಿರಾಜ ಭವನದಲ್ಲಿ ಆಯೋಜಿಸಿದ್ದ ಅಖಿಲ ಭಾರತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ರಾಷ್ಟ್ರೀಯ ಅಧಿವೇಶನವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರೂ ಆದ ಶಾಸಕ ಜಿ.ಟಿ.ದೇವೇಗೌಡರು ಗಣ್ಯರೊಡಗೂಡಿ ಉದ್ಘಾಟಿಸಿದರು.

> ಜಾತಿ–ವರ್ಗವಾರು ವಿವಿಧ ನಿಗಮಗಳ ಮೂಲಕ ಸಾಲ ಸೌಲಭ್ಯ ಕಲ್ಪಿಸುತ್ತಿದ್ದು, ಇದರಿಂದ ಆಡಳಿತಾತ್ಮಕ ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿದೆ. ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂ. ಹೊರೆ ಯಾಗುತ್ತಿದೆ. ಈ ಹಿಂದೆ ಸಹಕಾರ ಸಂಘಗಳ ಮೂಲಕ ಮನೆ ಸಾಲ ಹೈನುಗಾರಿಕೆ ಸಾಲ, ವಾಹನ ಸಾಲ, ಸಬ್ಸಿಡಿ ಹಾಗೂ ಇನ್ನಿತರ ಸಾಲ ಸೌಲಭ್ಯಗಳನ್ನು ಹೆಚ್ಚಾಗಿ ನೀಡಲಾಗುತ್ತಿತ್ತು. ಆ ವ್ಯವಸ್ಥೆ ಜಾರಿಯಾದರೆ ಆಡಳಿತಾತ್ಮಕ ವೆಚ್ಚ ಕಡಿಮೆಗೊಳಿಸುವುದರ ಜೊತೆಗೆ ಸರ್ಕಾರದ ಸೌಲಭ್ಯ ಫಲಾನುಭವಿಗಳ ನೇರವಾಗಿ ಲಭಿಸುತ್ತದೆ. ಈ ಬಗ್ಗೆ ಸರ್ಕಾರ ಆಲೋಚಿಸಬೇಕು.
> -ಜಿ.ಟಿ.ದೇವೇಗೌಡರು

ಹುಬ್ಬಳ್ಳಿ, ಫೆ.9– ಸಹಕಾರಿ ಕ್ಷೇತ್ರದಲ್ಲಿ ತೊಡಗಿದರೆ ನಾಯಕತ್ವ ಗುಣ ಬೆಳೆಯುತ್ತದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರೂ ಆದ ಶಾಸಕ ಜಿ.ಟಿ.ದೇವೇಗೌಡರು ತಿಳಿಸಿದರು.

ಕರ್ನಾಟಕ ಸಹಕಾರ ಭಾರತಿ ವತಿಯಿಂದ ಹುಬ್ಬಳಿಯ ವಿದ್ಯಾಧಿರಾಜ ಭವನದಲ್ಲಿ ಆಯೋಜಿಸಿದ್ದ ಅಖಿಲ ಭಾರತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ರಾಷ್ಟ್ರೀಯ ಅಧಿವೇಶನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ತೊಡಗಿದವರಲ್ಲಿ ನಾಯಕತ್ವ ಗುಣ ತಾನಾಗಿಯೇ ಬೆಳೆಯುತ್ತದೆ ಎಂಬುದಕ್ಕೆ ನಾನೇ ನಿದರ್ಶನ. ಸಹಕಾರ ಸಂಘದ ಕಾರ್ಯದರ್ಶಿ ಹುದ್ದೆಯಿಂದ ಸಹಕಾರ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಎತ್ತರದ ಸ್ಥಾನಕ್ಕೇರಲು ಸಾಧ್ಯವಾಯಿತು ಎಂದು ನೆರೆದಿದ್ದ ಸಹಕಾರಿಗಳಿಗೆ ಕಿವಿಮಾತು ಹೇಳಿದರು.

ಸಹಕಾರ ಕ್ಷೇತ್ರದಲ್ಲಿ ಮೊದಲ ಬಾರಿಗೆ ಸಾಲ ಮನ್ನಾ ಮಾಡಿದಾಗ ಸಹಕಾರ ಸಚಿವನಾಗಿದ್ದ ನಾನು, ಅಮರಗೋಳದಲ್ಲಿ ವಾಸ್ತವ್ಯ ಹೂಡಿ ಸಾಲ ಮನ್ನಾ ಆದೇಶದ ರಶೀದಿಯನ್ನು ಮನೆ ಮನೆಗೆ ತಲುಪಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೆ. ನಂತರ ಸಹಕಾರ ಇಲಾಖೆಯ ಎಲ್ಲಾ ಅಧಿಕಾರಿಗಳು ಅದೇ ಕ್ರಮದಲ್ಲಿ ಕೇವಲ 20 ದಿನಗಳಲ್ಲಿ ಫಲಾನುಭವಿಗಳಿಗೆ ರಶೀದಿ ತಲುಪಿಸಿದ್ದರು. ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡಿ 4 ವರ್ಷವಾದರೂ ಕೆಲ ರೈತರಿಗೆ ಪೂರ್ಣ ಪ್ರಮಾಣದ ಸಾಲ ಮನ್ನಾದ ಹಣ ದೊರೆತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಾಲ ನೀಡಿ ಗಮನವಿಡಿ: ನಾನು ಸಹಕಾರ ಸಂಘದ ಕಾರ್ಯದರ್ಶಿಯಾಗಿದ್ದಾಗ 100 ರೂ. ಸಾಲ ನೀಡಿದರೆ, ಆತ ಬೆಳೆ ಬಿತ್ತನೆ ಮಾಡಿದ್ದಾನಾ? ಬೆಳೆದ ಬೆಳೆಯನ್ನು ಮಾರಾಟ ಮಾಡಿ, ಸಂಘಕ್ಕೆ ಸಾಲ ಮರುಪಾವತಿ ಮಾಡಿದ್ದಾನಾ? ಎಂದು ನಿರ್ದೇಶಕರು ಪರಿಶೀಲಿಸಿ, ಸಾಲ ವಸೂಲಾತಿ ಮಾಡುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸದಸ್ಯರಿಗೆ, ಆಪ್ತರಿಗೆ ಸಾಲ ಕೊಡಿಸಿದರೆ ಜವಾಬ್ದಾರಿ ಮುಗಿಯಿತೆಂದು ಭಾವಿಸುತ್ತಾರೆ. ಆದರೆ ಸಹಕಾರಿ ಕ್ಷೇತ್ರದ ಬೆಳವಣಿಗೆ ದೃಷ್ಟಿಯಿಂದ ಸಾಲ ವಸೂಲಾತಿವರೆಗೂ ಅಧ್ಯಕ್ಷರು ಹಾಗೂ ನಿರ್ದೇಶಕರ ಜವಾಬ್ದಾರಿ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಸರ್ಕಾರದ ಹಸ್ತಕ್ಷೇಪ: ಪ್ರಧಾನಿಯಾಗಿದ್ದಾಗ ಲಾಲ್‌ಬಹದ್ದೂರ್ ಶಾಸ್ತ್ರಿಯವರು ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ (ಎನ್‌ಡಿಡಿಬಿ) ಅಧ್ಯಕ್ಷರಾಗುವಂತೆ ಡಾ.ವರ್ಗಿಸ್ ಕುರಿಯನ್ ಅವರನ್ನು ಕೇಳಿಕೊಂಡಾಗ ಸಹಕಾರ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಇರುವುದಿಲ್ಲ ಎನ್ನುವುದನ್ನು ಖಚಿತಪಡಿಸಿಕೊಂಡ ನಂತರ ಒಪ್ಪಿದರು. ಬಳಿಕ ಅವರು ಹೈನುಗಾರಿಕೆಯಲ್ಲಿ ಮಾದರಿ ಅಭಿವೃದ್ಧಿ ಮೂಲಕ ಬಡಕುಟುಂಬಗಳು, ರೈತರು, ಹಾಲು ಉತ್ಪಾದಕರಿಗೆ ಆರ್ಥಿಕ ಚೈತನ್ಯ ತುಂಬಿದರು. ಆದರೆ ಇತ್ತೀಚೆಗೆ ಸಹಕಾರ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಸಹಕಾರಿಗಳಲ್ಲಿ ಅಸಮಾಧಾನ ಉಂಟು ಮಾಡಿದೆ ಎಂದರು.

ಈ ಹಿಂದೆ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಪಡಿತರ ವಿತರಿಸಲಾಗುತ್ತಿತ್ತು. ಅದಕ್ಕಾಗಿ ಪ್ರತ್ಯೇಕ ನ್ಯಾಯಬೆಲೆ ಅಂಗಡಿ ವ್ಯವಸ್ಥೆ ಮಾಡಿದ ಬಳಿಕ ಸಹಕಾರ ಸಂಘದೊಂದಿಗಿನ ಒಡನಾಟ ಕಡಿಮೆಯಾಗಿದೆ. ಸಹಕಾರ ಸಂಘಗಳು ಆರ್ಥಿಕವಾಗಿ ಕುಂಠಿತವಾಗುತ್ತಿರುವುದನ್ನು ಮನಗಂಡ ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಅವರು ಸಹಕಾರ ಸಂಘಗಳ ಮೂಲಕ ಗ್ಯಾಸ್ ಏಜೆನ್ಸಿ ಹಾಗೂ ಪೆಟ್ರೋಲ್ ಬಂಕ್ ತೆರೆಯಲು ಅನುದಾನ ನೀಡುವ ಮೂಲಕ ಆರ್ಥಿಕ ಚೈತನ್ಯ ತುಂಬುತ್ತಿದ್ದಾರೆ. ಅಮಿತ್ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದವರು. ತಂತ್ರಜ್ಞಾನ ಬಳಕೆಗೆ ಅನುದಾನ ನೀಡಿ, ಪ್ರಾಥಮಿಕ ಕೃಷಿ ಪತ್ತಿನ ಸಂಘಗಳನ್ನು ವಿವಿ ದ್ದೋದ್ದೇಶ ಸಂಘಗಳನ್ನಾಗಿ ಉನ್ನತೀ ಕರಿಸಿದರು. ಜನರ ಸಂಕಷ್ಟಕ್ಕೆ ನಿಲ್ಲುವ ಸಹಕಾರಿಗಳು ಹೆಮ್ಮೆಯಿಂದ ನಾನು ಸಹಕಾರಿ ಎಂದು ಹೇಳಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಸಹಕಾರ ಭಾರತಿ ರಾಷ್ಟ್ರೀಯ ಅಧ್ಯಕ್ಷ ದೀನಾನಾಥ ಠಾಕೂರ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಉದಯ್ ಜೋಷಿ, ರಾಷ್ಟ್ರೀಯ ಸಂರಕ್ಷಕ್ ರಮೇಶ್ ವೈದ್ಯ, ಅಖಿಲ ಭಾರತ ಫ್ರಾಥಮಿಕ ಕೃಷಿ ಸಾಲ ಸೊಸೈಟಿ(pacs) ಪ್ರಕೋಷ್ಠದ ಸಂಚಾಲಕ ರಾಜದತ್ತ ಪಾಂಡೆ, ಕರ್ನಾಟಕ ಸಹಕಾರ ಭಾರತಿ ಅಧ್ಯಕ್ಷ ರಾಜಶೇಖರ ಶೀಲವಂತ, ಸಹಕಾರಿ ಮುಖಂಡರಾದ ಮೋಹನ್ ದಾಸ್ ನಾಯಕ್, ಮಲ್ಲಿಕಾರ್ಜುನ ಹೊರಕೇರಿ, ಜಿ.ಪಿ. ಪಾಟೀಲ್, ನಂಜನಗೌಡ್ರು, ಕೃಷ್ಣಾ ರೆಡ್ಡಿ ಮತ್ತಿತರರು ಭಾಗವಹಿಸಿದ್ದರು.



ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶಾಸಕ ಜಿ.ಟಿ.ದೇವೇಗೌಡರು, ಹುಬ್ಬಳ್ಳಿ–ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಯ ಜೆಡಿಎಸ್ ಮುಖಂಡರ ಸಭೆ ನಡೆಸಿ, ಪದಾಧಿಕಾರಿಗಳ ಪಟ್ಟಿ ಸಿದ್ಧಪಡಿಸಿ, ಫೆ28ರೊಳಗೆ ರಾಜ್ಯಾಧ್ಯಕ್ಷರಿಗೆ ಸಲ್ಲಿಸುವಂತೆ ಸೂಚಿಸಿದರು. ಸಭೆಯಲ್ಲಿ ಪಕ್ಷದ ಕಾರ್ಯಾಧ್ಯಕ್ಷ ಹನುಮಂತಪ್ಪ ಆಲ್ಕೋಡ್, ಮಾಜಿ ಸಚಿವ ಕೆ.ಎನ್.ಗಡ್ಡಿ, ಮಾಜಿ ಶಾಸಕ ವೀರಭದ್ರಪ್ಪ ಹಾಲರವಿ, ಹುಬ್ಬಳ್ಳಿ– ಧಾರವಾಡ ನಗರಾಧ್ಯಕ್ಷ ಗುರುರಾಜ್ ಹುಣಸಿಮರದ್, ಧಾರವಾಡ ಜಿಲ್ಲಾಧ್ಯಕ್ಷ ಗಂಗಾಧರ್ ಮಠ ಹಾಗೂ ಮೂರು ಜಿಲ್ಲೆಗಳ ಪಕ್ಷದ ಮುಖಂಡರುಗಳು ಭಾಗವಹಿಸಿದ್ದರು.

ಕೇಂದ್ರದಿಂದ ಬರಬೇಕಾದ ಅನುದಾನ ತರುವ ಕೆಲಸವನ್ನು ಸಂಸದ ಪ್ರತಾಪ್ ಸಿಂಹ ಮೊದಲು ಮಾಡಲಿ



ಮೈಸೂರು, ಫೆ. 9– ಕ್ಷೇತ್ರದ ಬಗ್ಗೆ ಯಾವುದೇ ವಿಶೇಷ ಯೋಜನೆಗಳನ್ನು ತಾರದೆ ಪ್ರಧಾನಿ ನರೇಂದ್ರ ಮೋದಿ ಅವರಂತೆ ಸುಳ್ಳುಹೇಳಿಕೊಂಡು ಕಾಲಾಹರಣ ಮಾಡುತ್ತಿರುವ ಸಂಸದ ಪ್ರತಾಪ್ ಸಿಂಹ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾತನಾಡಿರುವುದು ಹಾಸ್ಯಾಸ್ಪದ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಟೀಕಿಸಿದ್ದಾರೆ.

ರಾಜ್ಯಕ್ಕೆ ನೀಡಬೇಕಾದ ಅನುದಾನವನ್ನು ನೀಡದೆ ಇರುವ ಪ್ರಧಾನಿ, ವಿತ್ತ ಸಚಿವರನ್ನು ಪ್ರಶ್ನೆ ಮಾಡುವ ಧೈರ್ಯ ತೋರುವ ಬದಲಿಗೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಸುಳ್ಳು ವಿಚಾರಗಳನ್ನು ಪ್ರಸ್ತಾಪಿಸಿ, ಹೈಕಮಾಂಡ್ ನಾಯಕರ ಮನವೊಲಿಸುವ ಕೆಲಸ ಮಾಡಿದ್ದನ್ನು ಬಿಟ್ಟರೆ ಬೇರೇನೂ ಮಾಡಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳಿಂದ ನಾಡಿನ ಐದು ಕೋಟಿ ಜನರು ನೆಮ್ಮದಿಯಿಂದ ಇದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಬೇಕಾದ ಅನುದಾನವನ್ನು ಮುಖ್ಯಮಂತ್ರಿ ಮೀಸಲಿಟ್ಟಿದ್ದಾರೆ. ರಾಜ್ಯದ ಪಾಲನ್ನು ನೀಡುವ ವಿಚಾರದಲ್ಲಿ ಕೇಂದ್ರದಿಂದ ತಾರತಮ್ಯ ಮಾಡಲಾಗುತ್ತಿದೆ. ಈ ಬಗ್ಗೆ ಮುಖ್ಯ ಮಂತ್ರಿಗಳು ಅಂಕಿಅಂಶದ ವಿವರಣೆ ನೀಡಿದ್ದಾರೆ. ಈ ಬಗ್ಗೆ ವಾಸ್ತವ ಮಾತ ನಾಡದೆ ಸುಳ್ಳು ಹೇಳುತ್ತಿದ್ದಾರೆ. ಸದನದಲ್ಲಿ ಸುಳ್ಳು ಹೇಳಿ ಜನರಿಗೆ ತಪ್ಪು ಸಂದೇಶ ಬರುವಂತೆ ಮಾತನಾಡಿರುವುದು ಖಂಡನೀಯ ಎಂದರು.

ಒಂದನೇ ಪುಟದಿಂದ

ಮಂಡ್ಯ ಬಂದ್ ಆಗಲೇ ಇಲ್ಲ!

ಮಾಲ್‌ಗಳು, ದಿನಸಿ ಅಂಗಡಿ, ಹೋಟೆಲ್, ಬೇಕರಿ, ಕಬ್ಬಿಣ, ಸಿಮೆಂಟ್, ಬಟ್ಟೆ, ಚಿನ್ನದ ಅಂಗಡಿಗಳು, ಖಾಸಗಿ ಫೈನಾನ್ಸ್, ವಾಹನ ಮಾರಾಟ ಷೋರೂಂಗಳು, ಗ್ಯಾರೇಜ್, ಆಟೋ ಮೊಬೈಲ್ಸ್ ಸೇರಿದಂತೆ ಎಲ್ಲಾ ರೀತಿಯ ಚಟುವಟಿಕೆ ಸುಗಮವಾಗಿ ನಡೆದವು. ಬೀದಿಬದಿ ವ್ಯಾಪಾರ ಮತ್ತು ಮದ್ಯ–ಮಾಂಸ ಮಾರಾಟ ಸಹ ಎಂದಿನಂತಿತ್ತು.

ಸಾರಿಗೆ ಸೌಕರ್ಯ ಸಹಜವಾಗಿತ್ತು. ಸಾರಿಗೆ ಹಾಗೂ ಖಾಸಗಿ ಬಸ್‌ಗಳು ಸಹ ಎಂದಿನಂತೆ ಸಂಚರಿಸಿದವು. ಆಟೋ, ಟ್ಯಾಕ್ಸಿ, ಸರಕು ಸಾಗಾಣೆ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಲಿಲ್ಲ. ಎಲ್ಲಾ ರಸ್ತೆಗಳಲ್ಲಿ ವಾಹನ ಸಂಚಾರ ಸಹಜ ಸ್ಥಿತಿಯಲ್ಲಿತ್ತು. ಚಲನಚಿತ್ರ ಮಂದಿರಗಳಲ್ಲಿ ಚಿತ್ರ ಪ್ರದರ್ಶನ ಎಂದಿನಂತೆ ನಡೆದರೆ, ಪೆಟ್ರೋಲ್ ಬಂಕ್‌ಗಳು ತೆರೆದಿದ್ದವು. ಖಾಸಗಿ ಶಾಲೆಯ ವಾಹನಗಳು ವಿದ್ಯಾರ್ಥಿಗಳನ್ನು ಹೊತ್ತು ಶಾಲೆಗಳತ್ತ ತೆರಳಿದವು. ಶಾಲಾ–ಕಾಲೇಜುಗಳು ಎಂದಿನಂತೆ ನಡೆದವು. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸಿದವು. ಬ್ಯಾಂಕ್‌ಗಳು ವಹಿವಾಟು ನಡೆಸಿದವು. ಜನಜೀವನ ಮಾಮೂಲಿನಂತೆ ಕಂಡುಬಂದಿತು. ಜನಸಾಮಾನ್ಯರು ದೈನಂದಿನ ಕೆಲಸ ಕಾರ್ಯಗಳಲ್ಲಿ ಎಂದಿನಂತೆ ತೊಡಗಿದ್ದರು.

ನಗರದಾದ್ಯಂತ ಪೊಲೀಸ್ ಭದ್ರತೆ: ಹಿಂದೂ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಂಡ್ಯ ನಗರದಲ್ಲಿ 600ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಪ್ರಮುಖ ರಸ್ತೆ, ವೃತ್ತಗಳಲ್ಲಿ ಖಾಕಿ ಕಣ್ಗಾವಲು ಏರ್ಪಡಿಸಲಾಗಿತ್ತು. ರೈಲ್ವೆ ನಿಲ್ದಾಣದ ಆಂಜನೇಯ ಸ್ವಾಮಿ ದೇವಸ್ಥಾನ, ಮಹಾವೀರ ವೃತ್ತ, ಸಂಜಯ ವೃತ್ತ, ಜಿಲ್ಲಾಧಿಕಾರಿ ಕಚೇರಿ ಬಳಿ ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು.

ಶಾಸಕ ರವಿ ಮನೆಗೂ ಭದ್ರತೆ: ಹನುಮಧ್ವಜ ತೆರವು ಮಾಡುವಲ್ಲಿ ಶಾಸಕ ರವಿಕುಮಾರ್ ಪಾತ್ರ ಇದೆ ಎಂಬ ಆಕ್ರೋಶ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಮಂಡ್ಯದ ಬಂದೀಗೌಡ ಬಡಾವಣೆಯಲ್ಲಿರುವ ಅವರ ಮನೆಗೆ ಭಾರೀ ಭದ್ರತೆ ಒದಗಿಸಲಾಗಿತ್ತು.

ಕೆರಗೋಡಿನಲ್ಲಿ ಹನುಮ ಧ್ವಜ ತೆರವುಗೊಳಿಸಿದ ಬಳಿಕ ಸಾಕಷ್ಟು ಪರ–ವಿರೋಧ ಚರ್ಚೆಗಳು ನಡೆದು ಹಿಂದೂಪರ ಸಂಘಟನೆಗಳ ವಿರುದ್ಧ ಪ್ರಗತಿಪರ ಸಂಘಟನೆಗಳು ಫೆ.7ರಂದು ಮಂಡ್ಯ ಬಂದ್‌ಗೆ ಕರೆಕೊಟ್ಟಿದ್ದರೆ, ಧ್ವಜ ಪುನರ್ ಪ್ರತಿಷ್ಠಾಪಿಸಬೇಕೆಂದು ಆಗ್ರಹಿಸಿ ಹಿಂದೂಪರ ಸಂಘಟನೆಗಳು ಇಂದು ಬಂದ್‌ಗೆ ಕರೆ ಕೊಟ್ಟಿದ್ದವು.

ಇತ್ತೀಚೆಗೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಹಾಗೂ ಎಸ್ಪಿ ಯತೀಶ್ ಶಾಂತಿಸಭೆ ನಡೆಸಿದ್ದರು. ಬಳಿಕ ಉಭಯ ಸಂಘಟನೆಗಳಿಗೆ ಬಂದ್ ವಾಪಸ್ ಪಡೆಯುವಂತೆ ಮನವಿ ಮಾಡಿದ್ದರು. ಆ ಪ್ರಕಾರವಾಗಿ ಪ್ರಗತಿಪರ ಸಂಘಟನೆಗಳು ಬಂದ್ ವಾಪಸ್ ಪಡೆದಿದ್ದವು. ಆದರೆ ಭಜರಂಗದಳ, ಭಜರಂಗ ಸೇನೆ, ವಿಶ್ವ ಹಿಂದೂ ಪರಿಷತ್, ಕೆರಗೋಡು ಶ್ರೀರಾಮ ಭಜನಾ ಸಮಿತಿ ಹಾಗೂ ಹಿಂದೂಪರ ಸಂಘಟನೆಗಳು ಬಂದ್ ನಡೆಸುವುದಾಗಿ ಪಟ್ಟು ಹಿಡಿದಿದ್ದವು. ಬಿಜೆಪಿ ಜಿಲ್ಲಾ ಘಟಕ ಕೇವಲ ಪ್ರತಿಭಟನೆ ಮತ್ತು ರ‍್ಯಾಲಿಗಷ್ಟೇ ಬೆಂಬಲ ಇದೆಯೇ ಹೊರತು ಬಂದ್‌ಗೆ ಬೆಂಬಲವಿಲ್ಲ ಎಂದು ಘೋಷಿಸಿತ್ತು. ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು, ಹಿಂದಿನ ಪ್ರತಿಭಟನೆ ವೇಳೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೇಸರಿ ಶಾಲು ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಂದ್ ವಿಚಾರದಲ್ಲಿ ಅಂತರ ಕಾಯ್ದುಕೊಂಡರು.

ಕೆರಗೋಡಿನಿಂದ ಮಂಡ್ಯವರೆಗೆ ಬೈಕ್ ರ‍್ಯಾಲಿ

ಅಲ್ಲಿಯೇ ತಮ್ಮ ಬೈಕ್‌ಗಳ ನಿಲುಗಡೆ ಮಾಡಿ, ಪಾದಯಾತ್ರೆ ಮೂಲಕ ಡಿಸಿ ಕಚೇರಿವರೆಗೆ ತೆರಳಿದರು. ಈ ಹಿಂದೆ ನಡೆದ ಪಾದಯಾತ್ರೆ ಸಂದರ್ಭದಲ್ಲಿ ಉಂಟಾಗಿದ್ದ ಹಿಂಸಾಚಾರದಿಂದ ಎಚ್ಚೆತ್ತಿದ್ದ ಪೊಲೀಸರು ಕೆರಗೋಡಿನಿಂದ ಮಂಡ್ಯಗೆ ಬೈಕ್ ರ‍್ಯಾಲಿಗೆ ಅನುಮತಿ ನೀಡದ ಕಾರಣ ರ‍್ಯಾಲಿಯಲ್ಲಿದ್ದ ಬೈಕ್‌ಗಳು ಒಟ್ಟಿಗೆ ಸಂಚರಿಸಲು ಅವಕಾಶ ನೀಡದೆ, ಒಂದೊಂದೇ ಬೈಕ್ ಅಂತರ ಕಾಯ್ದುಕೊಂಡು ಕೆರಗೋಡಿನಿಂದ ಮಂಡ್ಯ ಕಡೆಗೆ ತೆರಳುವಂತೆ ಪೊಲೀಸರು ಕ್ರಮ ವಹಿಸಿದ್ದರು.

ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಸಾಗಿದ ಪಾದಯಾತ್ರೆಯಲ್ಲಿ ಜೈ ಶ್ರೀರಾಮ್, ಜೈ ಹನುಮಾನ್, ನಾವೆಲ್ಲ ಹಿಂದೂ ನಾವೆಲ್ಲ ಒಂದು ಘೋಷಣೆ ಕೂಗಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಶಾಸಕ ರವಿಕುಮಾರ್ ಗಣಿಗ ವಿರುದ್ಧ ಘೋಷಣೆ ಕೂಗಿದರು.

ಕನಕದಾಸರಿಗೆ ಪ್ರತಿಭಟನಾಕಾರರಿಂದ ಜೈಕಾರ: ಕಳೆದ ಬಾರಿ ಪಾದಯಾತ್ರೆ ಸಂದರ್ಭದಲ್ಲಿ ಪ್ರತಿಭಟನಾಕಾರರು ಕುರುಬರ ಹಾಸ್ಟೆಲ್‌ಗೆ ನುಗ್ಗಿ ಕನಕದಾಸ, ಸಂಗೊಳ್ಳಿ ರಾಯಣ್ಣ ಸೇರಿದಂತೆ ಸಿದ್ದರಾಮಯ್ಯ, ಚಲುವರಾಯಸ್ವಾಮಿ, ಗಣಿಗ ರವಿ ಫ್ಲೆಕ್ಸ್‌ಗಳನ್ನು ಹರಿದು, ಕಿಟಕಿ ಗಾಜುಗಳನ್ನು ಒಡೆದು ದಾಂಧಲೆ ನಡೆಸಿದ್ದ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಪ್ರತಿಭಟನಾಕಾರರು ಹಾಸ್ಟೆಲ್ ಬಳಿಗೆ ಬರುತ್ತಿದ್ದಂತೆಯೇ ಕನಕದಾಸರು, ಸಂಗೊಳ್ಳಿ ರಾಯಣ್ಣನಿಗೆ ಜೈಕಾರ ಕೂಗಿ ಪಾದಯಾತ್ರೆ ಮುಂದೆ ಸಾಗಿದರು. ಜಿಲ್ಲಾಧಿಕಾರಿ ಕಚೇರಿಗೆ ಪಾದಯಾತ್ರೆ ಬರುವುದಕ್ಕೂ ಮುನ್ನ ಕಚೇರಿಯ ಎಡ ಹಾಗೂ ಬಲ ದ್ವಾರಗಳಲ್ಲಿ ಬ್ಯಾರಿಕೇಡ್ ಹಾಕಿ ಗೇಟ್‌ಗಳನ್ನು ಮುಚ್ಚಿ ಪೊಲೀಸರು ಸುತ್ತುವರೆದಿದ್ದರು. ಪ್ರತಿಭಟನಾಕಾರರು ಸ್ಥಳಕ್ಕೆ ಬಂದ ಬಳಿಕ ರಸ್ತೆಯಲ್ಲಿ ಕುಳಿತು ರಾಮ ಗೀತೆಗಳನ್ನು ಹಾಡುತ್ತಾ ಹನುಮಾನ್ ಚಾಲೀಸಾ ಪಠಿಸಿದರು. ವಿಶ್ವಹಿಂದೂ ಪರಿಷತ್ ಮುಖಂಡ ಬಸವರಾಜ್, ಭಜರಂಗ ದಳ ಪ್ರಾಂತ ಸಂಯೋಜಕ ಮುರುಳಿಕೃಷ್ಣ ಈ ವೇಳೆ ಮಾತನಾಡಿದರು. ಬಳಿಕ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಡಾ.ಕುಮಾರ್, ಎಸ್ಪಿ ಎನ್.ಯತೀಶ್ ಪ್ರತಿಭಟನಾಕಾರರ ಮನವಿ ಸ್ವೀಕರಿಸಿದರು. ಪ್ರತಿಭಟನೆಯಲ್ಲಿ ಕೆರಗೋಡು ಶ್ರೀರಾಮ ಭಜನಾ ಸಮಿತಿಯ ರಾಮಾಚಾರಿ, ಬಸಂತ, ಸಿದ್ದು, ಕಾರ್ತಿಕ್, ಬಿಜೆಪಿ ಮುಖಂಡರಾದ ಅರವಿಂದ್, ಶಿವಕುಮಾರ್ ಆರಾಧ್ಯ, ಸಿ.ಟಿ.ಮಂಜುನಾಥ್, ಭಜರಂಗ ಸೇನೆ ರಾಜ್ಯಾಧ್ಯಕ್ಷ ಮಂಜುನಾಥ್ ಸೇರಿದಂತೆ ನೂರಾರು ಮಂದಿ ಇದ್ದರು.

ಇಂದು ತಪ್ಪದೆ ಕಲಾಪಕ್ಕೆ ಹಾಜರಾಗಿ...!

ಚುನಾವಣೆ ಅಖಾಡಕ್ಕಿಳಿಯುವ ಮೊದಲು ನಡೆಯುತ್ತಿರುವ ಕೊನೆಯ ಅಧಿವೇಶನ ಇದಾಗಿದೆ. ಹೀಗಾಗಿ ಪ್ರಧಾನಿ ಮೋದಿ ಸರ್ಕಾರ ಕೆಲ ಅಚ್ಚರಿ ನೀಡುವ ಸಾಧ್ಯತೆ ಇದೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸುತ್ತಿದ್ದಾರೆ. ಕೆಲ ಮಹತ್ವದ ವಿಷಯಗಳ ಕುರಿತು ಉಭಯ ಸದನದಲ್ಲಿ ಚರ್ಚೆ ನಡೆಯಲಿದೆ. ಹೀಗಾಗಿ ಬಿಜೆಪಿಯ ಲೋಕಸಭಾ ಹಾಗೂ ರಾಜ್ಯಸಭೆಯ ಎಲ್ಲಾ ಸದಸ್ಯರು ಎರಡೂ ಸದನದಲ್ಲಿ ಹಾಜರಿರಬೇಕು. ಸಂಪೂರ್ಣ ದಿನ ಸದನದಲ್ಲಿ ಹಾಜರಿದ್ದು, ಸರ್ಕಾರದ ನಿರ್ಧಾರವನ್ನು ಬೆಂಬಲಿಸಲು ಈ ಮೂಲಕ ಕೋರಲಾಗಿದೆ ಎಂದು ಲಕ್ಷ್ಮೀಕಾಂತ್ ಬಾಜ್‌ಪೇಯ್ ವಿಪ್ ಹೊರಡಿಸಿದ್ದಾರೆ.

ಶ್ವೇತಪತ್ರ ಕೋಲಾಹಲ: ಇನ್ನು ಕೇಂದ್ರ ಸರ್ಕಾರ ಸದನದಲ್ಲಿ ಮಂಡಿಸಿರುವ ಶ್ವೇತಪತ್ರ ಕೋಲಾಹಲ ಸೃಷ್ಟಿಸಿದ್ದು, ಹಿಂದಿನ ಮನಮೋಹನ ಸಿಂಗ್ ಅವಧಿಯ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ 10 ವರ್ಷಗಳ ಅವಧಿಯಲ್ಲಿ ದೇಶವನ್ನು ಎಲ್ಲಾ ರಂಗದಲ್ಲೂ ಅಧಃಪತನದತ್ತ ಕೊಂಡೊಯ್ದಿದೆ ಎಂದು ಎನ್‌ಡಿಎ ಸರ್ಕಾರ ಶ್ವೇತಪತ್ರ ಬಿಡುಗಡೆ ಮಾಡಿದೆ. 2004ರಲ್ಲಿ ಎನ್‌ಡಿಎ ಸರ್ಕಾರದ ಆಡಳಿತ ಅಂತ್ಯಗೊಂಡು ಯುಪಿಎ ಸರ್ಕಾರಕ್ಕೆ ಆಡಳಿತಕ್ಕೆ ಬಂದಾಗ ಆರೋಗ್ಯಕರ ಆರ್ಥಿಕತೆಯನ್ನು ದೇಶ ಹೊಂದಿತ್ತು. ಆದರೆ 2004ರಿಂದ 2014ರವರೆಗಿನ 10 ವರ್ಷಗಳಲ್ಲಿ ಯುಪಿಎ ಸರ್ಕಾರ ಈ ಆರ್ಥಿಕತೆಯನ್ನು ಹಾಳುಮಾಡಿತು ಎಂದು ದಾಖಲೆ ಸಮೇತ ಶ್ವೇತಪತ್ರದಲ್ಲಿ ಕೇಂದ್ರ ಸರ್ಕಾರ ಗಂಭೀರ ಆರೋಪ ಮಾಡಿದೆ. ಅಲ್ಲದೆ ಶ್ವೇತಪತ್ರದಲ್ಲಿ ಕಲ್ಲಿದ್ದಲು ಹಗರಣವನ್ನು ಉಲ್ಲೇಖಿಸಲಾಗಿದ್ದು, ಕಲ್ಲಿದ್ದಲು ನಿಕ್ಷೇಪಗಳ ಹಂಚಿಕೆಯನ್ನು ನಿರಂಕುಶ ಆಧಾರದ ಮೇಲೆ ಮಾಡಲಾಗಿದೆ ಎಂದು ಕೇಂದ್ರ ಆರೋಪಿಸಿದೆ.

ಫೆ.27ರಂದು ರಾಜ್ಯಸಭಾ ಚುನಾವಣೆ: ರಾಜ್ಯಸಭೆಯಲ್ಲಿ ತೆರವಾಗಿರುವ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಯಲಿದೆ. ಫೆಬ್ರವರಿ 15 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಫೆಬ್ರವರಿ27ರ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಮತ ಏಣಿಕೆ ನಡೆಯಲಿದೆ. ಈ ಎಲ್ಲಾ ಕಾರಣಗಳಿಂದ ನಾಳಿನ ಕಲಾಪ ಅತ್ಯಂತ ಕುತೂಹಲ ಕೆರಳಿಸಿದೆ.

ಮಾದರಿ ವಿಧಾನಸಭಾ ಅಧಿವೇಶನ ಚರ್ಚೆ

ಚರ್ಚೆಯಾಗದೆ ವಿಧೇಯಕಗಳು ಪಾಸ್ ಮಾಡುವುದು ಆರೋಗ್ಯಕರವಲ್ಲ

ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ವಿಷಾದ



ಮೈಸೂರು ಜಿ.ಪಂ ಸಭಾಂಗಣದಲ್ಲಿ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಹಾಗೂ ವಿದ್ಯಾವರ್ಧಕ ಕಾನೂನು ಕಾಲೇಜು ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ಮೈಸೂರು ವಲಯ ಮಟ್ಟದ 'ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ'ಯನ್ನು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಉದ್ಘಾಟಿಸಿದರು.

ಮೈಸೂರು,ಫೆ.9(ಎಂಟಿವೈ)– ವಿಧಾನ ಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಯಾವುದೇ ಚರ್ಚೆಯಾಗದೆ ವಿಧೇಯಕ (ಮಸೂದೆ)ಗಳು ಪಾಸ್ ಮಾಡುತ್ತಿರುವುದು ಆರೋಗ್ಯಕರ ಬೆಳವಣಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ವಿಷಾದಿಸಿದ್ದಾರೆ.

ಮೈಸೂರು ಜಿ.ಪಂ ಸಭಾಂಗಣದಲ್ಲಿ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧರಣಾ ಸಂಸ್ಥೆ ಹಾಗೂ ವಿದ್ಯಾವರ್ಧಕ ಕಾನೂನು ಕಾಲೇಜು ಸಂಯುಕ್ತಾ ಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ಮೈಸೂರು ವಲಯ ಮಟ್ಟದ 'ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ' ಉದ್ಘಾಟಿಸಿ ಮಾತನಾಡಿದ ಅವರು, ತನ್ನದೇ ಆದ ಮಹತ್ವದ ಸ್ಥಾನ ಕಾಯ್ದುಕೊಳ್ಳಬೇಕಾದ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೆಲ ಬೆಳವಣಿಗೆಗಳು ಜನರಿಗೆ ತಪ್ಪು ಸಂದೇಶ ರವಾನಿಸುತ್ತಿವೆ. ಇಂತಹ ಸಂದರ್ಭದಲ್ಲಿ ಸಂಸದೀಯ ಕಾನೂನು ಗಟ್ಟಿಗೊಳಿಸಿ, ಸಂಸದೀಯ ವ್ಯವಸ್ಥೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಮಾದರಿ ವಿಧಾನ ಸಭಾ ಅಧಿವೇಶನ ಹಾಗೂ ಇನ್ನಿತರ ಸ್ವರೂಪದ ಚರ್ಚೆ ನಡೆಸುವ ಅನಿವಾರ್ಯತೆ ಇದೆ. ಸಂಸದೀಯ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರುವಲ್ಲಿ ಯುವ ಜನತೆ ಪಾತ್ರ ಬಹುಮುಖ್ಯ ಎಂದರು.

ಸದನದಲ್ಲಿ ಆಡಳಿತ ಪಕ್ಷ, ವಿರೋಧ ಪಕ್ಷದ ಶಾಸಕರಿಗೆ ಇರುವಂತೆ ಜವಾಬ್ದಾರಿ, ಸ್ಪೀಕರ್‌ಗೂ ತನ್ನದೇ ಆದ ಜವಾಬ್ದಾರಿ ಇರುತ್ತದೆ. ಆದರೆ, ಅವರು ತಮ್ಮ ಜವಾಬ್ದಾರಿ ನಿಭಾಯಿಸುತ್ತಿದ್ದಾರಾ ಎನ್ನುವುದೇ ಯಕ್ಷ ಪ್ರಶ್ನೆಯಾಗಿದೆ. ನಾವು ವರ್ಷದಲ್ಲಿ 60 ದಿನ ಅಧಿವೇಶನ ನಡೆಸುತ್ತೇವೆ ಎಂದು ನಿಯಮ ರೂಪಿಸಿಕೊಂಡಿದ್ದೇವೆ. ಆದರೆ, ಎಷ್ಟು ದಿನ ಅಧಿವೇಶನ ನಡೆಯುತ್ತಿದೆ. ಏನೆಲ್ಲಾ ಚರ್ಚೆಯಾಗುತ್ತಿದೆ ಎಂದು ಅವಲೋಕಿಸಬೇಕು. ಕಳೆದ 24 ವರ್ಷದಲ್ಲಿ ಒಂದೇ ಒಂದು ವರ್ಷ ಮಾತ್ರ 60 ದಿನ ಅಧಿವೇಶನ ನಡೆದಿರುವ ದಾಖಲೆಯಿದೆ ಉಳಿದಂತೆ 25ರಿಂದ 40 ದಿನ ಮಾತ್ರ ಅಧಿವೇಶನ ನಡೆಯುತ್ತಿದೆ. ಆ ಸಮಯದಲ್ಲೂ ವಿಷಯ ಕುರಿತು ಚರ್ಚೆ ನಡೆಯದೆ ವೈಯಕ್ತಿಕ ಹಾಗೂ ರಾಜಕೀಯ ಕಾರಣದಿಂದ ಗದ್ದಲ ನಡೆಸಿ ಸಮಯ ಹಾಳು ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ಸದನದಲ್ಲಿ ಯಾವುದೇ ಮಸೂದೆ, ವಿಧೇಯಕ ಚರ್ಚೆಯಾಗದೇ ಮಂಡನೆಯಾಗಬಾರದು. ಅದಕ್ಕೆ ಸಭಾಧ್ಯಕ್ಷರೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕಾನೂನು ರೂಪಿಸುವ ಜವಾಬ್ದಾರಿ ಶಾಸಕರದ್ದಾಗಿದೆ. ಹೊಸ ವಿಧೇಯಕಗಳು ಸವಿಸ್ತಾರವಾಗಿ ಚರ್ಚೆ ಆದರೆ, ಅದಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳಿಂದ ಸಲಹೆ ಸೂಚನೆ ದೊರೆಯಬಹುದು. ಸಕಾರಾತ್ಮಕವಾಗಿದ್ದರೆ ಆ ಅಂಶವನ್ನು ಸೇರಿಸಿ ತಿದ್ದುಪಡಿ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಇತ್ತೀಚೆಗೆ ರಾಜ್ಯದ ವಿವಿಧೆಡೆ 7 ಹೊಸ ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದ್ದು, ಅದಕ್ಕೆ ಸಂಬಂಧಪಟ್ಟ ವಿಧೇಯಕ ಚರ್ಚೆಗೆ ಬರದೇ ಅಂಗೀಕಾರವಾಗಿದೆ. ಇದರಿಂದ ಆ ಹೊಸ ವಿಶ್ವವಿದ್ಯಾನಿಲಯಗಳಿಗೆ ಮೂಲ ಸೌಲಭ್ಯ ಕಲ್ಪಿಸದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನವಿಲ್ಲದೆ ವಿದ್ಯಾರ್ಥಿಗಳಿಂದ ಸಂಗ್ರಹವಾದ ಶುಲ್ಕ ದಿಂದಲೇ ಕಾರ್ಯ ನಿರ್ವಹಿಸಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕಾನೂನು ವಿದ್ಯಾರ್ಥಿಗಳು, ಯುವ ಜನತೆ ವಿಧಾನ ಸಭಾಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಚರ್ಚೆಯಾಗದೇ ಯಾವುದೇ ವಿಧೇಯಕ ಅಂಗೀಕರಿಸದಂತೆ ಒತ್ತಾಯಿಸಬೇಕು ಎಂದು ಸಲಹೆ ನೀಡಿದರು.

> ಶಾಸಕರು ಸದನಕ್ಕೆ ಹಾಜರಾದರೂ ಮಾತನಾಡುವುದೇ ವಿರಳ. ಆಸಕ್ತಿಯಿರುವ 15ರಿಂದ 20 ಶಾಸಕರು ಸದನದಲ್ಲಿ ಮಾತನಾಡುತ್ತಾರೆ. ವಿಧಾನ ಪರಿಷತ್‌ನಲ್ಲಿ 10ರಿಂದ 15 ಮಂದಿ ಮಾತ್ರ ಮಾತನಾಡುತ್ತಾರೆ. ಈಗಿನ ಹೊಸ ಪೀಳಿಗೆಯ ಜನಪ್ರತಿನಿಧಿಗಳಿಗೆ ಆಸಕ್ತಿಯೇ ಕಡಿಮೆಯಾಗುತ್ತಿದೆ. ಇದರಿಂದ ಆತ್ಮವಂಚನೆ ಮಾಡಿಕೊಳ್ಳುತ್ತಿದ್ದಾರೆ. ನಾಡು, ದೇಶದ ಬಗ್ಗೆ ಚಿಂತೆ ಇಲ್ಲದವರಂತೆ ವರ್ತಿಸುತ್ತಿದ್ದಾರೆ. ಇನ್ನಾದರೂ ಜನ ಜಾಗೃತರಾಗಬೇಕು. ಪ್ರಜ್ಞಾವಂತಿಕೆ ಮತದಾರರಲ್ಲಿ ಮೂಡಬೇಕು.
>
> – ಮರಿತಿಬ್ಬೇಗೌಡ, ವಿಧಾನ ಪರಿಷತ್ ಸದಸ್ಯ

ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ನಿರ್ದೇಶಕ ಕೆ.ದ್ವಾರಕನಾಥ್ ಮಾತನಾಡಿ, ರಾಜ್ಯದಲ್ಲಿ 2005ರಲ್ಲಿ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಸ್ಥಾಪಿಸಲಾಯಿತು. ಸಂಸದೀಯ ಸುಧಾರಣೆಗೆ ಶಿಫಾರಸ್ಸು ಮಾಡುವ ಹಾಗೂ ಸರ್ಕಾರ ಕೇಳಿದರೆ ವಿಧೇಯಕ ರಚಿಸುವ ಜವಾಬ್ದಾರಿ ನಿರ್ವಹಿಸುತ್ತಿದೆ. ವಿಧಾನಸಭೆಗೆ ಎಥಿಕ್ ಕಮಿಟಿ ಸ್ಥಾಪನೆ ಮಾಡುವಂತೆ ಶಿಫಾರಸ್ಸು ಮಾಡಲಾಗಿದೆ. ಸಂಸದೀಯ ಕಾನೂನು ಸುಧಾರಣೆಗೆ ಸಂಶೋಧನಾ ಕಾರ್ಯ ನಡೆಸಲಾಗುತ್ತಿದೆ. ಪುಸ್ತಕ ಪ್ರಕಟಿಸಲಾಗುತ್ತಿದೆ. ಅಲ್ಲದೆ, ಜಾಗೃತಿ ಮೂಡಿಸುವ ಹಲವು ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಯುವ ಜನರು ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಟ್ಟು, ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಅಣಕು ವಿಧಾನಸಭೆ ಅಧಿವೇಶನದಲ್ಲಿ ಶೇ.50ರಷ್ಟು ಮಹಿಳೆಯರಿಗೆ ಮೀಸಲಿಟ್ಟು, ಅವರಲ್ಲಿ ನಾಯಕತ್ವ ಗುಣ ಮೈಗೂಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಸಂಶೋಧನಾ ನಿರ್ದೇಶಕ ಡಾ.ಸಿ.ಎಸ್. ಪಾಟೀಲ್, ಸಂಶೋಧನಾ ಮುಖ್ಯಸ್ಥ ಡಾ.ರೇವಯ್ಯ ಒಡೆಯರ್, ವಿದ್ಯಾ ವರ್ಧಕ ಸಂಘದ ಗೌರವಾಧ್ಯಕ್ಷ ಗುಂಡಪ್ಪ ಗೌಡ, ವಿದ್ಯಾ ವರ್ಧಕ ಕಾನೂನು ಕಾಲೇಜು ಮಂಡಳಿ ಅಧ್ಯಕ್ಷ ಬಿ.ಶಿವಲಿಂಗಯ್ಯ, ಕಾಲೇಜಿನ ಪ್ರಾಂಶುಪಾಲರಾದ ಡಾ.ದೀಪ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಫೆ.13ಕ್ಕೆ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಜನ್ಮ ದಿನಾಚರಣೆ



ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ವಿದ್ಯಾಸಾಗರ್ ರಾಮೇಗೌಡ ಮಾತನಾಡಿದರು.

ಮೈಸೂರು, ಫೆ.9(ಜಿಎ)–ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಫೆ.13 ರಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ಟೌನ್ ಹಾಲ್ ಬಳಿಯ ರವೀಂದ್ರ ಕಲಾಕ್ಷೇತ್ರದಲ್ಲಿ 'ನಮ್ಮ ಎಂಡಿಎನ್' ಎಂಬ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರ 88ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಮುಖಂಡ ವಿದ್ಯಾಸಾಗರ್ ರಾಮೇಗೌಡ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ತಲೆಮಾರಿನ ಯುವಜನರಿಗೆ ರೈತ ಹೋರಾಟ ಎಂದರೆ ಬೀದಿಯಲ್ಲಿ ಪ್ರತಿಭಟನೆ, ಕಚೇರಿಗಳಿಗೆ ಮುತ್ತಿಗೆ ಹಾಕುವುದಷ್ಟೇ ಎಂಬಂತಾಗಿದೆ. ಆದರೆ ಅದನ್ನೇ ವೈಚಾರಿಕವಾಗಿ ಕಟ್ಟುವ ಕೆಲಸವನ್ನು ಎಂ.ಡಿ.ನಂಜುಂಡಸ್ವಾಮಿ ಮಾಡುತ್ತಿದ್ದರು. ಈ ಕೆಲಸದಲ್ಲಿ ರೈತ ಸಂಘ ನಿರತವಾಗಿದೆ ಎಂದರು.

ಅಂದಿನ ಕಾರ್ಯಕ್ರಮದಲ್ಲಿ ಬಾರು ಕೋಲು ಎಂಬ ಪುಸ್ತಕ ಬಿಡುಗಡೆ, ಎಂ.ಡಿ.ಎನ್ ನೆನಪಿನ ಉಪನ್ಯಾಸ, ಅವರ ಒಡನಾಡಿಗಳ ಜೊತೆ ಸಂವಾದ, ಡೈರೆಕ್ಟ್ ಆಕ್ಷನ್ ನಾಟಕ ಪ್ರದರ್ಶನ, ನಾಟಿ ಬಿತ್ತನೆ ಬೀಜಗಳ ಪ್ರದರ್ಶನ, ನಮ್ದು ರೈತರ ಸಂತೆ, ಹೋರಾಟದ ಹಾಡುಗಳು, ಎಂ.ಡಿ.ಎನ್ ಜೀವನ ಮತ್ತು ಹೋರಾಟದ ಛಾಯಾಚಿತ್ರ ಪ್ರದರ್ಶನ ಇರಲಿವೆ. ರಾಜ್ಯದ ಮೂಲೆ ಮೂಲೆಗಳಿಂದ ರೈತರು ತಮ್ಮ ತಮ್ಮ ವಾಹನ ಹಾಗೂ ರೈಲಿನ ಮೂಲಕ ಆಗಮಿಸಿ ಪಾಲ್ಗೊಳ್ಳಲಿದ್ದಾರೆ ಎಂದದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಮಂಜುಕಿರಣ್, ಕತ್ವಾಡಿಪುರ ಶಿವಣ್ಣ ಮರಿಶೆಟ್ಟಿ ಇಮ್ಮಾವು ರಘು, ಸತೀಶ್‌ರಾವ್, ಶ್ವೇತಾ, ಶಾಂತರಾಜು ಉಪಸ್ಥಿತರಿದ್ದರು.

ಮೈಸೂರು ಅರಮನೆ ಮುಂದಿದ್ದ 'ಐ ಲವ್ ಮೈಸೂರು' ಇಂಗ್ಲಿಷ್ ಫಲಕ ತೆರವು



ಕೋಟೆ ಆಂಜನೇಯಸ್ವಾಮಿ ದೇವಾಲಯ ಮುಂಭಾಗದ 'ಐ ಲವ್ ಮೈಸೂರು' ಫಲಕ ತೆರವುಗೊಳಿಸುತ್ತಿರುವುದು

ಮೈಸೂರು, ಫೆ9(ಎಂಟಿವೈ)– ಮೈಸೂರು ಅರಮನೆಗೆ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗದ ಆವರಣದಲ್ಲಿ ಮೈಸೂರು ಮಹಾನಗರ ಪಾಲಿಕೆ ಇಟ್ಟಿದ್ದ 'ಐ ಲವ್ ಮೈಸೂರು' ಫಲಕಕ್ಕೆ ಕನ್ನಡ ಪ್ರೇಮಿಗಳು ಮಸಿ ಬಳಿದಿದ್ದರು. ಹಾಗಾಗಿ ಫಲಕವನ್ನು ತೆರವುಗೊಳಿಸಲಾಯಿತು.

ಕಳೆದ ಮೂರು ದಿನದ ಹಿಂದಷ್ಟೇ 'ಐ ಲವ್ ಮೈಸೂರು' ಇಂಗ್ಲಿಷ್‌ನಲ್ಲಿದ್ದ ಫಲಕವನ್ನು ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂದಿನ ಆವರಣದಲ್ಲಿಡಲಾಗಿತ್ತು. ಪ್ರತಿದಿನ ಬೆಳಗ್ಗೆ ವಾಯು ವಿಹಾರಕ್ಕೆ ಬರುವವರು, ಪಾರಿವಾಳಗಳಿಗೆ ಆಹಾರ ನೀಡಲು ಬರುವವರು, ವಿವಾಹ ಪೂರ್ವ ಫೋಟೋ ಶೂಟ್‌ಗಾಗಿ ಬರುವವರು, ಜೊತೆಗೆ ಪ್ರವಾಸಿಗರು ಅರಮನೆ ಮುಂದಿನ ಈ ಫಲಕದ ಮುಂದೆ ಫೋಟೋ ತೆಗೆಸಿಕೊಳ್ಳುತ್ತಿದ್ದರು.

ಆದರೆ, ಕನ್ನಡ ಹೋರಾಟಗಾರರು ಫಲಕಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಪಾಲಿಕೆ ಅಭಯ ಸಿಬ್ಬಂದಿ ಫಲಕವನ್ನು ಸ್ಥಳಾಂತರಿಸಿದ್ದಾರೆ. ಮಸಿ ಬಳಿದಿದ್ದ ಫಲಕದಿಂದ ಪ್ರವಾಸಿಗರಿಗೆ ಮುಜುಗರ ತಪ್ಪಿಸುವ ಉದ್ದೇಶದಿಂದ 'ಐ ಲವ್ ಮೈಸೂರು' ಫಲಕವನ್ನು ಪುರಭವನ ಆವರಣದಲ್ಲಿರಿಸಲಾಗಿದೆ.

ನೋ ಪಾರ್ಕಿಂಗ್ ಬರಹಕ್ಕೂ ಮಸಿ: ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ ಪ್ರವಾಸಿಗರು ವಾಹನ ನಿಲುಗಡೆ ಮಾಡುವುದಕ್ಕೆ ಕಡಿವಾಣ ಹಾಕಲು ಬಿಳಿ ಬಣ್ಣದಲ್ಲಿ ಇಂಗ್ಲೀಷ್‌ನಲ್ಲಿ 'ನೋ ಪಾರ್ಕಿಂಗ್' ಎಂದು ದಪ್ಪ ಅಕ್ಷರದಲ್ಲಿ ಬರೆಯ ಲಾಗಿತ್ತು. ಆದರೆ, ಆ ಅಕ್ಷರದ ಮೇಲೂ ಮಸಿ ಬಳಿಯಲಾಗಿದೆ.



ನಾಳೆ 'ಸುವರ್ಣ ಕರ್ನಾಟಕ' ಪ್ರಶಸ್ತಿ ಪ್ರದಾನ



ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಮಾತನಾಡಿದರು.

ಮೈಸೂರು, ಫೆ.9(ಜಿಎ)–ಸುವರ್ಣ ಕರ್ನಾಟಕದ ಕಾರ್ಯಕ್ರಮದ ಅಂಗವಾಗಿ ಉಡುಪಿ ಜಿಲ್ಲೆ ನಾಟ್ಕದೂರು ಮುದ್ರಾಡಿನ ನಮ ತುಳುವೆರ್ ಕಲಾ ಸಂಘಟನೆ ವತಿಯಿಂದ ಫೆ.11 ರಂದು ಸಂಜೆ 6ಕ್ಕೆ ರಾಮಕೃಷ್ಣ ನಗರದಲ್ಲಿರುವ ನಟನ ರಂಗ ಮಂದಿರದಲ್ಲಿ ಸುವರ್ಣ ಕರ್ನಾಟಕ ರಂಗ ಅಭಿಯಾನ, ಸುವರ್ಣ ಕರ್ನಾಟಕ ಪ್ರಶಸ್ತಿ ಪ್ರದಾನ ಹಾಗೂ ನಾಟಕ ಪ್ರದರ್ಶನ ಆಯೋಜಿಸಲಾಗಿದೆ ಎಂದು ಹಿರಿಯ ರಂಗಕರ್ಮಿ ಸಿ. ಬಸವಲಿಂಗಯ್ಯ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ರಂಗ ನಿರ್ದೇಶಕ ಡಾ.ಶ್ರೀಪಾದ್ ಭಟ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ ವಹಿಸಲಿದ್ದಾರೆ ಎಂದರು.

ರಂಗಕರ್ಮಿಗಳಾದ ಮಂಡ್ಯ ರಮೇಶ್, ರಾಜಶೇಖರ ಕದಂಬ, ಪತ್ರಿಕೋದ್ಯಮಿ ಶಿವಮೂರ್ತಿ ಜಪ್ತಿಮಠ, ಜಾನಪದ ಕಲಾವಿದ ಮಂಜುನಾಥ್ ಹಾಗೂ ಸಮಾಜ ಸೇವಕ ಸಿದ್ದೇಗೌಡ ಅವರಿಗೆ ಸುವರ್ಣ ಕರ್ನಾಟಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದ್ದು, ವೇದಿಕೆ ಕಾರ್ಯಕ್ರಮದ ನಂತರ ಸಾಲಿಯಾನ್ ಉಮೇಶ್ ನಾರಾಯಣ ನಿರ್ದೇಶನದಲ್ಲಿ ಅಂಬೆ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷ ಸುಕುಮಾರ್ ಮೋಹನ್ ಉಪಸ್ಥಿತರಿದ್ದರು.

ಆರ್. ಐಶ್ವರ್ಯಗೆ ಪಿಎಚ್.ಡಿ



ಮೈಸೂರು, ಫೆ.9– ಡಾ. ಕೃಷ್ಣ ಹೊಂಬಾಳ್ ಮಾರ್ಗದರ್ಶನದಲ್ಲಿ ಆರ್. ಐಶ್ವರ್ಯ ಅವರು ರಾಜ್ಯಶಾಸ್ತ್ರ ವಿಷಯದಲ್ಲಿ ಸಂಶೋಧನೆ ನಡೆಸಿ ಸಾದರಪಡಿಸಿದ ಮಹಾಪ್ರಬಂಧವನ್ನು ಮೈಸೂರು ವಿಶ್ವವಿದ್ಯಾನಿಲಯ ಪಿಎಚ್.ಡಿ ಪದವಿಗೆ ಅಂಗೀಕರಿಸಿದೆ.

ಮಹನೀಯರ ತತ್ವ ಸಂದೇಶ ಪಾಲನೆ ಅತ್ಯಗತ್ಯ

ಮೈಸೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅಭಿಮತ



ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರದ ವಿಶ್ವಜ್ಞಾನಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ 'ವೈವಿಧ್ಯತೆಯಲ್ಲಿ ಸಾಮರಸ್ಯ : 21ನೇ ಶತಮಾನದಲ್ಲಿ ಸಾರ್ವತ್ರಿಕ ಜವಾಬ್ದಾರಿ ಮತ್ತು ಮೈತ್ರಿ ಪ್ರಪಂಚದ ಘೋಷಣೆ' ವಿಷಯ ಕುರಿತ ಚರ್ಚಾಗೋಷ್ಠಿಯನ್ನು ಮೈಸೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅವರು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಟಿಬೆಟಿಯನ್ನರ ಧರ್ಮಗುರು ದಲೈಲಾಮ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿದರು.

ಮೈಸೂರು,ಫೆ.9(ಎಂಟಿವೈ)– ಸಾಮರಸ್ಯದ ತಳಹದಿ ಮೇಲೆ ರೂಪಿತಗೊಂಡಿರುವ ಭಾರತದಲ್ಲಿ ಶಾಂತಿ, ಸೌಹಾರ್ದತೆ ಮುಂದುವರೆಸಲು ಮಹನೀಯರ ತತ್ವ ಸಂದೇಶ ಪಾಲಿಸುವ ಅಗತ್ಯವಿದೆ ಎಂದು ಮೈಸೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಎನ್. ಕೆ.ಲೋಕನಾಥ್ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರ, ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟಗಳ ಸಂಘ ಹಾಗೂ ಟಿಬೇಟ್‌ಗಾಗಿ ದುಡಿಯುವ ಸ್ವಯಂಸೇವಕ ಸಂಘದ ಸಂಯುಕ್ತಾಶ್ರಯದಲ್ಲಿ ವಿಶ್ವಜ್ಞಾನಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ 'ವೈವಿಧ್ಯತೆಯಲ್ಲಿ ಸಾಮರಸ್ಯ : 21ನೇ ಶತಮಾನದಲ್ಲಿ ಸಾರ್ವತ್ರಿಕ ಜವಾಬ್ದಾರಿ ಮತ್ತು ಮೈತ್ರಿ ಪ್ರಪಂಚದ ಘೋಷಣೆ' ವಿಷಯ ಕುರಿತ ಚರ್ಚಾಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಸಂದರ್ಭದಲ್ಲಿ ದೇಶ, ದೇಶಗಳ ನಡುವೆ ಯುದ್ಧ ನಡೆಯುವ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಈಗಾಗಲೇ ಕೆಲ ದೇಶಗಳ ನಡುವೆ ಯುದ್ಧ ಜರುಗುತ್ತಿದ್ದು, ಪರಸ್ಪರ ವೈಷಮ್ಯ ಉಂಟಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ಸಂದೇಶ ಪಾಲನೆ ಅಗತ್ಯವಾಗಿದೆ. ಆ ಸಂದೇಶದ ಮೂಲಕ ಶಾಂತಿ ಸ್ಥಾಪಿಸಬೇಕಾಗಿದೆ ಎಂದು.

ಭಾರತ ಸಾಮರಸ್ಯದ ತಳಹದಿಯ ಮೇಲೆ ನಿಂತಿದೆ. ಇಲ್ಲಿನ ಮಹಾ ಜ್ಞಾನಿಗಳು ಜಗತ್ತಿಗೆ ಶಾಂತಿ ಸಂದೇಶ ಸಾರಿದರು. ಸಹಿಷ್ಣುತೆಗೆ ಹೆಸರಾದ ಭಾರತಕ್ಕೆ ಭಗವಾನ್ ಬುದ್ದ ಕಲಿಸಿದ ಬಲವಾದ ಸಹಾನುಭೂತಿಯಿಂದ ಜಗತ್ತನ್ನು ನಿರ್ಮಿಸಲು ನಾವೆಲ್ಲರೂ ಶ್ರಮಿಸಬೇಕು. ಪರಸ್ಪರ ಶಾಂತಿ, ಸೌಹಾರ್ದತೆಯಿಂದ ಪ್ರತಿಯೊಬ್ಬರು ಬಾಳುವಂತಾಗಬೇಕು. ನಾವು ಸಹಾನುಭೂತಿಯುಳ್ಳ ವಿಶ್ವ ಸಮಾಜವನ್ನು ನಿರ್ಮಿಸಿದಾಗ ಮಾತ್ರ ದುಷ್ಟ ಅಭಿವ್ಯಕ್ತಿಗಳನ್ನು ಕೊನೆಗೊಳಿಸಬಹುದು. ಸಹಾನುಭೂತಿಯ ಅಭಿವ್ಯಕ್ತಿಯ ಮೌಲ್ಯಗಳನ್ನು ಬೆಳೆಸುವುದು ಮಾನವಕುಲದ ಸಾರ್ವತ್ರಿಕ ಜವಾಬ್ದಾರಿ. ಸಾಮರಸ್ಯದ ಮಾತುಗಳು ಕೇವಲ ಮಾತುಗಳಾಗೇ ಉಳಿಯದೆ, ಆಚರಣೆಗೆ ಬರಬೇಕು. ಆಗ ಮಾತ್ರ ಬದಲಾವಣೆ ಸಾಧ್ಯ ಎಂದು ತಿಳಿಸಿದರು.

ಮೈಸೂರು ವಿವಿಯ ಅಂತಾರಾಷ್ಟ್ರೀಯ ಕೇಂದ್ರದ ನಿರ್ದೇಶಕ ಪ್ರೊ.ಡಿ.ಆನಂದ್ ಮಾತನಾಡಿ, ಪ್ರತಿಯೊಬ್ಬರಿಗೂ ತನ್ನ ನೆಲದ ಸಂಸ್ಕೃತಿ, ಆಚಾರ–ವಿಚಾರದ ಹೆಮ್ಮೆ ಇರಲಿದೆ. ಆದರೆ ವಾಸ್ತವದಲ್ಲಿ ಧರ್ಮ, ಜಾತಿ, ಬಣ್ಣ ಹಾಗೂ ಭೌಗೋಳಿಕ ವಿಚಾರವಾಗಿ ಜಗತ್ತಿನಲ್ಲಿ ಪರಸ್ಪರ ಯುದ್ಧವಾಗುತ್ತಿದೆ. ಇದು ಕಳವಳವನ್ನುಂಟು ಮಾಡಿದೆ. ಮತ್ತೊಬ್ಬರನ್ನು ಗೌರವಿಸುವ ಮತ್ತು ಇತರರು ಕೂಡ ತನ್ನಂತೆ ಎಂದು ಭಾವಿಸುವ ಮನೋಧರ್ಮವನ್ನು ನಾವೆಲ್ಲ ಬೆಳೆಸಿಕೊಳ್ಳಬೇಕು. ಎಲ್ಲರೂ ತನ್ನವರು ಎಂದುಕೊಂಡರೆ ಅರ್ಧಕ್ಕೆ ಅರ್ಧ ಸಮಸ್ಯೆಯೇ ಬಗೆಹರಿಯುತ್ತದೆ. ಯುದ್ಧಗಳು ಹೊರ ಪ್ರಪಂಚಕ್ಕಿಂತ ಹೆಚ್ಚಾಗಿ ನಮ್ಮ ಮನಸ್ಸಿನಲ್ಲಿ, ನಮ್ಮ ಬುದ್ಧಿಯಲ್ಲಿ ನಡೆಯುತ್ತಿದೆ. ಇದು ತುಂಬಾ ಅಪಾಯಕಾರಿ. ಸಾಮರಸ್ಯ ಎನ್ನುವುದು ನಮ್ಮ, ನಮ್ಮ ಮನಸ್ಸಿನಲ್ಲಿ ಗಾಢವಾಗಿ ಬೆಳೆಯಬೇಕು. ಆ ಮೂಲಕ ಜಗತ್ತನ್ನು ಒಟ್ಟುಗೂಡಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಂದರ್ಶಕ ಪ್ರಾಧ್ಯಾಪಕರಾದ ಪ್ರೊ.ಆರ್.ಇಂದಿರಾ, ಕೇಂದ್ರೀಯ ಟಿಬೇಟಿಯನ್ ಆಡಳಿತದ ಅಧ್ಯಕ್ಷ ಸ್ಕೈಯಾಂಗ್ ಪೆನ್ಪ ಸೆರಿಂಗ್, ಎಆರ್‌ಇಸಿ ನಿರ್ದೇಶಕ ಪ್ರೊ.ಜೆ. ಸೋಮಶೇಖರ್, ವಿ.ಟ್ಯಾಗ್ ಸಂಯೋಜಕ ಲಾರಾಂಗ್, ಫೀಸಾ ಅಧ್ಯಕ್ಷ ಸೈಯಾದ್ ಇಫ್ತಿಕರ್, ಹೆಚ್.ಮೆಜ್ದಾನಿ ಇತರರು ಇದ್ದರು.

ಮೈಸೂರು ಮಿತ್ರ ಶನಿವಾರ 10 ಫೆಬ್ರವರಿ 2024

ಬಾಕಿ ಅರ್ಜಿಗಳನ್ನು ಶೀಘ್ರ ಪರಿಶೀಲಿಸಿ



ವಿರಾಜಪೇಟೆಯಲ್ಲಿ ಅಕ್ರಮ–ಸಕ್ರಮ ಸಮಿತಿಯ ಕಚೇರಿಯನ್ನು ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಅಕ್ರಮ– ಸಕ್ರಮ ಸಮಿತಿ ಅಧ್ಯಕ್ಷ ಆರ್.ಕೆ.ಅಬ್ದುಲ್ ಸಲಾಂ ಮತ್ತಿತರರಿದ್ದರು.

ವಿರಾಜಪೇಟೆ, ಫೆ.9– ತಾಲೂಕಿನಲ್ಲಿ ಸಾವಿರಕ್ಕೂ ಹೆಚ್ಚು ವಿಲೇವಾರಿ ಅರ್ಜಿಗಳು ಬಾಕಿ ಉಳಿದಿದ್ದು, ಅಕ್ರಮ ಸಕ್ರಮ ಸಮಿತಿ ಇವುಗಳನ್ನು ಕೂಡಲೇ ಪರಿಶೀಲಿಸಿ ಒಂದು ವಾರದಲ್ಲಿ ಫಲಾನುಭವಿಗಳಿಗೆ ವಿತರಿಸುವ ಕೆಲಸ ಮಾಡಬೇಕು ಎಂದು ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದರು.

ನಗರದ ಲೋಕೋಪಯೋಗಿ ಇಲಾಖೆ ಕಚೇರಿಯ ಕಟ್ಟಡದಲ್ಲಿ ಅಕ್ರಮ–ಸಕ್ರಮ ಸಮಿತಿಯ ಕಚೇರಿ ಉದ್ಘಾಟನೆ ಹಾಗೂ ಸಮಿತಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಂದಾಯ ಸಚಿವರ ಸೂಚನೆಯಂತೆ ಈಗಾಗಲೇ ಅಕ್ರಮ–ಸಕ್ರಮ ಸಮಿತಿ ರಚಿಸಲಾಗಿದೆ. ರೈತರು, ಬಡವರ್ಗದ ಪರ ಕಾಂಗ್ರೆಸ್ ಇದ್ದು, ಪ್ರಾಮಾಣಿಕವಾಗಿ ಬಡಕುಟುಂಬಗಳಿಗೆ ಸೌಲಭ್ಯಗಳು ದೊರಕುವಂತಾಗಬೇಕು. ಪಕ್ಷದ ಕಾರ್ಯಕರ್ತರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಅಕ್ರಮ ಸಕ್ರಮ ಸಮಿತಿಯವರು ಅಧಿಕಾರಿಗಳೊಂದಿಗೆ ಅರ್ಹ ಫಲಾನುಭವಿಗಳನ್ನು ಗುರುತಿಸಿ ಭೂಮಿಯ ಹಕ್ಕುಪತ್ರ ನೀಡಗಬೇಕು. ಇದಕ್ಕೆ ನನ್ನ ಸಂಪೂರ್ಣ ಸಹಕಾರ ಇದೆ ಎಂದು ಹೇಳಿದರು.

ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ಈಗಾಗಲೇ 1718 ಅರ್ಜಿಗಳು ಬಾಕಿ ಉಳಿದಿವೆ. ಅಕ್ರಮ ಸಕ್ರಮ ಸಮಿತಿ ನೂತನ ಅಧ್ಯಕ್ಷ ಆರ್.ಕೆ.ಅಬ್ದುಲ್ ಸಲಾಂ ಕಡುಬಡವರು ಮತ್ತು ರೈತರಿಗೆ ಅನುಕೂಲ ಕಲ್ಪಿಸಲಿ ಎಂದರು.

ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಆರ್.ಕೆ. ಅಬ್ದುಲ್ ಸಲಾಂ, ಮಾತನಾಡಿ ನನಗೆ ನೀಡಿರುವ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ. ಪ್ರತಿಯೊಬ್ಬರಿಗೂ ಸವಲತ್ತು, ಭೂಮಿ ಹಕ್ಕುಗಳನ್ನು ತಲುಪಿಸಲು ಶ್ರಮಿಸಲಾಗುವುದು ಎಂದರು. ತಹಶೀಲ್ದಾರ್ ರಾಮಚಂದ್ರ, ಕಾಂಗ್ರೆಸ್ ಮುಖಂಡ ವಿ.ಕೆ.ಸತೀಶ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಗರಾಧ್ಯಕ್ಷ ಮಾದಂಡ ತಿಮ್ಮಯ್ಯ, ಪೊನ್ನಂಪೇಟೆ ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಲಾಲಾ ಅಪ್ಪಣ್ಣ, ಮಡಿಕೇರಿ ಅಧ್ಯಕ್ಷ ನೆರವಂಡ ಉಮೇಶ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಮುಖಂಡರಾದ ವಿರಾಜಪೇಟೆ ಉಸ್ಮಾನ್ ಹಾಜಿ, ಎಂ.ಎಸ್.ಪೂವಯ್ಯ, ಪಿ.ಜಿ.ಅಯ್ಯಪ್ಪ, ಜಿ.ಜಿ.ಮೋಹನ್, ಚೆಂಬೆಬೆಳ್ಳೂರಿನ ಕೋಳೇರ ಟೀನಾ, ಎಂ.ಎಂ.ಶಶಿಧರನ್, ಪುರಸಭೆ ಸದಸ್ಯರಾದ ಡಿ.ಪಿ.ರಾಜೇಶ್, ಮಹ್ಮದ್ ರಾಫಿ, ಎಸ್.ಹೆಚ್.ಮತೀನ್, ಫಸಿಹಾ ತಬಸಮ್ ಉಪಸ್ಥಿತರಿದ್ದರು.



ಕುಶಾಲನಗರ ತಾಲೂಕಿನ ಹೆಬ್ಬಾಲೆ ವ್ಯಾಪ್ತಿಯ ಚಿನ್ನೇನಹಳ್ಳಿಯಲ್ಲಿ ಕಾಡಾನೆ ದಾಳಿಯಿಂದ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆ ವೆಂಕಟಮ್ಮ ಆರೋಗ್ಯ ವಿಚಾರಿಸಿದ ಶಾಸಕ ಡಾ.ಮಂತರ್‌ಗೌಡ.

ಡಿಸಿ ಕಚೇರಿ ಎದುರು ಸಿಎನ್‌ಸಿ ಕಾರ್ಯಕರ್ತರ ಧರಣಿ

ಕೊಡವ ಭೂ-ರಾಜಕೀಯ ಸ್ವಾಯತ್ತತೆ ನೀಡುವಂತೆ ಒತ್ತಾಯ



ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಎದುರು ಕೊಡವ ಭೂರಾಜಕೀಯ ಸ್ವಾಯತ್ತತೆ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟ ಅಧ್ಯಕ್ಷ ಎನ್.ಯು.ನಾಚಪ್ಪ ನೇತೃತ್ವದಲ್ಲಿ ಕಾರ್ಯಕರ್ತರು ಧರಣಿ ನಡೆಸಿದರು.

ಮಡಿಕೇರಿ, ಫೆ.9–ಕೊಡವ ಭೂ–ರಾಜಕೀಯ ಸ್ವಾಯತ್ತತೆ ಮತ್ತು ಹೊಸ ಸಂಸತ್‌ನಲ್ಲಿ ಪ್ರತ್ಯೇಕ ಕೊಡವ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕಾರ್ಯಕರ್ತರು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು.

ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ಪ್ರತಿಭಟನಾಕಾರರು, ಅತ್ಯಂತ ಸೂಕ್ಷ್ಮ ಆದಿಮ ಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಸಂವಿಧಾನದ ಅನುಚ್ಛೇದ 6ನೇ ಮತ್ತು 8ನೇ ಶೆಡ್ಯೂಲ್‌ನಡಿ ಕೊಡವ ಭೂ–ರಾಜಕೀಯ ಸ್ವಾಯತ್ತತೆ ನೀಡಬೇಕು. ಸಿಕ್ಕಿಂ ರಾಜ್ಯದ ಬೌದ್ಧ ಸನ್ಯಾಸಿ ಸಮುದಾಯದ 'ಸಂಘ' ಮತ ಕ್ಷೇತ್ರದ ಮಾದರಿಯಲ್ಲಿ ಹೊಸ ಸಂಸತ್‌ನಲ್ಲಿ ಪ್ರತ್ಯೇಕ ಕೊಡವ ಪ್ರಾತಿನಿಧ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.

ಎನ್.ಯು.ನಾಚಪ್ಪ ಮಾತನಾಡಿ, ಕೊಡವ ಲ್ಯಾಂಡ್ ಸ್ವಯಂ ಆಡಳಿತ ಮತ್ತು ಸಂಸತ್‌ನಲ್ಲಿ ಪ್ರತ್ಯೇಕ ಕೊಡವ ಪ್ರಾತಿನಿಧ್ಯದ ಕುರಿತು ರಾಷ್ಟ್ರಪತಿಗಳು ಸುಗ್ರೀವಾಜ್ಞೆ ಹೊರಡಿಸಬೇಕು. ಅಧ್ಯಕ್ಷೀಯ ಸುಗ್ರೀವಾಜ್ಞೆಯನ್ನು ಪ್ರಕಟಿಸಿ ಆರ್ಟಿಕಲ್ 32ರ ಅಡಿಯಲ್ಲಿ ಸಾಂವಿಧಾನಿಕ ಪರಿಹಾರವಾಗಿ ಸಾಂವಿಧಾನಿಕ ಕಾರ್ಯವಿಧಾನ ಪ್ರಾರಂಭಿಸಬೇಕೆಂದು ಒತ್ತಾಯಿಸಿದರು. ಕೊಡವ ಲ್ಯಾಂಡ್ ಸ್ವಯಂ ಆಡಳಿತ ಹಕ್ಕೊತ್ತಾಯ ಭಾರತ ಸಂವಿಧಾನ ಮತ್ತು ವಿಶ್ವರಾಷ್ಟ್ರ ಸಂಸ್ಥೆಯ ಚಾರ್ಟರ್‌ನಲ್ಲಿ ಪ್ರಸ್ತಾಪಿಸಲ್ಪಟ್ಟ ವಿಧಿಗಳ ಪ್ರಕಾರ ಸೂಕ್ಷ್ಮ ನಗಣ್ಯ ಸಮುದಾಯಗಳ ಸರ್ವಾಂಗೀಣ ವಿಕಾಸಕ್ಕಾಗಿ ಅಂತರ್ಗತವಾಗಿರುವ ಅನುವಂಶಿಕ, ಮೂಲಭೂತ, ಜನ್ಮಸಿದ್ಧ ಹಕ್ಕುಗಳನ್ನು ಕಾಯ್ದುಕೊಳ್ಳುವ ಮೂಲಕ ಸ್ವಯಂ ನಿರ್ಣಯದ ಹಕ್ಕನ್ನು ಎತ್ತಿ ಹಿಡಿಯಲು ನಿರೂಪಿಸಿರುವ ಘೋಷಣೆಯಾಗಿದೆ ಎಂದರು.

ಸೆಂಟ್ರಲ್ ವಿಸ್ಟಾ ಇದಕ್ಕಾಗಿ ಪ್ರತ್ಯೇಕ ವಿಶೇಷ ವರ್ಚುವಲ್ ಮತ್ತು ಅಮೂರ್ತ ಲೋಕಸಭೆ ಸ್ಥಾನಗಳನ್ನು ಅತ್ಯಂತ ಸೂಕ್ಷ್ಮ ಬುಡಕಟ್ಟು ಜನಾಂಗ ಕೊಡವರಿಗೆ ನೀಡಬೇಕು. ಹೊಸ ಸಂಸತ್ತಿನಲ್ಲಿ ಪ್ರತಿನಿಧಿಸಲು ವಿಶೇಷವಾದ ಕೊಡವ ಸಂಸದೀಯ ಮತ್ತು ಕೊಡವ ಅಸೆಂಬ್ಲಿ ಕ್ಷೇತ್ರಗಳನ್ನು ರಚಿಸಬೇಕು. ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಸಂವಿಧಾನದ ತತ್ವಗಳಿಗೆ ಬದ್ಧವಾಗಿದೆ. ನಾವು ನಮ್ಮ ರಾಷ್ಟ್ರದ ಸಾರ್ವಭೌಮತ್ವ ಮತ್ತು ಸಮಗ್ರತೆಯನ್ನು ಗೌರವಿಸುತ್ತಿದ್ದೇವೆ. ನಮ್ಮ ಕಾನೂನುಬದ್ಧ ಆಕಾಂಕ್ಷೆ ಮತ್ತು ಗೌರವಾನ್ವಿತ ಗುರಿಗಳು ಸಾಂವಿಧಾನಿಕ ಚೌಕಟ್ಟಿನೊಳಗೆ ಇವೆ. ಆದ್ದರಿಂದ ಸಂಸತ್‌ನಲ್ಲಿ ಕೊಡವರಿಗೆ ಪ್ರಾತಿನಿಧ್ಯ ಕಲ್ಪಿಸಬೇಕು ಮತ್ತು ಕೊಡವ ಭೂ–ರಾಜಕೀಯ ಸ್ವಾಯತ್ತತೆ ನೀಡಬೇಕೆಂದು ಒತ್ತಾಯಿಸಿದರು.

ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಧರಣಿಯಲ್ಲಿ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಅರೆಯಡ ಸವಿತಾ ಗಿರೀಶ್, ಚೋಳಪಂಡ ಜ್ಯೋತಿ ನಾಣಯ್ಯ, ಅಪ್ಪನೆರವಂಡ ಶಾಂತಿ ಅಚ್ಚಪ್ಪ ಜಮ್ಮಡ ಮೋಹನ್, ಪಟ್ಟಮಾಡ ಕುಶಾಲಪ್ಪ, ಕಾಂಡೇರ ಸುರೇಶ್, ಅಜ್ಜಿಕುಟ್ಟಿರ ಲೋಕೇಶ್, ಅರೆಯಡ ಗಿರೀಶ್, ಕಿರಿಯಮಾಡ ಶರೀನ್, ಚಂಬಂಡ ಜನತ್, ಅಜ್ಜಿನಿಕಂಡ ಸನ್ನಿ ಮಾಚಯ್ಯ, ಕೋಡಿರ ರತನ್ ಮತ್ತಿತರರು ಪಾಲ್ಗೊಂಡಿದ್ದರು.

ತೋಟದ ಕಾರ್ಮಿಕ ಆತ್ಮಹತ್ಯೆ


ಸುಂಟಿಕೊಪ್ಪ: ತೋಟದ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಶಾಂತಗಿರಿ ತೋಟದ ಲೈನ್ ಮನೆಯಲ್ಲಿ ಶುಕ್ರವಾರ ನಡೆದಿದೆ. ಸೆಂದಿಲ್(43) ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳ ಪರಿಶೀಲಿಸಿದ ಸುಂಟಿಕೊಪ್ಪ ಠಾಣೆ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಡಿಕೇರಿ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಮೃತನಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ.

ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ಮಡಿಕೇರಿ: ಗಾಂಜಾ ಮಾರುತ್ತಿದ್ದ ಇಬ್ಬರನ್ನು ಬಂಧಿಸಿರುವ ಸುಂಟಿಕೊಪ್ಪ ಠಾಣೆ ಪೊಲೀಸರು, 1 ಕೆಜಿ 450 ಗ್ರಾಂ ಗಾಂಜಾ ವಶ ಪಡಿಸಿಕೊಂಡಿದ್ದಾರೆ.

ಸುಂಟಿಕೊಪ್ಪ ಗದ್ದೆಹಳ್ಳ ನಿವಾಸಿ ಜೆ.ವಿಜಯ(28) ಮತ್ತು ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ನಿವಾಸಿ ಶ್ರೀಧರ(34) ಬಂಧಿತ ಆರೋಪಿಗಳು. ಈ ಸಂಬಂಧ ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಫಿ ಕಳವು ಪ್ರಕರಣ: ನಾಲ್ವರ ಬಂಧನ



ಎಂ.ಸಿ.ಜಯ, ಹೆಚ್.ಜಿ.ಶರತ್, ಪಿ.ಜೆ.ಸಾಜು, ಅಬ್ದುಲ್ ಅಜೀಜ್

ಮಡಿಕೇರಿ:ತೋಟದ ಕಣದಲ್ಲಿ ಒಣಗಿಸಲು ದಾಸ್ತಾನು ಮಾಡಿದ್ದ 350 ಕೆಜಿ ಕಾಫಿ ಹಣ್ಣನ್ನು ಕಳವು ಮಾಡಿದ ಮೂವರು ಹಾಗೂ ಖರೀದಿಸಿದ ಒಬ್ಬನನ್ನು ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಗ್ಗೋಡ್ಲು ಗ್ರಾಮದ ನಿವಾಸಿಗಳಾದ ಎಂ.ಸಿ.ಜಯ(45), ಹೆಚ್.ಜಿ.ಶರತ್(31), ಪಿ.ಜೆ.ಸಾಜು(44) ಮತ್ತು ಕಳವು ಕಾಫಿ ಖರೀದಿಸಿದ ನಗರದ ಅಬ್ದುಲ್ ಅಜೀಜ್ (49) ಬಂಧಿತರು. ಮತ್ತಿಬ್ಬರು ಕಗ್ಗೋಡ್ಲು ಗ್ರಾಮದ ಕೆ.ಎಂ.ಕಿಶೋರ್ ಕುಮಾರ್ ಮತ್ತು ಮನು ರೈ ತಲೆಮರೆಸಿಕೊಂಡಿದ್ದಾರೆ. ಕಳ್ಳತನ ಮಾಡಿದ್ದ 150 ಕೆಜಿ ಕಾಫಿ ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಗ್ಗೋಡ್ಲು ಗ್ರಾಮದ ನಿವಾಸಿ ವೈ.ಎ. ಚಿದಾನಂದ ಅವರು ತೋಟದ ಕಣದಲ್ಲಿ ಒಣಗಿಸಲು ಇಟ್ಟಿದ್ದ ಸುಮಾರು 2500 ಕೆಜಿ ಕಾಫಿ ಹಣ್ಣಿನಲ್ಲಿ 350 ಕೆಜಿ ಕಾಫಿಯನ್ನು ಜ.31ರಂದು ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಡಿವೈಎಸ್‌ಪಿ ಎಸ್.ಮಹೇಶ್ ಕುಮಾರ್, ವೃತ್ತ ನಿರೀಕ್ಷಕ ಯು. ಉಮೇಶ್, ಠಾಣಾಧಿಕಾರಿ ವಿ.ಶ್ರೀನಿವಾಸಲು ಹಾಗೂ ಅಪರಾಧ ತನಿಖಾ ಸಿಬ್ಬಂದಿಯ ವಿಶೇಷ ತಂಡ ರಚಿಸಲಾಗಿತ್ತು. ತನಿಖೆ ನಡೆಸಿದ ಪೊಲೀಸರು 4 ಆರೋಪಿಗಳನ್ನು ಬಂಧಿಸಿದ್ದಾರೆ.

ಜಿಲ್ಲೆ ಕಾಫಿ ವ್ಯಾಪಾರಸ್ಥರು ಕಾಫಿ ಖರೀದಿಸುವ ವೇಳೆ ರಶೀದಿ ನೀಡಬೇಕು ಹಾಗೂ ಮಾರಾಟದ ಸಂಪೂರ್ಣ ವಿವರ ಇಟ್ಟುಕೊಳ್ಳಬೇಕು. ಇಲ್ಲದಿದ್ದಲ್ಲಿ ಕಾಫಿ ಟ್ರೇಡರ್ಸ್ ಮಾಲೀಕರನ್ನು ನೇರ ಹೊಣೆಗಾರರನ್ನಾಗಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಎಚ್ಚರಿಸಿದ್ದಾರೆ.

ಸಾರ್ವಜನಿಕರ ಅಹವಾಲು ಸ್ವೀಕಾರ



ಮಡಿಕೇರಿಯ ತಹಶೀಲ್ದಾರ್ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಪವನ್ ಕುಮಾರ್ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಮಡಿಕೇರಿ: ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಪವನ್ ಕುಮಾರ್ ಶುಕ್ರವಾರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಕಂದಾಯ ನಿಗದಿ ಸೇರಿದಂತೆ ಭೂದಾಖಲೆ ಮತ್ತಿತರ ಸಂಬಂಧ ಹಲವು ಅರ್ಜಿಗಳು ಸಾರ್ವಜನಿಕರಿಂದ ಸಲ್ಲಿಕೆಯಾದವು. ಇದೇ ವೇಳೆ ಪವನ್ ಕುಮಾರ್ ಮಾತನಾಡಿ, ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆ ಮತ್ತಷ್ಟು ಸ್ಪಂದಿಸಬೇಕು. ಅಹವಾಲು ಆಲಿಸಿ, ಸಮಸ್ಯೆಗಳನ್ನು ಇತ್ಯರ್ಥಪಡಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಗಮನ ಹರಿಸುದು ಮೊದಲ ಆದ್ಯತೆ ಆಗಬೇಕು. ಯಾವುದೇ ಕಾರಣಕ್ಕೂ ಜನರನ್ನು ಅಲೆಸಬಾರದು ಎಂದು ಸೂಚಿಸಿದರು. ಲೋಕಾಯುಕ್ತ ಇನ್ಸ್‌ಪೆಕ್ಟರ್ ಲೋಕೇಶ್, ವಿವಿಧ ಇಲಾಖೆ ಅಧಿಕಾರಿಗಳಿದ್ದರು.

ಕೆ.ಟಿ.ಶ್ರೀನಿವಾಸ್ ನಿಧನ



ಕುಶಾಲನಗರ, ಫೆ.9– ಇಲ್ಲಿನ ಕಾಳಮ್ಮ ಕಾಲೋನಿ ನಿವಾಸಿಯಾದ ಪತ್ರಕರ್ತ ಕೆ.ಟಿ. ಶ್ರೀನಿವಾಸ್(48) ಅನಾರೋಗ್ಯದಿಂದ ಗುರುವಾರ ರಾತ್ರಿ ನಿಧನರಾದರು.

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಶುಕ್ರವಾರ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಆದಿಕರ್ನಾಟಕ ಸಂಘದ ಆಸ್ತಿ ರಕ್ಷಣೆಗಾಗಿ ಪ್ರತಿಭಟನೆ

- ಚಂದಕವಾಡಿಯಿಂದ ಚಾ.ನಗರದವರೆಗೆ ಪಾದಯಾತ್ರೆ
- ಸಂಘದ ಆಡಳಿತ ಮಂಡಳಿ ವಜಾಕ್ಕೆ ಒತ್ತಾಯ



ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂಭಾಗ ನಡೆದ ಆದಿ ಕರ್ನಾಟಕ ಸಮುದಾಯದ ಮುಖಂಡರ ಪ್ರತಿಭಟನೆಯಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿದರು.

ಚಾಮರಾಜನಗರ, ಫೆ.9–ತಾಲೂಕು ಆದಿಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ರಕ್ಷಿಸಬೇಕು ಎಂದು ಆಗ್ರಹಿಸಿ ಆದಿಕರ್ನಾಟಕ ಸಮುದಾಯದ ಮುಖಂಡರು ಶುಕ್ರವಾರ ಚಂದಕವಾಡಿ ಗ್ರಾಮದಿಂದ ಚಾಮರಾಜನಗರಕ್ಕೆ ಪಾದಯಾತ್ರೆ ನಡೆಸಿ, ಪ್ರತಿಭಟನೆ ನಡೆಸಿದರು.

ಜಿಲ್ಲಾಡಳಿತ ಭವನದ ಮುಂಭಾಗ ಸಮಾವೇಶಗೊಂಡ ಸಮುದಾಯದ ಮುಖಂಡರು, ಸಂಘದ ಆಸ್ತಿ ರಕ್ಷಣೆಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ವೇಳೆ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ತಾಲೂಕು ಆದಿಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ಪರಭಾರೆ ಸಂಬಂಧ ಜಿಲ್ಲಾಡಳಿತ ತನಿಖೆ ನಡೆಸಿ ವರದಿ ನೀಡಿ ತಪ್ಪಿಸ್ಥರ ವಿರುದ್ಧ ವಾರದೊಳಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳ್ಳಿಸುವುದಾಗಿ ಎಚ್ಚರಿಕೆ ನೀಡಿದರು.

ಸಂಘದ ಅಧ್ಯಕ್ಷ ನಂಜುಂಡಸ್ವಾಮಿ ಹಾಗೂ ಆಡಳಿತ ಮಂಡಳಿಯ ವಿರುದ್ಧ ಆಸ್ತಿ ಸಂರಕ್ಷಣಾ ಸಮಿತಿಯವರು ಮಾಡುತ್ತಿರುವ ಆರೋಪದಲ್ಲಿ ಸತ್ಯಾಂಶ ಇದೆ. ಈ ಸಂಬಂಧ ಇತ್ತೀಚಿಗೆ ನಡೆದ ಜನಸ್ಪಂದನ ಸಭೆಯಲ್ಲೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ದೂರು ನೀಡಿದ್ದು, ಸೂಕ್ತಕ್ರಮ ಜರುಗಿಸುವಂತೆ ಸಚಿವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ತನಿಖೆ ಚುರುಕುಗೊಳಿಸಿ ಕೂಡಲೇ ವರದಿಯನ್ನು ನೀಡಿ, ತಪ್ಪಿಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಆಸ್ತಿ ಪರಭಾರೆ ರದ್ದು ಪಡಿಸಬೇಕು. ಆಡಳಿತ ಮಂಡಳಿ ಲೋಪವೆಸಗಿದ್ದರೆ ವಜಾಗೊಳಿಸಿ, ಆಡಳಿತಾಧಿಕಾರಿಯನ್ನು ನೇಮಕ ಮಾಡಬೇಕು. ಸಮುದಾಯದ ಎಲ್ಲರನ್ನು ಸದಸ್ಯರನ್ನಾಗಿಸಿ, ಹೊಸ ಸಮಿತಿ ರಚಿಸಬೇಕು. ಸಮುದಾಯದ ಹಿತಕಾಯಲು ಜಿಲ್ಲಾಡಳಿತ ಮುಂದಾಗಬೇಕು ಎಂದರು.

ಮೈಸೂರಿನ ಉರಿಲಿಂಗಿಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ ಮಾತನಾಡಿ, ಅಂಬೇಡ್ಕರ್ ಅನುಯಾಯಿಗಳಾದ ನಾವೆಲ್ಲರು ಕಾನೂನನ್ನು ಗೌರವಿಸಬೇಕು. ಸಂವಿಧಾನ ಹಾಗೂ ಕಾನೂನಿನ ವಿರುದ್ಧವಾದ ಸಂಘದ ಕಮಿಟಿ ರದ್ದಾಗಬೇಕು. ಮೈಸೂರಿನಲ್ಲಿ ಅನೇಕ ಕಡೆ ಆದಿಕರ್ನಾಟಕ ಸಂಘಟನೆಗಳು ಬಹಳ ವ್ಯವಸ್ಥಿತವಾಗಿ ನಡೆಯುತ್ತಿವೆ. ನೂರಾರು ಕೋಟಿ ರೂ. ಆಸ್ತಿಯನ್ನು ಹೊಂದಿದೆ. ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗ ನೀಡಲು ಶ್ರಮಿಸುತ್ತಿದ್ದೇವೆ. ಆದರೆ, ಚಾ.ನಗರದಲ್ಲೂ ಸಂಘ ಉತ್ತಮವಾಗಿ ಬೆಳೆಯಬೇಕು. ಒಂದೇ ಸಮುದಾಯದಲ್ಲಿ ಇಂತಹ ಭಿನ್ನಾಪ್ರಾಯ ಬೇಡ ಎಂದರು.

ನಂತರ ಅಪರ ಜಿಲ್ಲಾಧಿಕಾರಿ ಗೀತಾ ಹುಡೇದ ಅವರಿಗೆ ಮನವಿ ಸಲ್ಲಿಸಲಾಯಿತು.

ಚಂದಕವಾಡಿಯಿಂದ ಪಾದಯಾತ್ರೆ: ತಾಲೂಕಿನ ಚಂದಕವಾಡಿ ಅಂಬೇಡ್ಕರ್ ಭವನದಿಂದ ನೂರಾರು ಸಂಖ್ಯೆಯಲ್ಲಿ ಪಾದಯಾತ್ರೆ ಹೊರಟು ರಾಮಸಮುದ್ರದ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಅಲ್ಲಿಂದ ಜಿಲ್ಲಾಡಳಿತ ಭವನದವರೆಗೆ ಪಾದಯಾತ್ರೆ ನಡೆಸಲಾಯಿತು. ಪಾದಯಾತ್ರೆಯಲ್ಲಿ ಅಂಬೇಡ್ಕರ್, ಬಿ.ರಾಚಯ್ಯ, ಕೆ.ಸಿ.ರಂಗಯ್ಯ ಅವರ ಭಾವಚಿತ್ರಗಳನ್ನು ಪ್ರತಿಭಟನಾಕಾರರು ಪ್ರದರ್ಶಿಸಿದರು.

ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯ ಆರ್.ಪಿ. ನಂಜುಂಡಸ್ವಾಮಿ, ದಲಿತ ಹಿರಿಯ ಮುಖಂಡ ವೆಂಕಟರಮಣಸ್ವಾಮಿ, ನಲ್ಲೂರು ಸೋಮೇಶ್ವರ್, ನಾಗವಳ್ಳಿ ನಾಗಯ್ಯ, ನಲ್ಲೂರು ಮಹದೇವಸ್ವಾಮಿ, ಯಜಮಾನರಾದ ಮಂಗಲ ರಂಗಸ್ವಾಮಿ, ಹೊಂಗನೂರು ವೀರಣ್ಣ, ಹೊಸೂರು ಸೋಮಣ್ಣ, ಚನ್ನಂಜಯ್ಯ, ಪಾಪಯ್ಯ, ಹೊಂಗನೂರು ಪುಟ್ಟಸ್ವಾಮಿ, ಸಿ.ಎಂ.ಕೃಷ್ಣಮೂರ್ತಿ, ಗೋವಿಂದರಾಜು, ನಲ್ಲೂರು ಪರಮೇಶ್, ಬ್ಯಾಡಮೂಡ್ಲು ಬಸವಣ್ಣ, ಮೋಹನ್ ನಗು, ಅಕ್ಷಯ್ ಇದ್ದರು.

ಶಿವರಾತ್ರಿ ಜಾತ್ರೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ



ಮಹದೇಶ್ವರಬೆಟ್ಟದ ಲೋಕೋಪಯೋಗಿ ಇಲಾಖೆಯ ಸಭಾಂಗಣದಲ್ಲಿ ಸಚಿವ ಕೆ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ನಡೆಯಿತು. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶಾಸಕ ಎಂ.ಆರ್.ಮಂಜುನಾಥ್, ಜಿಲ್ಲಾಧಿಕಾರಿ ಶಿಲ್ಪನಾಗ್ ಮತ್ತಿತರರು ಇದ್ದರು.

ಚಾಮರಾಜನಗರ, ಫೆ.9–ಮಲೆಮಹದೇಶ್ವರಬೆಟ್ಟದ ಮಹಾಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಎಲ್ಲಾ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಲೆಮಹದೇಶ್ವರಬೆಟ್ಟದ ಲೋಕೋಪಯೋಗಿ ಇಲಾಖೆಯ ತಪೋಭವನ ಸಭಾಂಗಣದಲ್ಲಿ ಶುಕ್ರವಾರ ಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಮಹೋತ್ಸವ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಾತ್ರೆಗೆ ಲಕ್ಷಾಂತರ ಭಕ್ತಾದಿಗಳು ಕ್ಷೇತ್ರಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಪರ ಮಾಡುವ ಸ್ಥಳದಲ್ಲಿ ಟ್ಯಾಂಕರ್ ಮೂಲಕ ಶುದ್ಧ ಕುಡಿಯುವ ನೀರು ಪೂರೈಸಬೇಕು. ಪಾದಯಾತ್ರೆ ಮೂಲಕ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೂ ಕುಡಿಯುವ ನೀರು ಸರಬರಾಜು ಮಾಡಬೇಕು ಎಂದರು.

ಸರತಿ ಸಾಲಿನಲ್ಲಿ ದೇವರ ದರ್ಶನ ಮಾಡುವವರಿಗೆ ನೆರಳಿಗೆ ವ್ಯವಸ್ಥೆ ಇರಬೇಕು. ಕಾಯಂ ಶೌಚಾಲಯಗಳೊಂದಿಗೆ ತಾತ್ಕಾಲಿಕ ಶೌಚಾಲಯಗಳನ್ನು ಸಹ ಅಳವಡಿಸಬೇಕು. ಜಾತ್ರೆ ಸಂದರ್ಭದಲ್ಲಿ ಹೆಚ್ಚು ಭಕ್ತರು ಬರುವುದರಿಂದ ಸ್ವಚ್ಛತಾ ನಿರ್ವಹಣೆಗೆ ಹೆಚ್ಚು ಪೌರಕಾರ್ಮಿಕರನ್ನು ನಿಯೋಜಿಸಿಕೊಳ್ಳಬೇಕು. ಕ್ಷೇತ್ರದಲ್ಲಿ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ತಾಳುಬೆಟ್ಟದಿಂದಲೇ ಪ್ಲಾಸ್ಟಿಕ್ ವಸ್ತುಗಳನ್ನು ತರದಂತೆ ಭಕ್ತಾದಿಗಳಿಗೆ ಮನವರಿಕೆ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಾತ್ರೆ ದಿನಗಳಲ್ಲಿ ವಿಶೇಷ ದಾಸೋಹ ಇರಬೇಕು. ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕಲ್ಪಿಸಬೇಕು. ಕೆಎಸ್‌ಆರ್‌ಟಿಸಿ ಬಸ್, ಇನ್ನಿತರ ಲಘು ವಾಹನಗಳಿಗೂ ನಿಗದಿತ ಸ್ಥಳ ಇರಬೇಕು. ಭದ್ರತೆಗೆ ಪೊಲೀಸ್ ನಿಯೋಜನೆ, ವಿದ್ಯುತ್ ದೀಪಾಲಂಕಾರ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ, ಇತರೆ ಅಗತ್ಯ ಕ್ರಮ ವಹಿಸಬೇಕೆಂದು ಸಚಿವರು ತಿಳಿಸಿದರು.

ಸಾಲೂರು ಮಠದ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮೀಜಿ, ಶಾಸಕ ಎಂ.ಆರ್. ಮಂಜುನಾಥ್, ಜಿಲ್ಲಾಧಿಕಾರಿ ಶಿಲ್ಪನಾಗ್, ಜಿಪಂ ಸಿಇಓ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉದೇಶ, ಅರಣ್ಯ ಸಂರಕ್ಷಣಾಧಿಕಾರಿ ಡಾ.ಸಂತೋಷ್‌ಕುಮಾರ್, ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪಕಾರ್ಯದರ್ಶಿ ಚಂದ್ರಶೇಖರ್, ತಹಶೀಲ್ದಾರ್ ಮಂಜುಳಾ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಮಹದೇವಮ್ಮ ನಿಧನ

ಹನೂರು: ತಾಲೂಕಿನ ಪ್ರಜಾವಾಣಿ ವರದಿಗಾರ ಬಸವರಾಜು ಅವರ ತಾಯಿ ಕಣ್ಣೂರು ಗ್ರಾಮದ ಮಹಾದೇವಮ್ಮ(52) ಹೃದಯಾಘಾತದಿಂದ ಶುಕ್ರವಾರ ನಿಧನರಾದರು.



ಮೃತರು ಪತಿ, ಪುತ್ರ ಹಾಗೂ ಅಪಾರ ಬಂಧು–ಬಳಗವನ್ನು ಅಗಲಿದ್ದಾರೆ. ಶನಿವಾರ ಮಧ್ಯಾಹ್ನ ಕಣ್ಣೂರು ಗ್ರಾಮದ ಮೃತರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂತಾಪ: ಶಾಸಕ ಎಂ.ಆರ್.ಮಂಜುನಾಥ್, ಮಾಜಿ ಶಾಸಕರಾದ ಆರ್. ನರೇಂದ್ರ, ಪರಿಮಳಾ ನಾಗಪ್ಪ, ಬಿಜೆಪಿ ಮುಖಂಡರಾದ ದತ್ತೇಶ್ ಕುಮಾರ್, ಜನಧ್ವನಿ ವೆಂಕಟೇಶ್, ಚಾಮರಾಜನಗರ ಜಿಲ್ಲಾ ಹಾಗೂ ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

ಜನಪರ ಕೆಲಸಗಳಿಗೆ ಆದ್ಯತೆ : ಸಚಿವ ಕೆ.ವೆಂಕಟೇಶ್



ಯಳಂದೂರು ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖೆಯ ದಾಖಲೆಗಳ ಡಿಜಿಟಲೀಕರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಚಾಲನೆ ನೀಡಿದರು. ಶಾಸಕ ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಶಿಲ್ಪನಾಗ್ ಇದ್ದರು.

ಯಳಂದೂರು, ಫೆ.9–ರಾಜ್ಯ ಸರ್ಕಾರ ಜನಪರ ಕೆಲಸಗಳಿಗೆ ಮೊದಲ ಆದ್ಯತೆ ನೀಡಲಾಗುತ್ತಿದ್ದು, ಕಂದಾಯ ಇಲಾಖೆಯ ದಾಖಲೆಗಳ ಡಿಜಿಟಲೀಕರಣವೂ ಇದರ ಒಂದು ಭಾಗವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ತಾಲೂಕು ಕಚೇರಿಯಲ್ಲಿ ಶುಕ್ರವಾರ ಸರ್ವೆ ಮತ್ತು ನೋಂದಣಿ ಇಲಾಖೆಯ ದಾಖಲೆಗಳ ಡಿಜಿಟಲೀಕರಣಗೊಳಿಸುವ ಭೂ ಸುರಕ್ಷಾ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಒಂದೊಂದು ತಾಲೂಕನ್ನು ಈ ಯೋಜನೆ ವ್ಯಾಪ್ತಿಗೆ ಪ್ರಾಯೋಗಿಕವಾಗಿ ಒಳಪಡಿಸಲಾಗುತ್ತಿದೆ. ಚಾ.ನಗರ ಜಿಲ್ಲೆಯಲ್ಲಿ ಯಳಂದೂರು ತಾಲೂಕನ್ನು ಮೊದಲು ಆಯ್ಕೆ ಮಾಡಲಾಗಿದೆ. ಈ ಯೋಜನೆಯಿಂದ ಸಾರ್ವಜನಿಕರಿಗೆ ಸುಲಭವಾಗಿ ಹಳೆಯ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗುವುದು. ಇವುಗಳನ್ನು ಸುಲಭವಾಗಿ ಪಡೆದುಕೊಳ್ಳಬಹುದು. ವಿನಾಕಾರಣ ಕಚೇರಿಗೆ ಅಲೆಯುವ ಧಾವಂತ ತಪ್ಪುತ್ತದೆ. ಇದಕ್ಕಾಗಿ 8 ಕಂಪ್ಯೂಟರ್, 3 ಸ್ಕ್ಯಾನರ್ ಹಾಗೂ 10 ಅನುಭವಿ ಸಿಬ್ಬಂದಿಯನ್ನು ನೇಮಿಸಲಾಗಿದ್ದು, ಇನ್ನು 100 ದಿನದೊಳಗೆ ಈ ತಾಲೂಕಿನ ಎಲ್ಲಾ ದಾಖಲೆಗಳು ಡಿಜಿಟಲೀಕರಣಗೊಳ್ಳಲಿದೆ ಎಂದರು.

ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ರೆಕಾರ್ಡ್ ರೂಂನ ಹಳೇ ದಾಖಲೆಗಳು ಪೇಪರ್‌ನಲ್ಲಿದ್ದು ಇದು ನಶಿಸಿ ಹೋಗುವ ಅಪಾಯವಿತ್ತು. ನೂರಾರು ವರ್ಷಗಳ ದಾಖಲೆಗಳನ್ನು ಸುರಕ್ಷಿತವಾಗಿಡುವುದು ಸವಾಲಿನ ಕೆಲಸವಾಗಿತ್ತು. ಹಾಗಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡರ ದೂರದೃಷ್ಟಿಯ ಫಲದಿಂದ ಇಂದು ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣ ಗೊಳಿಸಲು ತೀರ್ಮಾನಿಸಲಾಗಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಸುಲಭವಾಗಿ ತಮ್ಮ ಭೂಮಿಯ ಎಲ್ಲಾ ದಾಖಲೆಗಳು ಲಭ್ಯವಾಗಲಿದೆ ಎಂದರು.

ಜಿಲ್ಲಾಧಿಕಾರಿ ಶಿಲ್ಪನಾಗ್ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ತಹಶೀಲ್ದಾರ್ ಜಯಪ್ರಕಾಶ್, ಮಂಜುಳಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಶ್ರೀನಿವಾಸ್, ಪಟ್ಟಣ ಪಂಚಾಯಿತಿ ಸದಸ್ಯರಾದ ಮಹೇಶ್, ಮುಖ್ಯಾಧಿಕಾರಿ ಮಹೇಶ್ ಕುಮಾರ್, ರಾಜಸ್ವ ನಿರೀಕ್ಷಕರಾದ ಯದುಗಿರಿ, ಪ್ರವೀಣ್, ನಂಜುಂಡ ಇತರರು ಉಪಸ್ಥಿತರಿದ್ದರು.

ಆ್ಯಂಬರ್ ಗ್ರೀಸ್ ಸಾಗಿಸುತ್ತಿದ್ದ ನಾಲ್ವರ ಸೆರೆ



ಕೊಳ್ಳೇಗಾಲ: ಕಾರಿನಲ್ಲಿ ಆ್ಯಂಬರ್ ಗ್ರೀಸ್ (ತಿಮಿಂಗಲ ವಾಂತಿ) ಸಾಗಿಸುತ್ತಿದ್ದ ನಾಲ್ವರನ್ನು ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಉಡುಪಿಯ ಇಮ್ತಿಯಾಜ್ ಅಬ್ದುಲ್ ರೆಹಮಾನ್, ಮಂಗಳೂರಿನ ಚಿತ್ರಾಂಜಲಿ ನಗರದ ಚೇತನ ಕುಮಾರ್, ಮಂಗಳೂರು ತಾಲೂಕಿನ ಮಂಜಿನಾಡಿ ಗ್ರಾಮದ ಶೇಷಪ್ಪ ಹಾಗೂ ಸುರತ್ಕಲ್ ಗ್ರಾಮದ ವೆಂಕಟೇಶ್ ಬಂಧಿತ ಆರೋಪಿಗಳು. ಈ ನಾಲ್ವರು ಕಾರಿನಲ್ಲಿ ಆ್ಯಂಬರ್ ಗ್ರೀಸ್ ಸಾಗಿಸುತ್ತಿದ್ದಾಗ ತಾಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್ ಸಮೀಪ ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ಗುಂಡ್ಲುಪೇಟೆಯಲ್ಲಿ ಗಾಂಜಾ ಮಾರುತ್ತಿದ್ದ ಮೂವರ ಬಂಧನ

ಗುಂಡ್ಲುಪೇಟೆ, ಫೆ.9– ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಪಟ್ಟಣ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಪಟ್ಟಣ ನಿವಾಸಿಗಳಾದ ಆಕಾಶ್, ಗೋಪಿ ಅಲಿಯಾಸ್ ಸಾಗರ್ ಹಾಗೂ ಚಿಕ್ಕತುಪ್ಪೂರು ಗ್ರಾಮದ ಮಣಿಕಂಠ ಬಂಧಿತ ಆರೋಪಿಗಳು. ಮತ್ತೊಬ್ಬ ಚಿಕ್ಕತುಪ್ಪೂರು ಗ್ರಾಮದ ಗುಂಡ ಪರಾರಿಯಾಗಿದ್ದಾನೆ.

ಬಂಧಿತರು ಪಟ್ಟಣದ ಎಪಿಎಂಸಿಯಲ್ಲಿ ಕೂಲಿ ಕಾರ್ಮಿಕರಾಗಿದ್ದು, ಪಟ್ಟಣದ ಚಾಮರಾಜನಗರ ರಸ್ತೆಯ ಕಲ್ಯಾಣಿ ಬಳಿ ಗಾಂಜಾ ಮಾರುತ್ತಿದ್ದರು. ಈ ವೇಳೆ ಆರೋಪಿಗಳನ್ನು ಬಂಧಿಸಿದ ಪೊಲೀಸರು, 50 ಸಾವಿರ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಪರಶಿವಮೂರ್ತಿ, ಸಬ್ ಇನ್ಸ್‌ಪೆಕ್ಟರ್‌ಗಳಾದ ಸಾಹೇಬಗೌಡ, ಆರ್.ಚಂದ್ರಪ್ಪ, ಎಎಸ್ಐ ಮಹೇಶ್, ಸಿಬ್ಬಂದಿ ರಂಗಸ್ವಾಮಿ, ಕುಮಾರ್, ಪ್ರಭುಸ್ವಾಮಿ, ಲೋಕೇಶ, ಬಂಟಪ್ಪ, ಬಸವರಾಜೇಂದ್ರ, ಸುನಿಲ್, ಚಾಲಕರಾದ ಸಂತೋಷ್, ಸಿದ್ದರಾಜೇಗೌಡ, ಜಯಕುಮಾರ್ ಪಾಲ್ಗೊಂಡಿದ್ದರು.

ವರ್ಗೀಕೃತ ಜಾಹೀರಾತು

ಪ್ರತಿ ಸೋಮವಾರ, ಗುರುವಾರ ಮತ್ತು ಶನಿವಾರ
ರೂ. 600 + 30 ಮಾತ್ರ

ಜಾಹೀರಾತಿಗೆ ಸಂಪರ್ಕಿಸಿ 0821–2496522/23

URGENTLY REQUIRED
Mobile Technician- 1 post
Receptionist- 1 Post (PUC)
FOR AUTHORISED SERVICE CENTER
DD Urs Road, Mysore
9880910706, 9606077775

ಅಮೃತ ಪ್ರಾಪರ್ಟೀಸ್
Amrutha PROPERTIES
Buy / Sell: Sites, Homes, Lands & Constructions @ 1.80 L*
8088812221

SITE FOR SALE
MUDA 22X40
North Faing
Site For Sale Near Hamsa Circle Sathgalli Layout Mysore
7026901111

LOANS FROM LIC HOUSING FINANCE LTD AND OTHER HOUSING FINANCE
1. House/Site Purchase
2. Construction Loan
3. Mortagage Loan
LIC HFL
Loan for Muda, Corporation and Revenue Properties
ಮನೆ ನಿರ್ಮಾಣಕ್ಕಾಗಿ ನಿವೇಶನ ಕೊಳ್ಳಲು, ಅಡಮಾನ ಸಾಲ
9342100531

WANTED OFFICE STAFF WITH BASIC COMPUTER KNOWLEDGE
9945943139

FARM LAND FOR SALE
31 Gunta Land Facing Tar Road, adjacent to Lake with 24/7 power, Crystal Clear documents, 8 kms from Nanjangud Temple, 28 Lakhs, Brokers Excuse
6366384851

ಬೇಕಾಗಿದ್ದಾರೆ
ಮಾಂಸಹಾರಿ ಹೋಟೆಲ್‌ಗೆ ಕೆಲಸಕ್ಕೆ ಬೇಕಾಗಿದ್ದಾರೆ
1) ಸಪ್ಲೈಯರ್ – 2 ನಂ.
2) ಕ್ಲೀನಿಂಗ್ – 2 ನಂ.
ಸ್ಥಳ: ಕುವೆಂಪುನಗರ, ಮೈಸೂರು
9880175304
9880063221

WANTED LADY
Sales Girl and Office Work
Must : Hindi, English, Kannada @ Hinkal Mysore
9535256303
9480930786

HEALTH INSURANCE
* Family Individuals
* Senior Citizens
* Cashless Facility
* 80 D Tax Benefit
Upto 10% off
9110861343
starhealthone@gmail.com

ಹೊಸ ಮನೆ ಮಾರಾಟಕ್ಕಿದೆ
20x30 ಉತ್ತರ ದಿಕ್ಕು GF + FF ರೈಲ್ವೆ ಲೇಔಟ್, ಜೆ.ಪಿ. ನಗರ, ಮೈಸೂರು.
9538956060, 8660108796

ಜಮೀನು ಮಾರಾಟಕ್ಕಿದೆ
ನಂಜನಗೂಡು ಟೌನ್ ಶ್ರೀಕಂಠೇಶ್ವರ ದೇವಸ್ಥಾನದಿಂದ 1 ಕಿ.ಮೀ ದೂರ, ಟಿ.ನರಸೀಪುರ ಮೇನ್ ರೋಡಿಗೆ ಹೊಂದಿಕೊಂಡಂತೆ, 2 ಎಕರೆ, 4 ಗುಂಟೆ ಜಮೀನು ಮಾರಾಟಕ್ಕಿದೆ. ಆಸಕ್ತರು ಕೂಡಲೇ ಸಂಪರ್ಕಿಸಿ:
9844437188, 9618034802

WANTED
Site Engineer
Site Supervisor
(Diploma / B.E. in Civil)
Min. 2 years experience.
9844118070, 9844993200
www.uniquebuilders.co.in

FOR SALE
1) 30x50, H.D. Kote Road. Bank loan upto 80% ready to registration.
2) 20x30, 19 Lakhs, Bogadi Road
3) 2, 3 BHK flats in Ramakrishnanagar.
4) 100x100 farm house plots at KRS Back Water attach 19 Lakhs starts.
5) 20x30, 30x40 house Srirampura
6) 18x40, 40 Ft. Road Kuvempunagar.
PRAKRUTHI PROPERTIES
9538690359, 9035990359

LOST
Hareesha N.V., residing at Nanjegowdana Doddi (V), Kirugavalu (H), Sujjaluru (P), Malavalli (T), Mandya (D) have lost original conditional Deed for sale of Site No. 975, EWS Block-1 at KHB under 225, KRS Nisarga Badavane Kalluru Naganahalli Kaval, Ilwala Hobli, Mysore Taluk. Finders please contact:
Mob: 9738460435

HOUSE FOR SALE
40X60 G&F Floor at Kuvempunagar & Ramakrishna Nagar
30x40 Commercial Site Sale at Ramakrishnagar
30x30 House Sale R.K.Nagar
9663136318

40x30 ಅಳತೆಯ MUDA ಸೈಟು ಮಾರಾಟಕ್ಕಿದೆ 27 ಲಕ್ಷದ 50 ಸಾವಿರಗಳು
ಯಶಸ್ವಿನಿ ದೃಷ್ಟಿ ಎನ್‌ಕ್ಲೈವ್ ಜೆ.ಪಿ.ನಗರ ರಿಂಗ್ ರಸ್ತೆ ನಿಂದ 3 ಕಿ.ಮೀ. ದಡದಹಳ್ಳಿ ರಸ್ತೆ, ಮೈಸೂರು
9742198093

ಉಚಿತ ತರಬೇತಿ
ಮನೆಯಿಂದಲೇ ಬಟ್ಟಲು ಸಾಂಬ್ರಾಣಿ ಮತ್ತು ಅಣಬೆ ತಯಾರಿಸಿ ನಮಗೆ ಮರಳಿಸಿ ಪ್ರತಿದಿನ 500 ರಿಂದ 800 ರೂ. ವರೆಗೆ ಗಳಿಸಿ.
ತರಬೇತಿಗಾಗಿ:
7406375196, 9880548596

ಬೈಕ್ ರೈಡರ್ ಬೇಕಾಗಿದ್ದಾರೆ
ರಾಪಿಡೋ ರೈಡರ್ ಆಗಿ ಸೇರಿ ಹಾಗೂ ದಿನಕ್ಕೆ 1500/– ವರೆಗೂ ಸಂಪಾದಿಸಿ ಅಗತ್ಯ ದಾಖಲೆಗಳು DL ವಾಹನದ ದಾಖಲೆಗಳು ಮತ್ತು ಆಧಾರ್
ಹೆಚ್ಚಿನ ಮಾಹಿತಿಗಾಗಿ ಕರೆಮಾಡಿ
04048937617

DTCP SITES FOR SALE
DTCP Sites
Rs. 699 per sq.ft., Near Jayapura, H.D. Kote Road, Mysore.
9590491194, 9606783264

MUDA & RERA APPROVED 30X40 SITE FOR SALE
West facing @ 2300/Sqft
North Facing @ 2500 Sqft
Near Kit Eng. Collage, Next to Lalbahadur Shastri Nagar, off. T-Narasipura Main Road,
Immediate Registration & Bank Loan Available
7337786007

ಮನೆ ಮಾರಾಟಕ್ಕಿದೆ
ಜೆಪಿ ನಗರ ಪಕ್ಕದಲ್ಲಿರುವ ಮಾನಂದವಾಡಿ ಮುಖ್ಯ ರಸ್ತೆಗೆ ತಾಗಿಕೊಂಡಿರುವ ಪ್ರಕೃತಿ ಬಡಾವಣೆಯಲ್ಲಿ ಸುಸಜ್ಜಿತವಾದ 20x30 ಡ್ಯೂಪ್ಲೆಕ್ಸ್ ಹೊಸ ಮನೆ ಮಾರಾಟಕ್ಕಿದೆ.
ನೇರ ಮಾಲೀಕರನ್ನು ಸಂಪರ್ಕಿಸಲು ಕರೆ ಮಾಡಿ
9483918783
7019188932

ಮನೆ ಬಾಡಿಗೆಗೆ ಇದೆ
ಸುಭಾಶ್‌ನಗರ (N.R ಮೊಹಲ್ಲಾ ಹತ್ತಿರ) ಮೂರು ಬೆಡ್ ರೂಂ, ವರಾಂಡ, ಹಾಲ್, ಕಿನ್, ವಾಷಿಂಗ್ ಏರಿಯಾ, ಕಾರ್ ಪಾರ್ಕಿಂಗ್ ಸೌಲಭ್ಯವಿರುತ್ತದೆ.
7348831599

ಶ್ರೀ ಲಕ್ಷ್ಮಿವೆಂಕಟೇಶ್ವರ ಪ್ರಸನ್ನ
ಒನಕೆಯಿಂದ ಉಳುಕು ತೆಗೆಯಲಾಗುತ್ತದೆ.
(ಕೈ, ಕಾಲು, ಸೊಂಟ, ಬೆನ್ನುಕುತ್ತಿಗೆ)
9880819563

COMMERCIAL SPACE FOR RENT
1400sq.ft., Ground Floor, Railway Station Road, No. 1148, Chamaraja puram, Mysore-570 004
Suitable for Office / Near to Mysore City Court.
Call : 94480 64441 / 91130 41614

ಬೇಕಾಗಿದ್ದಾರೆ
ದಿನಸಿ ಅಂಗಡಿಯಲ್ಲಿ ಕೆಲಸ ಮಾಡಲು ಅನುಭವವುಳ್ಳ ಹುಡುಗರು ಹಾಗೂ ಕಂಪ್ಯೂಟರ್ ಬಿಲ್ಲಿಂಗ್ ಮಾಡಲು ಅನುಭವುಳ್ಳ ಕ್ಯಾಷಿಯರ್ ಬೇಕಾಗಿದ್ದಾರೆ.
ಇಚ್ಛೆಯುಳ್ಳವರು ಸಂಪರ್ಕಿಸಿ:
ಬಾಲಕೃಷ್ಣ ಪ್ರಾವಿಜನ್ ಸ್ಟೋರ್ಸ್
ಶಿಷ್ಯರಣಿ ಸ್ಕೂಲ್ ಹತ್ತಿರ, ಹೆಬ್ಬಾಳ್ ಮೈಸೂರು

ಬೋಳು ತಲೆಯ ಸಮಸ್ಯೆಯೇ?

ಕಿಮೋತೆರಪಿ ಚಿಕಿತ್ಸೆಗೆ ಒಳಪಡುತ್ತಿರುವ ರೋಗಿಗಳಿಗೆ ಸ್ಥಿರಾತ್ಮಕ ಬೆಲೆಯಲ್ಲಿ ಹೇರ್ ವಿಗ್‌ಗಳು ದೊರೆಯುತ್ತವೆ.
SMART HAIR FIXING
574, 9th Cross, Anikethana Road, kuvempunagar, Mysuru
MYSURU 9611028523 BANGALORE 9343142258

ಉದ್ಯೋಗ ಅವಕಾಶ
ಬಂದ ದಿನವೇ ಕೆಲಸ (ಮಾರ್ಕೆಟಿಂಗ್ ಅಲ್ಲ) ಮೈಸೂರಿನ ಪ್ರತಿಷ್ಠಿತ MNC ಹಾಗೂ IT ಕಂಪನಿಗಳಿಗೆ 4th SSLC, PUC, ITI, Any Degree ಪಾಸ್ / ಫೇಲ್ ಆದ ಯುವಕ/ಯುವತಿಯರು ಇಂದೇ ಬೇಕಾಗಿದ್ದಾರೆ. ESI/PF ನೊಂದಿಗೆ ಊಟ ವಸತಿಯಿರುತ್ತದೆ.
ಸಂಬಳ+ಓಟಿ 15,200/- to 86,000/-
7619318801, 9035836473

ಮೊಬೈಲ್‌ನಲ್ಲಿ ಕೆಲಸ ವಾರದ ಸಂಬಳ
NO TARGET, TYPING WORK
ತಿಂಗಳಿಗೆ ರೂ.10,000 ರಿಂದ ರೂ.25,000 ಗಳಿಸಬಹುದು.
8884439666

ತಕ್ಷಣ ಬೇಕಾಗಿದ್ದಾರೆ
ಕುವೆಂಪುನಗರ ಮತ್ತು ಗಣಪತಿ ಸಚ್ಚಿದಾನಂದ ಆಶ್ರಮ ಏರಿಯಾದಲ್ಲಿ ಕೆಲಸ ಮಾಡಲು ಸೆಕ್ಯೂರಿಟಿ ಗಾರ್ಡ್‌ಗಳು ಬೇಕಾಗಿದ್ದಾರೆ.
ವಿದ್ಯಾರ್ಹತೆ : SSLC
ESI & PF ಸೌಲಭ್ಯವಿರುತ್ತದೆ.
9620667819
9880727819

MUDA Approved 30x40
East Face @ Rs.25 Laksh Next to Lal Bahudur Shastri Nagar behind Chamundi Hill
9538583377

ಸಂಪು ಮತ್ತು ಟ್ಯಾಂಕ್ ಕ್ಲೀನಿಂಗ್
Mob: 8861401315

ನಿರ್ಮಲ ಸರ್ವೀಸ್
ಸಂಪು
ಕ್ಲೀನಿಂಗ್‌ಗಾಗಿ ಸಂಪರ್ಕಿಸಿ:
6364079244

ವಿಠಲ್ ರೆಕಾರ್ಡ್ಸ್ ಪ್ರೈವೇಟ್ ಲಿಮಿಟೆಡ್
ಖಾಲಿ ಹುದ್ದೆ: 150+
DATA ENTRY OPERATOR
ಸಂಬಳ 10,000 + 5000 Incentive
ಸಂದರ್ಶನದ ಸಮಯ: 9.30 ರಿಂದ 5.30.
ವಿಳಾಸ: #42, JCK ಇಂಡಸ್ಟ್ರಿಯಲ್ ಪಾರ್ಕ್, ಮೇಟಗಳ್ಳಿ ಪೋಸ್ಟ್, ಪ್ರೀತಿ ಗ್ರಾನೈಟ್ ಹತ್ತಿರ, ಕೆ.ಆರ್.ಎಸ್. ರಸ್ತೆ, ಮೈಸೂರು–570 016. ಕರೆ ಮಾಡಿ:
Mob: 8867064586

RS CONSTRUCTION
Engineers & Contractors
ನಿಮ್ಮ ಕನಸಿನ ಮನೆಯನ್ನು ಉತ್ತಮ ಗುಣಮಟ್ಟದಲ್ಲಿ ಅತ್ಯಂತ ಕಡಿಮೆ ಬೆಲೆಯಲ್ಲಿ ನಾವು ನಿರ್ಮಿಸಿ ಕೊಡುತ್ತೇವೆ.
ದರ 1,80,000/– ಪ್ರತಿ ಚದರ
ಉಚಿತ ಪ್ಲಾನ್ ಕೂಡ ಮಾಡಿಕೊಡಲಾಗುತ್ತದೆ
ಇಂದೇ ಸಂಪರ್ಕಿಸಿ
9538575009
7019151884

ಟ್ಯಾಂಕ್ ಮತ್ತು ಸೋಲಾರ್ ಸರ್ವೀಸ್
ಜರ್ಮನ್ ಟೆಕ್ನಾಲಜಿ ಬಳಸಿ ಸಂಪು, ಟ್ಯಾಂಕ್ ಮತ್ತು ಸೋಲಾರ್ ಸರ್ವೀಸ್ ಮಾಡಲಾಗುತ್ತದೆ.
Mob: 9008711654

ಹೋಂ ನರ್ಸಿಂಗ್‌ನಲ್ಲಿ ಉದ್ಯೋಗಾವಕಾಶ
ವಯೋವೃದ್ಧರನ್ನು ಆರೈಕೆ ಮಾಡಲು Full Time, Day/ Night Shift ಕೆಲಸಕ್ಕೆ ಯುವತಿಯರು ಹಾಗೂ ಮಹಿಳೆಯರು ಬೇಕಾಗಿದ್ದಾರೆ. ವೇತನ : 10000-18,000 ಅನುಭವದ ಅಗತ್ಯವಿಲ್ಲ, ಉಚಿತ ತರಬೇತಿ ವಸತಿಯೊಂದಿಗೆ ಕೆಲಸ ನೀಡಲಾಗುವುದು.
9606714441, 7349278501
0821-4242351

ಕಳೆದಿದೆ
ಶ್ರೀ ತಿಮ್ಮಯ್ಯರವರ ಮಗ ಹುಚ್ಚಯ್ಯ ಮಂಡ್ಯ ತಾಲ್ಲೂಕು, ಕೆರಗೋಡು ಹೋಬಳಿ, ನಲ್ಲಹಳ್ಳಿ ಗ್ರಾಮ ಇವರಿಗೆ ಸೇರಿದ ಸರ್ವೆನಂ.80ರ ಹರಿಜನ ಕಾಲೋನಿಯ, 2ನೇ ನಂಬರಿನ 60x40 ಸೈಟಿನ ಹಕ್ಕು ಪತ್ರ ದಿನಾಂಕ: 15–10–2024ರಂದು ಕೆರಗೋಡು ಬಸ್ ನಿಲ್ದಾಣದ ಸಮೀಪ ಕಳೆದು ಹೋಗಿರುತ್ತದೆ ಸಿಕ್ಕಲ್ಲಿ ಸಂಪರ್ಕಿಸಿ
7019989172

ನಿರುದ್ಯೋಗಿಗಳಿಗೊಂದು ಸುವರ್ಣಾವಕಾಶ
ಮನೆಯಲ್ಲೇ ಕುಳಿತು ಟಾರ್ಗೆಟ್ ಇಲ್ಲದೆ ಬರವಣಿಗೆ ಮೂಲಕ 9 ರಿಂದ 30 ಸಾವಿರದವರೆಗೆ ಹಣಗಳಿಸುವ ಸುವರ್ಣಾವಕಾಶ. ಆಸಕ್ತರು ಸಂಪರ್ಕಿಸಿ:
6361056646, 7676844160

ಕೊಳ್ಳೇಗಾಲದ ಜ್ಯೋತಿಷ್ಯರು
ಪಂ. ಎಸ್. ಕುಮಾರಸ್ವಾಮಿ (ಮೋಡಿ ಮಾಂತ್ರಿಕರು)
MOB: 9880583804
ಇವರು ಕೊಳ್ಳೇಗಾಲದ ಚೌಡಿ, ಭೂತರಾಯ ಅಘೋರ ಶಕ್ತಿಯಿಂದ ಸ್ತ್ರೀ ಪುರುಷ ಪ್ರೇಮ, ದಾಂಪತ್ಯ ಸಮಸ್ಯೆ, ಶತ್ರು ದೋಷ, ಸಾಲ ಬಾಧೆ, ಯಾವುದೇ ಸಮಸ್ಯೆಗಳಿಗೆ ಮೋಡಿ ಮಾಂತ್ರಿಕ ಶಕ್ತಿಯಿಂದ ಚೌಡಿ ಮತ್ತು ಭೂತರಾಯನ ಪ್ರಯೋಗ ದಿಂದ ಎರಡೇ ದಿನದಲ್ಲಿ ಪರಿಹಾರ ಮಾಡಿಕೊಡುತ್ತಾರೆ.
ಖಾಯಂ ವಿಳಾಸ: ಎಟಿಎಂ ಪಕ್ಕ, ಟಿಕೆಟ್ ಬುಕ್ಕಿಂಗ್ ಕೌಂಟರ್ ಹತ್ತಿರ (ರಿಲಾಯನ್ಸ್ ಮಾಲ್) (ಕೆ.ಎಸ್.ಆರ್.ಟಿ.ಸಿ) ಸಬರ್ಬ್ ಬಸ್ ಸ್ಟ್ಯಾಂಡ್, ಮೈಸೂರು-1

ಕೊಳ್ಳೇಗಾಲದ ಜ್ಯೋತಿಷ್ಯರು
ಜ್ಯೋತಿಷ್ಯ ರತ್ನ ಮೋಡಿ ಮಾಂತ್ರಿಕ ಪಂ॥ ಎಸ್.ಕೆ. ಪ್ರಶಾಂತ್ ಆಚಾರ್ಯ
ಮೊ: 9740947045
ಸ್ತ್ರೀ ಪುರುಷ ಪ್ರೇಮ, ಸಂತಾನ, ವಿವಾಹ, ದಾಂಪತ್ಯ ಸಮಸ್ಯೆ, ನಾಗದೋಷ, ಕುಜದೋಷ, ದುಷ್ಟಶಕ್ತಿ, ಪ್ರೇತಬಾಧೆ, ಸಾಲಬಾಧೆ, ವ್ಯಾಪಾರದಲ್ಲಿ ತೊಂದರೆ ತನ್ನವರೆ ತನಗೆ ಶತ್ರು ನಿಮ್ಮ ಯಾವುದೇ ಗುಪ್ತ ಹಾಗೂ ಕಠಿಣವಾದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡುತ್ತಾರೆ. ಸ್ಥಳ: ಹೋಟೆಲ್ ಗೋವರ್ಧನ, ಡಾ॥ ರಾಜ್‌ಕುಮಾರ್ ಪಾರ್ಕ್ ಹತ್ತಿರ, ಶ್ರೀ ಹರ್ಷ ರಸ್ತೆ (ಹೊಸ ಸುಮಂಗಲಿ ಸಿಲ್ಕ್ ಹತ್ತಿರ), ಮೈಸೂರು.

V-GUARD
10 ವರ್ಷಗಳ ವ್ಯಾರಂಟಿ
Solar Water Heater SALES & SERVICE
BAJAJ FINSERV
SUNZONE SOLAR SYSTEM
VM Double Road, Kuvempunagar, Mysuru
9845175443

SITE FOR SALE
30 X 40
Bogadi Gaddige Road (5Kms from the Bogadi Ring Road JN
MUDA APPROVED LAYOUT
MOB:9743532664

ಬೇಕಾಗಿದ್ದಾರೆ
ಮೈಸೂರಿನ ಪ್ರಸಿದ್ಧ ಸಸ್ಯಾಹಾರಿ ಹೋಟೆಲ್‌ಗೆ ಅನುಭವವುಳ್ಳ ಸಿಬ್ಬಂದಿಗಳು ಬೇಕಾಗಿದ್ದಾರೆ.
1. ಕಿಚನ್ ಸೂಪರ್‌ವೈಸರ್,
2. ಕ್ಯಾಪ್ಟನ್, 3. ದೋಸೆ ಭಟ್ಟರು,
4. ಕಾಫಿ, ಟೀ ಮಾಡುವವರು
5. ವೈಟರ್ಸ್, 6. ಕೌಂಟರ್ ಬಾಯ್ಸ್
7022287389
9986565800, 9538556565

ಮನೆ ಮಾರಾಟಕ್ಕಿದೆ
20x45 ಪಶ್ಚಿಮ ದಿಕ್ಕು ಮುಡಾ ಕಾಂಪ್ಲೆಕ್ ಹತ್ತಿರ ಕುವೆಂಪುನಗರ ಮೈಸೂರು
7676830832

ಸಂಪು ಮತ್ತು ಟ್ಯಾಂಕ್ ಕ್ಲೀನಿಂಗ್
Mob: 8880558064

NEW HOUSE FOR SALE
20x30
new built 9.5 sqs. East face, JSS Layout, Dr. Rajkumar Road. Price: 75 Lakhs. Contact
9632866789

ಸಾಲ / LOANS
* Housing Loan
* Construction Loan
* Mortgage Loan
Loans for MUDA, Corporation & Revenue Property
77605-98705

ಕೇರಳ ಶ್ರೀ ಪ್ರಸಿದ್ಧ ಜ್ಯೋತಿಷ್ಯರು
Famous Astrologer
ಪಂಡಿತ್ ಸಂತೋಷ್. 9741250896
ಕಾಣತೂರ್ ನಾಲ್ವರ ದೈವ, ಕಲ್ಲುಟಿ ಭಗವತಿ ಶಕ್ತಿಯಿಂದ ದಾಂಪತ್ಯ ಸಮಸ್ಯೆ, ಲೈಂಗಿಕ ಸಮಸ್ಯೆ, ಸ್ತ್ರೀ ಪುರುಷ ಪ್ರೇಮ ವಿಚಾರ, ಶತ್ರು ಬಾಧೆ, ಹಣಕಾಸಿನ ತೊಂದರೆ, ಮಾನಸಿಕ ಚಿಂತೆ, ಪ್ರೇತ ಬಾಧೆ, ವಿದೇಶ ಪ್ರಯಾಣ ಇನ್ನೂ ಮುಂತಾದ ಯಾವುದೇ ಕಠಿಣ ಸಮಸ್ಯೆಗಳಿಗೆ 3 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ಖಾಯಂ ವಿಳಾಸ: ವಿನಯ ಮಾರ್ಗ ರಸ್ತೆ, ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಎದುರು, ಬ್ಯಾಂಕ್ ಆಫ್ ಬರೋಡ ಪಕ್ಕ, ಸಿದ್ಧಾರ್ಥ ನಗರ, ಮೈಸೂರು

ಕೇರಳ ಶ್ರೀ ಪ್ರಸಿದ್ಧ ಮಹಾ ಮಾಂತ್ರಿಕ ಜ್ಯೋತಿಷ್ಯರು, ನಂ.1 ಮೋಡಿ ತಜ್ಞರು
ಪಂಡಿತ್ ಕೆ.ಎಸ್.ಕೃಷ್ಣಮೂರ್ತಿ
ಮೊ.: 9741806990
ತಾಯಿ ಚಾಮುಂಡೇಶ್ವರಿ ಕಾಣತೂರೆ ನಾಲ್ವರ ದೈವ ಚೌಡ್ ಕರಿ ಭಗವತಿ ಮಹಾ ಮಾಂತ್ರಿಕ ಶಕ್ತಿಯಿಂದ ಲೈಂಗಿಕ, ದಾಂಪತ್ಯ, ಸ್ತ್ರೀ ಪುರುಷ ಪ್ರೇಮ ವಿಚಾರ, ಕೋರ್ಟ್ ಕೇಸ್, ಹಣಕಾಸಿನ ತೊಂದರೆ, ವಿವಾಹ, ಮನೆಯಲ್ಲಿ ಅಶಾಂತಿ, ಮಾನಸಿಕ ಚಿಂತೆ, ಇನ್ನೂ ಮುಂತಾದ ಸಮಸ್ಯೆಗಳಿಗೆ 3 ದಿನದಲ್ಲಿ ಪರಿಹಾರ ತಹುದ್ಧ. ಖಾಯಂ ವಿಳಾಸ ಸಬರ್ಬ್ ಬಸ್‌ಸ್ಟ್ಯಾಂಡ್ ಹತ್ತಿರ, ಇರ್ವಿನ್ ರೋಡ್, ಆಂಧ್ರ ಶೈಲಿ ನಂದಿನಿ ಹೋಟೆಲ್ ಹಿಂಭಾಗ, ಮಾರುತಿ ಸುಜುಕಿ ಆಟೋ ಮೊಬೈಲ್ ಪಕ್ಕ ಮನೆಯಲ್ಲಿ ನೆಲೆಸಿದ್ದಾರೆ. ಹಳ್ಳಿಕೇರಿ, ಮೈಸೂರು ಇಲ್ಲಿ ಹೇಳುವ ವಿಚಾರಗಳನ್ನು ಗುಪ್ತವಾಗಿ ಇಡಲಾಗುತ್ತದೆ.

ಸುವರ್ಣ ಯಾತ್ರ
1. ನೇಪಾಳ ಅಯೋಧ್ಯ ಮುಕ್ತಿನಾಥ ಪಶುಪತಿನಾಥ ಮನೋಕಾಮನ ಪ್ರವಾಸ 9 ದಿನಗಳು 12–03–2024
2. ಕಾಶಿ ಅಯೋಧ್ಯ ಗಂಯಾ ಬಾಬಾ ವೈದ್ಯನಾಥ್ ತ್ರಿವೇಣಿ ಸಂಗಮ ಪ್ರವಾಸ 7 ದಿನಗಳು 21–03–2024
8660233673
9019462508

ಶಿರಡಿ ಪ್ರವಾಸ
5 ದಿನಗಳು
20–02–2024 ಕೊಲ್ಲಾಪುರ, ಪಂಡರಾಪುರ, ತುಳಜಾಭವಾನಿ, ಶನಿಸಿಂಗಪೂರ, ಎಲ್ಲೋರ, ನಾಸಿಕ್ ಮತ್ತು 3 ಜ್ಯೋತಿರ್ಲಿಂಗ ದರ್ಶನ
ಮೈತ್ರಿ ಟ್ರಾವೆಲ್ಸ್
6360422209

SITE FOR SALE
Site No. 103, 30x40 North Face, Mahalakshmi Badavane, Hebbal Industrial Area, Opposite CPET College, Mysuru. Hootagalli Nagara Sabha Khatha. Contact
9980898999

LAND FOR SALE
Behind KEB Power Station, Chamarajanagar. Total land 1 acre 22 guntas. Contact
9620089620

LIC Policy Available
Priority for all parents, Indian residents and NRI's. Secure your child's future. Gift your child with a best life & financial security long term plan.
Contact:
9686271765
Conditions apply

House for Rent
Ground 2 BHK with solar #1361/3, Nala Street, Behind Laxmi Theatre, K.R. Mohalla.
9972242082
Brokers Excuse

Change of Name
I, Ravi E, S/o Erachar, residing at #498, 5th Cross, KRS Road, Near Government High School, Hootagalli, Belavadi, Mysuru Taluk, Mysuru District-570 018. My daughter name is Aishu R was born on 26-4-2010. I further swear in front of Netary Krishnamurthy on 1-2-2024 that, my daughter's previous name is Aishu R, afterward I have changed my daughter's name as Pallavi R. I hereby declare that, hereafter at all times, in all actions and proceedings, in all records and upon all occasions whatsoever use and sign the said name of Pallavi R.
Sd/- Ravi E.

ಸೈಟ್ ಮಾರಾಟಕ್ಕಿದೆ
30x40 N/F ಸೈಟ್ Semi Commercial 60ft Road SBM & Others Layout ಪಶ್ಚಿಮ ದಿಕ್ಕು ಶ್ರೀರಾಂಪುರ ರಿಂಗ್ ರಸ್ತೆ ಹತ್ತಿರ,
8553955641

We are Hiring
Customer Service Executive (Female)
* Key Responsibilities
* Coridinate with Customers
* Manage Social Media * Requirements
* Any Degree, * Age - 21-28
* Fluent in Kannada & English
* Salary 12 K to 20 K (+Incentives)
* Work from Home Option can be given to the Ideal Candidate
Location: Mysore. for more Information Please contact, Please Whatsapp your CV to apply
7349541921

ಬೇಕಾಗಿದ್ದಾರೆ
ಹೂಟಗಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಕಂಪನಿಗೆ (ಆಟೋಮೋಟಿವ್ ಆಕ್ಸೆಲ್ಸ್ ಹತ್ತಿರ) 18 ರಿಂದ – 50 ವರ್ಷದ ಒಳಗಿನ ಪುರುಷರು ಕೆಲಸಕ್ಕೆ ಬೇಕಾಗಿದ್ದಾರೆ. ಸಂಬಳ: 5,000. ಕೆಲಸದ ಸಮಯ: ಬೆಳಗ್ಗೆ 8 ರಿಂದ ಸಂಜೆ 8 ಗಂಟೆವರೆಗೆ. ಸಂಪರ್ಕಿಸಿ: ಚಾಮುಂಡೇಶ್ವರಿ ಎಂಟರ್‌ಪ್ರೈಸಸ್. ಲೋಕೇಶ್ ಎಸ್.
8722844236

ಮನೆ ಕಟ್ಟಿಸುವವರ ಗಮನಕ್ಕೆ
ನಿಮ್ಮ ಕನಸಿನ ಮನೆಯನ್ನು ಉತ್ತಮ ಗುಣಮಟ್ಟವುಳ್ಳ ಸಾಮಾಗ್ರಿಗಳೊಂದಿಗೆ ಚದುರಡಿಗೆ Rs. 1670/- ರಂತೆ ಕಟ್ಟಿಕೊಡಲಾಗುವುದು. ಮುಂಗಡ ಹಣ ಪಾವತಿ ಮಾಡುವಂತಿಲ್ಲ. ಸಾಲದ ಸೌಲಭ್ಯ ಒದಗಿಸಲಾಗುವುದು.
94821-27279

ಮನೆ ಮಾರಾಟಕ್ಕಿದೆ
30x40
ನೆಲ ಅಂತಸ್ತು ಮೊದಲ ಮಹಡಿವುಳ್ಳ ಮತ್ತು 2ನೇ ಮಹಡಿವುಳ್ಳ ಮನೆ ಮಾರಾಟಕ್ಕಿದೆ. J.P. ನಗರ, 'D' Block.
9986790142, 9945215397

ಬೇಕಾಗಿದ್ದಾರೆ
ಸುವಿಧಾ ಫುಡ್ ಪ್ರಾಡಕ್ಟ್ಸ್‌ಗೆ ಡ್ರೈವರ್ ಕಮ್ ಸೇಲ್ಸ್ ಮ್ಯಾನ್ ಉತ್ತಮ ಸಂಬಳ ಹಾಗೂ ಪ್ರೋತ್ಸಾಹ ಧನವನ್ನು ಕೊಡಲಾಗುವುದು.
ಸ್ಥಳ: ಮೈಸೂರು, ದಟ್ಟಗಳ್ಳಿ.
6360380694

ಮುಡಾ ಮನೆ ಮಾರಾಟಕ್ಕಿದೆ
20x30 ಮನೆ, ಪಶ್ಚಿಮ ದಿಕ್ಕು. ಸ್ಥಳ: ಹೆಬ್ಬಾಳ್ 1ನೇ ಹಂತ, ಮೈಸೂರು.
ಸಂಪರ್ಕಿಸಿ:
9980797799, 8088880763

ಬೇಕಾಗಿದ್ದಾರೆ
ಜಮೀನಿನಲ್ಲಿ ಖಾಯಂ ಕೆಲಸಕ್ಕೆ
ಮೈಸೂರಿನ ಟಿ.ನರಸೀಪುರದ, ವಾಟಾಳುಪುರದಲ್ಲಿರುವ ಜಮೀನಿಗೆ (ಕಬ್ಬು, ಭತ್ತ, ತೆಂಗು) ಹೊಲ ಗದ್ದೆಗಳ ದೈನಂದಿನ ಕೆಲಸಗಳಲ್ಲಿ ಅನುಭವವುಳ್ಳ ಅಲ್ಲೇ ವಾಸಿಸಲು ಇಚ್ಛಿಸುವ 55 ವರ್ಷದೊಳಗಿನ ಲಿಂಗಾಯತ/ಬ್ರಾಹ್ಮಣ ಸಂಸಾರ ಕೆಲಸಕ್ಕೆ ಬೇಕಾಗಿದ್ದಾರೆ. ವಸತಿ, ಸೌಲಭ್ಯದ ಜೊತೆಗೆ ತಿಂಗಳ ಸಂಬಳ, ರೂ. 13500/– ಇಬ್ಬರಿಗೂ ಸೇರಿ ಕೊಡಲಾಗುತ್ತದೆ.
ಶ್ರೀವತ್ಸ: 9342138002

LEASE / RENT
40x60 Duplex House at Vijayanagar Ist Stage & Ist Floor at Saraswathipuram
2 BHK & 3 BHK House Rent at Kuvempunagar Saraswathipuram
9663136318

WANTED
Civil Engineer (BE) Male, 2 years experience - 1 Nos.
Account Executive (B.Com.) Female 2 years experience - 1 No.
9902878039

WANTED PAINTING
Contractor (Labour Only)
To Work in Mysore Buildings
9886697052

ಬೇಕಾಗಿದ್ದಾರೆ
Receptionist ಕೆಲಸಕ್ಕೆ ಹುಡುಗಿಯರು ಬೇಕಾಗಿದ್ದಾರೆ
ಸಂಬಳ 25000/-
Ph.7406 369 369

WANTED WORKERS TO WORK IN CAFE SHOP
Job position: Cheff or Helper
Qualification: 10th or PUC with or without experience.
Shop name: Teaday
Address: New Kantharaj Urs Road, Kavitha Bakery Circle, T.K. Layout, Mysore.
Mob: 9718515635

GAS GEYSER
Only Rs. 2,999/-
With 2 years Service Free.
Offer only 2 days.
ಹಳೆಯ ಗ್ಯಾಸ್‌ಗೀಸರ್‌ನ್ನು ರಿಪೇರಿ ಮಾಡಲಾಗುವುದು
HARSHA ENTERPRISES
PH: 99454-99180

---

neem BOND PLATINUM
PLYWOOD & DOORS
@ FACTORY DEPOT RATES
10 YEARS WARRANTY*
9845426862, 9901291267

2.5 BHK HOME INTERIORS @ ₹ 2.5 Lacs*
Home Space Mart
TALK TO OUR DESIGN TEAM
8197310113

WANTED
ಲಾಲ್ ಬಹದ್ದೂರ್ ಶಾಸ್ತ್ರಿ ನಗರ, ಗೋಪಾಲಗೌಡ ನಗರ ಹಾಗೂ ಲಲಿತಾದ್ರಿನಗರದಲ್ಲಿ ಸೈಟುಗಳು ಬೇಕಾಗಿದೆ.
20x30, 30x40
9900125239

ಬೇವಿನ ಹಿಂಡಿ
ಉತ್ತಮ ದರ್ಜೆಯ ಪರಿಶುದ್ಧವಾದ ಗಾಣದ ಬೇವಿನ ಹಿಂಡಿ (Cold Pressed) ನಿಮ್ಮ ಸಮಕ್ಷಮ ಮಾಡಿಕೊಡಲಾಗುತ್ತದೆ.
ಶ್ರೀ ಕಾಮಾಕ್ಷಿ ಬಯೋ–ನೀಮ್
ನಂ. 203, ಬನ್ನಿಮಂಟಪ ಬಡಾವಣೆ, ಮೈಸೂರು–570 015
Mob: 80888 87802

COMMERCIAL SPACE FOR RENT
Between RTO and Mysore City Court
Second Floor - 1450 sq.ft.,
Third Floor - 1450 sq.ft.,
No. 1103/2, CH-17/2, Vanivilas Road, Chamaraja Mohalla, M G Road, Mysore-570 004
Call : 98440 83298 / 96208 96539


ಮೈಸೂರು ಮಿತ್ರ ಓದುಗರ ಗಮನಕ್ಕೆ
ಪತ್ರಿಕೆಯಲ್ಲಿ ಪ್ರಕಟವಾಗುವ ಜಾಹೀರಾತುಗಳು ವಿಶ್ವಾಸಪೂರ್ಣವೇ ಆದರೂ ಅವುಗಳಲ್ಲಿನ ಮಾಹಿತಿ, ವಸ್ತು ಲೋಪ ದೋಷ, ಗುಣಮಟ್ಟ ಮುಂತಾದವುಗಳ ಕುರಿತು ಆಸಕ್ತ ಸಾರ್ವಜನಿಕರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ. ಅದಕ್ಕೆ ಪತ್ರಿಕೆ ಜವಾಬ್ದಾರಿಯಾಗುವುದಿಲ್ಲ.
-ಜಾಹೀರಾತು ವ್ಯವಸ್ಥಾಪಕರು

ಮತ್ತಷ್ಟು ವರ್ಗೀಕೃತ ಜಾಹೀರಾತು ಪುಟ 10 ರಲ್ಲಿ

ಇಂದು ಮೈಸೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿ

● ಎರಡು ದಿನ ವಿವಿಧ ಕಾರ್ಯಕ್ರಮ ● ಚಾಮುಂಡೇಶ್ವರಿ ದರ್ಶನ ● ಸುತ್ತೂರು ಜಾತ್ರೋತ್ಸವದಲ್ಲಿ ಭಾಗಿ ● ಬಿಜೆಪಿ ಮುಖಂಡರೊಂದಿಗೆ ಸಭೆ

ಮೈಸೂರು,ಫೆ9(ಆರ್‌ಕೆ)–ಕೇಂದ್ರ ಗೃಹಸಚಿವ ಅಮಿತ್ ಷಾ ಎರಡು ದಿನಗಳ ಪ್ರವಾಸಕ್ಕೆಂದು ನಾಳೆ(ಫೆ9) ಮೈಸೂರಿಗೆ ಆಗಮಿಸುವರು ಈ ವೇಳೆ ಅವರು ಸುತ್ತೂರಿಗೆ ಭೇಟಿ ನೀಡುವರು.



ಶನಿವಾರ ರಾತ್ರಿ 10.50 ಗಂಟೆಗೆ ಭಾರತೀಯ ವಾಯು ಪಡೆ ವಿಮಾನದಲ್ಲಿ ನವದೆಹಲಿ ಯಿಂದ ನೇರವಾಗಿ ಮೈಸೂರಿನ ಮಂಡಕಳ್ಳಿ ಏರ್‌ಪೋರ್ಟ್‌ಗೆ ಆಗಮಿಸಲಿರುವ ಅಮಿತ್ ಷಾ, ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ರ್‍ಯಾಡಿಸನ್ ಬ್ಲೂ ಪ್ಲಾಜಾ ಹೋಟೆಲಿನಲ್ಲಿ ವಾಸ್ತವ್ಯ ಹೂಡುವರು.

ಫೆಬ್ರವರಿ 11 ರಂದು ಭಾನುವಾರ ಬೆಳಿಗ್ಗೆ 10.50 ಗಂಟೆಗೆ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿಯ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸುವರು. ಬೆಳಿಗ್ಗೆ 11.40 ಗಂಟೆಗೆ ರಸ್ತೆ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಿ ಐಎಎಫ್ ಚಾಪರ್‌ನಲ್ಲಿ ಸುತ್ತೂರು ಹೆಲಿಪ್ಯಾಡ್‌ಗೆ ತೆರಳುವ ಅಮಿತ್ ಷಾ, ಮಧ್ಯಾಹ್ನ 12.10 ಗಂಟೆಗೆ ಸುತ್ತೂರು ಮಠಕ್ಕೆ ತೆರಳಿ ಪಾರ್ವತಮ್ಮ ಮತ್ತು ಡಾ.ಶಾಮನೂರು ಶಿವಶಂಕರಪ್ಪ ಅತಿಥಿಗೃಹವನ್ನು ಉದ್ಘಾಟಿಸುವರು.

ಇದೇ ವೇಳೆ ಶಾಸಕ ಹಾಗೂ ಮಾಜಿ ಸಚಿವ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ಸನ್ಮಾನಿಸುವರು. ಅಂದೇ ಮಧ್ಯಾಹ್ನ 2.25 ಗಂಟೆಗೆ ಮೈಸೂರು ಏರ್‌ಪೋರ್ಟ್‌ಗೆ ಬಂದು ಮಧ್ಯಾಹ್ನ 2.35 ಗಂಟೆಗೆ ರ್‍ಯಾಡಿಸನ್ ಬ್ಲೂ ಪ್ಲಾಜಾ ಹೋಟೆಲಿಗೆ ಹಿಂದಿರುಗಿ ಅಲ್ಲಿಯೇ ಅಮಿತ್ ಷಾ, ಬಿಜೆಪಿ ಮುಖಂಡ ರೊಂದಿಗೆ ಸಭೆ ನಡೆಸುವರು.

ಸಂಜೆ 4.35 ಗಂಟೆಗೆ ಅವರು ಭಾರತೀಯ ವಾಯುಪಡೆಯ ವಿಮಾನದಲ್ಲಿ ಅಹಮದಾಬಾದ್‌ಗೆ ಪ್ರಯಾಣ ಬೆಳೆಸುವರು ಎಂದು ಅಧಿಕೃತ ಪ್ರವಾಸ ಪಟ್ಟಿಯಲ್ಲಿ ತಿಳಿಸಲಾಗಿದೆ. ಅಮಿತ್ ಷಾ ಭೇಟಿ ಹಿನ್ನಲೆಯಲ್ಲಿ ಎಸ್‌ಪಿಜಿ ಅಧಿಕಾರಿಗಳ ನಿರ್ದೇಶನದಂತೆ ಮೈಸೂರು ವಿಮಾನ ನಿಲ್ದಾಣ, ರ್‍ಯಾಡಿಸನ್ ಬ್ಲೂ ಪ್ಲಾಜಾ ಹೋಟೆಲ್, ಚಾಮುಂಡಿ ಬೆಟ್ಟ, ಸುತ್ತೂರು ಹೆಲಿಪ್ಯಾಡ್, ಸುತ್ತೂರು ಮಠದ ಶ್ರೀ ಕ್ಷೇತ್ರದ ಆವರಣದಲ್ಲಿ ಭಾರೀ ಬಿಗಿ ಭದ್ರತೆ ಮಾಡಿ ಕಟ್ಟೆಚ್ಚರ ವಹಿಸಲಾಗುತ್ತಿದೆ.

ಮಂಡಕಳ್ಳಿ ವಿಮಾನ ನಿಲ್ದಾಣ, ಸುತ್ತಲಿನ ಪ್ರದೇಶ, ಅಮಿತ್ ಷಾ ಅವರು ಸಾಗುವ ಮಾರ್ಗ, ವಾಸ್ತವ್ಯ ಹೂಡುವ ಸ್ಥಳಗಳಲ್ಲಿ ಹೆಚ್ಚುವರಿ ಶಸ್ತ್ರಸಜ್ಜಿತ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳನ್ನು ನಿಯೋಜಿಸ ಲಾಗುತ್ತಿದ್ದು, ಶ್ವಾನದಳ, ಬಾಂಬ್ ಪತ್ತೆ ನಿಗ್ರಹದಳದ ಸಿಬ್ಬಂದಿ ಇಂದಿನಿಂದಲೇ ಸ್ಥಳ ತಪಾಸಣಾ ಕಾರ್ಯ ಆರಂಭಿಸಿವೆ.

ಎಸ್‌ಪಿಜಿ ಅಧಿಕಾರಿಗಳ ತಂಡದೊಂದಿಗೆ ಸ್ಥಳೀಯ ಪೊಲೀಸರು, ವಿಮಾನ ನಿಲ್ದಾಣ ಅಧಿಕಾರಿಗಳು ಏರ್‌ಪೋರ್ಟ್‌ನಲ್ಲಿ ಅಗತ್ಯ ವ್ಯವಸ್ಥೆ ಬಗ್ಗೆ ಸಮಾಲೋಚನೆ, ಪರಿಶೀಲನೆ ನಡೆಸಿದರು.

'ನಮ್ಮ ಕ್ಲಿನಿಕ್'ನಿಂದ ಬಡವರಿಗೆ ಪೂರ್ಣಪ್ರಯೋಜನ


ಮೈಸೂರಲ್ಲಿ ಹೆಚ್ಚುವರಿ ಕ್ಲಿನಿಕ್ ತೆರೆಯುವ ಚಿಂತನೆ

ಮೈಸೂರು, ಫೆ.9(ಜಿಎ)–ಮೈಸೂರಿನಲ್ಲಿ 'ನಮ್ಮ ಕ್ಲಿನಿಕ್' ಅತ್ಯಂತ ಜನೋಪಯೋಗಿಯಾಗಿವೆ. ಮತ್ತಷ್ಟು ಬೇಡಿಕೆ ಹೆಚ್ಚಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಇನ್ನೂ ಮೂರು ಕ್ಲಿನಿಕ್‌ಗಳನ್ನು ತೆರೆಯಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ.

ನಮ್ಮ ಕ್ಲಿನಿಕ್‌ನಲ್ಲಿ 2023ರ ಏಪ್ರಿಲ್‌ನಿಂದ 2024ರ ಜನವರಿ ಅಂತ್ಯಕ್ಕೆ ಬರೋಬ್ಬರಿ 46,939 ಮಂದಿ ಪ್ರಯೋಜನ ಪಡೆದಿದ್ದಾರೆ. ಮತ್ತಷ್ಟು ಕ್ಲಿನಿಕ್‌ಗಳನ್ನು ತೆರೆಯುವಂತೆ ಸಾಕಷ್ಟು ಮನವಿಗಳು ಆರೋಗ್ಯ ಇಲಾಖೆಗೆ ಬಂದಿವೆ.

ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ವಾಸಿಸುವ ಬಡ ಸಮುದಾಯಕ್ಕೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆ ನೀಡಬೇಕೆಂಬ ಉದ್ದೇಶದಿಂದ ಜಾರಿಗೆ ತಂದ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ 'ನಮ್ಮ ಕ್ಲಿನಿಕ್'ಗೆ ರಾಜ್ಯದೆಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಮೈಸೂರಿನಲ್ಲಿ ಭಾರೀ ಜನ ಮನ್ನಣೆ ಗಳಿಸಿವೆ.

ನಗರದ ಪಿಎಚ್‌ಸಿ (ಪ್ರಾಥಮಿಕ ಆರೋಗ್ಯ ಕೇಂದ್ರ)ಗಳಲ್ಲಿ ಹೆಚ್ಚು ಒತ್ತಡವಿರುವಲ್ಲಿ ಉಪ ಕೇಂದ್ರಗಳಾಗಿ 'ನಮ್ಮ ಕ್ಲಿನಿಕ್' ಆರಂಭಿಸಿ,



ವೈದ್ಯರು ತಪಾಸಣೆ ನಡೆಸುತ್ತಿರುವುದು

ಪಿಎಚ್‌ಸಿ ಮಾದರಿಯಲ್ಲಿಯೇ ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ನಮ್ಮ ಕ್ಲಿನಿಕ್ ಕಾರ್ಯನಿರ್ವಹಿಸುತ್ತಿದ್ದವು. ನಂತರ ಅವಧಿ ವಿಸ್ತರಿಸಿ ದರೆ ಮತ್ತಷ್ಟು ಜನರಿಗೆ ಅನುಕೂಲ ವಾಗುತ್ತದೆ ಎಂಬ ಮನವಿ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ರಾಜ್ಯದ ಎಲ್ಲಾ ಜಿಲ್ಲೆಯ ಎರಡು ಕ್ಲಿನಿಕ್‌ಗಳು ಸಂಜೆ 4 ರಿಂದ 8ರವರೆಗೆ ಕಾರ್ಯನಿರ್ವಹಿಸುವಂತೆ ಅವಧಿ ವಿಸ್ತರಿಸಲಾಯಿತು.

ಕಳೆದ ಅಕ್ಟೋಬರ್ ತಿಂಗಳಿಂದ ಸಂಜೆ ನಂತರವೂ ಕ್ಲಿನಿಕ್‌ಗಳು ಕಾರ್ಯನಿರ್ವಹಿಸುತ್ತಿರುವುದರಿಂದ ಕೂಲಿ ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಿದ್ದು, ಮೈಸೂರಿನ ಯರಗನಹಳ್ಳಿ ಮತ್ತು ಹೂಟಗಳ್ಳಿಯ ನಮ್ಮ ಕ್ಲಿನಿಕ್‌ಗಳಲ್ಲಿ ಸಾವಿರಾರು ಮಂದಿ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ನಮ್ಮ ಕ್ಲಿನಿಕ್‌ನಲ್ಲಿ ವೈದ್ಯರು, ಸ್ಟಾಫ್ ನರ್ಸ್, ಗ್ರೂಪ್ ಡಿ, ಡಾಟಾ ಎಂಟ್ರಿ ಸಿಬ್ಬಂದಿ ಹಾಗೂ ಈ ಕ್ಲಿನಿಕ್ ಸಮೀಪದಲ್ಲಿರುವ ಪಿಎಚ್‌ಸಿಯ ಕಿರಿಯ ಆರೋಗ್ಯ ಸಹಾಯಕಿಯರು ಸೇರಿದಂತೆ ಇನ್ನಿತರ ಸಿಬ್ಬಂದಿ, ಲಸಿಕಾ ಸಿಬ್ಬಂದಿ ಸೇವೆಗೆ ಲಭ್ಯವಿದ್ದಾರೆ.

ನಮ್ಮ ಕ್ಲಿನಿಕ್‌ನಲ್ಲಿ ಗರ್ಭಿಣಿ ಆರೈಕೆ, ಬಾಣಂತಿ ಸೇವೆ, ನವಜಾತ ಶಿಶು ಆರೈಕೆ, ಚುಚ್ಚು ಮದ್ದು, ಮಕ್ಕಳ ಹಾಗೂ ಹದಿಹರೆಯದವರಿಗೆ ಆರೋಗ್ಯ ಸೇವೆ, ಕುಟುಂಬ ಕಲ್ಯಾಣ ಯೋಜನೆಗಳ ಅನುಷ್ಠಾನ, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನ, ಸಾಂಕ್ರಾಮಿಕ ರೋಗಗಳ ನಿರ್ವಹಣೆ, ಸಾಂಕ್ರಾಮಿಕ ರೋಗಗಳ ನಿರ್ವಹಣೆ, ಹಿರಿಯ ನಾಗರಿಕರ ಆರೈಕೆ, ಕಣ್ಣು, ದಂತ ಆರೋಗ್ಯ ಸೇವೆಗಳ ಅನುಷ್ಠಾನ, ತುರ್ತು ವೈದ್ಯಕೀಯ ಸೇವೆ, ಮಾನಸಿಕ ಆರೋಗ್ಯ ಸೇವೆ ಸೇರಿದಂತೆ ರೋಗ ನಿರ್ಣಯ (ಡಯಾಗ್ನೋಸ್) ಪರೀಕ್ಷೆಗಳನ್ನು ಮಾಡಲಾಗುತ್ತದೆ.

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ, ಟಿ.ನರಸೀಪುರ, ಕೆ.ಆರ್.ನಗರ, ಶ್ರೀರಾಂಪುರ ಮತ್ತು ಹೂಟಗಳ್ಳಿಯ 'ನಮ್ಮ ಕ್ಲಿನಿಕ್'ಗೆ ಪ್ರತಿ ದಿನ 30ಕ್ಕೂ ಅಧಿಕ ಮಂದಿ ತಪಾಸಣೆಗೆ ಬರುತ್ತಿದ್ದಾರೆ. ಕಳೆದ 2023ರ ಏಪ್ರಿಲ್‌ನಿಂದ 2024ರ ಜನವರಿ ಅಂತ್ಯಕ್ಕೆ ಬರೋಬ್ಬರಿ 46,939 ಮಂದಿ ಭೇಟಿ ನೀಡಿದ್ದು, ಅದರಲ್ಲಿ ಪುರುಷರು 23,055 ಮಹಿಳೆಯರು 23,843 ಸೇರಿದ್ದಾರೆ. 41,940 ಮಂದಿ ನಮ್ಮ ಕ್ಲಿನಿಕ್ ನಲ್ಲಿಯೇ ಉಚಿತ ಔಷಧಿ ಪಡೆದರೆ, 11,465 ಮಂದಿ ರೋಗ ನಿರ್ಣಯ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.

ನಮ್ಮ ಕ್ಲಿನಿಕ್‌ಗಳಲ್ಲಿ ಚಿಕಿತ್ಸೆ ಪಡೆದವರ ಮಾಹಿತಿ

ಜಿಲ್ಲೆ	ಪುರುಷರು	ಮಹಿಳೆಯರು	ಒಟ್ಟು
ಎಚ್.ಡಿ ಕೋಟೆ	2927	3636	6563
ಹೂಟಗಳ್ಳಿ	4105	3884	7999
ಕೆ.ಆರ್.ನಗರ	4252	4067	8319
ಶ್ರೀರಾಂಪುರ	4593	4274	8867
ಟಿ.ನರಸೀಪುರ	3859	4607	8466
ಯರಗನಹಳ್ಳಿ	3319	3375	6725
ಒಟ್ಟು	23055	23843	46939

ನಗರ ಪ್ರದೇಶದಲ್ಲಿ ಜನಸಂಖ್ಯೆ ಹೆಚ್ಚಿದ್ದು, ಬಹುತೇಕರು ಆರೋಗ್ಯ ಸೇವೆಗಳಿಗಾಗಿ ಖಾಸಗಿ ಕ್ಲಿನಿಕ್‌ಗಳನ್ನು ಅವಲಂಭಿಸಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ನಮ್ಮ ಕ್ಲಿನಿಕ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮತ್ತಷ್ಟು ನಮ್ಮ ಕ್ಲಿನಿಕ್ ಆರಂಭಿಸುವ ಉದ್ದೇಶವಿದೆ. ಮುಂದಿನ ದಿನಗಳಲ್ಲಿ ಮೂರು ಹೆಚ್ಚುವರಿ ನಮ್ಮ ಕ್ಲಿನಿಕ್ ತೆರೆಯುವ ಚಿಂತನೆ ಇದೆ.



-ಡಾ.ಪಿ.ಸಿ.ಕುಮಾರಸ್ವಾಮಿ, ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ

ಅಲ್ಪಾವಧಿ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು, ಫೆ.9– ಆಹಾರ ತಯಾರಿಕಾ ವಿಭಾಗಗಳಲ್ಲಿ ಉಚಿತವಾಗಿ ಒಂದು ತಿಂಗಳ ಅಲ್ಪಾವಧಿ ತರಬೇತಿಯನ್ನು ಪ್ರಾರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೈಸೂರಿನ ಇಂದಿರಾನಗರದ ದಸರಾ ವಸ್ತುಪ್ರದರ್ಶನ ಆವರಣದಲ್ಲಿರುವ ಫುಡ್ ಕ್ರಾಫ್ಟ್ ಇನ್‌ಸ್ಟಿಟ್ಯೂಟ್ ದೂ.ಸಂ: 6362018821, 0821–2445388, ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.



ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಮಾಜಿ ಸಚಿವ ಸಾ.ರಾ. ಮಹೇಶ್ ಅವರನ್ನು ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಅಭಿನಂದಿಸಿದರು. ಈ ವೇಳೆ ಮುಖಂಡರಾದ ದ್ವಾರಕೀಶ್, ಸಂತೋಷ್, ಅರುಣ್, ಶಿವಶೇಖರ್, ಗಂಗೇಶ್, ಶಿವಕುಮಾರ್ ಇನ್ನಿತರರಿದ್ದರು.

'ಡಚ್ ನೈಟಿಂಗೇಲ್ಸ್' ಯುವ ತಂಡದ ಸಂಗೀತ ಮೋಡಿ

ಮೈಸೂರು, ಫೆ.9(ಎಂಕೆ)– ಮೈಸೂರಿಗರ ಮನಗೆದ್ದ 'ಡಚ್ ನೈಟಿಂಗೇಲ್ಸ್' ಸಂಗೀತ... ನೆದರ್ಲ್ಯಾಂಡ್ಸ್ ಯುವ ತಂಡದ ಸುಶ್ರಾವ್ಯ ಗಾಯನ ಕಲಾರಸಿಕರ ಹೃನ್ಮನ ತಣಿಸಿತು..!

ನೆದರ್ಲ್ಯಾಂಡ್ಸ್‌ನ ವಿನ್ಸೆನಿಟಿ ಓಸ್ಟರ್‌ಹೌಟ್ ಎಂಬ ಪುಟ್ಟ ನಗರದಿಂದ ವಿಶ್ವದೆಲ್ಲೆಡೆ ಸಂಗೀತ ಛಾಪು ಮೂಡಿಸಿರುವ ಐರ್ಲೆಂಡ್‌ನ ಮಕ್ಕಳ ತಜ್ಞ ಡಾ.ಸುನೀಲ್ ಪೌಲ್‌ರಾಜ್ ನೇತೃತ್ವದ 'ಡಚ್ ನೈಟಿಂಗೇಲ್ಸ್' ಯುವ ತಂಡದ ಆಂಗ್ಲ ಭಾಷೆಯ '80 ನಿಮಿಷಗಳ ಮಿನುಗುವ ಸಂಗೀತ ಸಂಜೆ' ಕಾರ್ಯಕ್ರಮ ಸಂಗೀತ ಪ್ರೀಯರ ಮನಗೆದ್ದಿತು.

ಮೈಸೂರು ಬುಕ್ ಕ್ಲಬ್ ವತಿಯಿಂದ ಮೈಸೂರು ವಿವಿ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸಂಗೀತ ಸಂಜೆಯಲ್ಲಿ 7 ರಿಂದ 20 ವರ್ಷ ವಯೋಮಾನದ 35 ಮಂದಿ ಡಚ್ ಗಾಯಕರು, ಹತ್ತು–ಹಲವು ಹಾಡುಗಳನ್ನು ಹಿನ್ನಲೆಯ ಇಂಪಾದ ಸಂಗೀತಕ್ಕೆ ಅನುಗುಣವಾಗಿ ಸುಮಧುರವಾಗಿ ಪ್ರಸ್ತುತಪಡಿಸಿದರು.

'ಅಡಿಮಸ್', 'ಅಮೇರಿಕಾ', 'ಎನಿ ಡ್ರೀಮ್ ವಿಲ್ ಡು', 'ಎ ಸಾಂಗ್ ಫಾರ್ ಎನಿ ಟೈಂ ಆಫ್ ದ ಇಯರ್', 'ಕೊರೊ ಡಿ ಪಾಸ್ಟೊರೆಲ್', 'ದುಬುಲಾ', 'ಘೂಟ್ಟಾಟ್ಟುಮ್ಮು', 'ಗ್ರೇಟ್ ಪ್ರೆಟೆನ್‌ಡರ್', 'ಹ್ಯಾಪಿ ಟುಗೆದರ್, 'ಹ್ಯಾಂಟು ಫ್ರೀಡಂ', 'ಇನ್ ದ ಮೂಡ್', 'ಐರಿಸ್ ಬ್ಲೆಸಿಂಗ್', 'ಲೆಟ್ ಅಸ್ ವಂಡರ್', 'ಸ್ಕೂಲ್' 'ಸೋ ಸ್ಟ್ರಾಂಗ್', 'ಸ್ಟ್ಯಾಂಡ್ ಬೈ ಮೀ', 'ಪ್ರೇ ಫಾರ್ ಉಕ್ರೇನ್', 'ದ ರೋಸ್', 'ಯು ರೈಸ್ ಮಿ ಅಪ್' ಸೇರಿದಂತೆ 32 ಹಾಡುಗಳನ್ನು ಹಾಡಿ ಸಂಗೀತದ ಲೋಕ ಸೃಷ್ಟಿಸಿದರು.



ಮಾನಸಗಂಗೋತ್ರಿಯಲ್ಲಿರುವ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆದ 'ಡಚ್ ನೈಟಿಂಗೇಲ್ಸ್' ಸಂಗೀತ ಸಂಜೆ ಕಾರ್ಯಕ್ರಮ

ಕಡೆಯಲ್ಲಿ ಐರ್ಲೆಂಡ್‌ನ ಮಕ್ಕಳ ತಜ್ಞ ಡಾ.ಸುನೀಲ್ ಪೌಲ್‌ರಾಜ್ ಮಾತನಾಡಿ, 'ಡಚ್ ನೈಟಿಂಗೇಲ್ಸ್' ತಂಡ 7 ರಿಂದ 20 ವರ್ಷದ ಯುವಕ ಹಾಗೂ ಯುವತಿಯರ ತಂಡವಾಗಿದೆ. ಈ ತಂಡ ವಿಶ್ವ ಶಾಂತಿಗಾಗಿ ಪವಿತ್ರ ಹಾಗೂ ಜಾತ್ಯಾತೀತ ಸಂಗೀತವನ್ನು ಪ್ರಸ್ತುತಪಡಿಸುತ್ತದೆ. ಪಾಪ್ ಹಾಡುಗಳು, ಪ್ರಾರ್ಥನೆ, ಕೋರಲ್‌ಗಳನ್ನು ಹಾಡಲಿದೆ. 15 ವಿಭಿನ್ನ ಭಾಷೆಗಳು ಹಾಗೂ ಭೇಟಿ ನೀಡುವ ಆಯಾ ದೇಶದ ಭಾಷೆಗಳಲ್ಲಿ ಕೆಲ ಜನಪ್ರಿಯ ಹಾಡುಗಳನ್ನು ಪ್ರಸ್ತುತಪಡಿಸಲಾಗುತ್ತದೆ ಎಂದರಲ್ಲದೆ 'ಡಚ್ ನೈಟಿಂಗೇಲ್ಸ್' ತಂಡದ ಸಂಗೀತ ಸಂಜೆಗೆ ಮೈಸೂರಿನಲ್ಲಿ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಗಣಪತಿ, ಸರಸ್ವತಿ ಶ್ಲೋಕ: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಮೈಸೂರು ಚಿಲ್ಡ್ರನ್ ಬುಕ್ ಕ್ಲಬ್‌ನ ಪುಟಾಣಿಗಳು ಗಣಪತಿ ಹಾಗೂ ಸರಸ್ವತಿ ಶ್ಲೋಕಗಳನ್ನು ಹೇಳುವ ಮೂಲಕ ವಿಭಿನ್ನವಾಗಿ 'ಡಚ್ ನೈಟಿಂಗೇಲ್ಸ್' ತಂಡದ ಸಂಗೀತಕ್ಕೆ ಚಾಲನೆ ನೀಡಿದರು. ಮೈಸೂರು ಬುಕ್ ಕ್ಲಬ್ ಅಧ್ಯಕ್ಷೆ ಶುಭ ಸಂಜಯ್ ಅರಸ್, ಕಿಟ್ಟಿ ಮಂದಣ್ಣ ಮತ್ತಿತರರು ಉಪಸ್ಥಿತರಿದ್ದರು.


ಮುಖ್ಯಮಂತ್ರಿ ತವರಲ್ಲಿ ಅಧಿಕಾರಿಗಳ ವರ್ಗಾವಣೆ ಬೀದಿ ರಂಪಾಟ!

ಹೂಟಗಳ್ಳಿ ನಗರಸಭೆಯಲ್ಲಿ ಆಯುಕ್ತರ ಕುರ್ಚಿಗಾಗಿ ಕಿತ್ತಾಟ!!

ಮೈಸೂರು, ಫೆ.9(ಬಿಎಲ್‌ಯು)– ಮೈಸೂರಿನ ಹೂಟಗಳ್ಳಿ ನಗರಸಭೆಯ ಆಯುಕ್ತ ಸ್ಥಾನಕ್ಕಾಗಿ ಇಬ್ಬರು ಅಧಿಕಾರಿಗಳ ನಡುವಿನ ಕಿತ್ತಾಟ ಬೀದಿ ರಂಪಾಟವಾಗಿದೆ. ಆಯುಕ್ತರ ಕಚೇರಿಗೆ ಬೀಗ ಹಾಕಿ ಒಬ್ಬ ಅಧಿಕಾರಿ ನಾಪತ್ತೆಯಾದರೆ, ಮತ್ತೊಬ್ಬರು ಆಯುಕ್ತ ಕಚೇರಿ ಮುಂದೆ ಕೂತು ಇಡೀ ದಿನ ಕಾಲ ಕಳೆದಿದ್ದಾರೆ. ಈ ಅಧಿಕಾರಿಗಳ ಕಿತ್ತಾಟದಿಂದ ಜನ ಸಾಮಾನ್ಯರು ಏನು ಕೆಲಸವಾಗದೇ ಹೈರಾಣಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಹೀಗೆ ಅಧಿಕಾರಿಗಳಿಬ್ಬರ ಕುರ್ಚಿ ಕಿತ್ತಾಟ ನಗೆಪಾಟಲಿಗೀಡಾಗಿದೆ.

ಮೈಸೂರಿನ ಹೂಟಗಳ್ಳಿ ನಗರಸಭೆ ಆಯುಕ್ತರಾಗಿ ನರಸಿಂಹಮೂರ್ತಿ ಕಾರ್ಯ ನಿರ್ವಹಿಸುತ್ತಿದ್ದರು. 2023ರ ಆಗಸ್ಟ್‌ನಲ್ಲಿ ಆಯುಕ್ತ ಸ್ಥಾನಕ್ಕೆ ಸಂದೀಪ್ ವರ್ಗಾವಣೆಯಾಗಿ ಬಂದರು.

ಈ ವೇಳೆ ತಮ್ಮ ವರ್ಗಾವಣೆ ಪ್ರಶ್ನಿಸಿ



ಸಂದೀಪ್



ನರಸಿಂಹಮೂರ್ತಿ

ನರಸಿಂಹಮೂರ್ತಿ ಕೆಎಟಿ(ಕರ್ನಾಟಕ ಆಡಳಿತ ನ್ಯಾಯ ಮಂಡಳಿ) ಮೊರೆ ಹೋದರು. ಕೆಎಟಿ ಸುದೀಪ್ ಹಾಗೂ ನರಸಿಂಹ ಮೂರ್ತಿ ಇಬ್ಬರು ಈ ಸ್ಥಾನಕ್ಕೆ ಅರ್ಹರಲ್ಲ. ಬೇರೆ ಅಧಿಕಾರಿ ನೇಮಕ ಮಾಡುವಂತೆ ಆದೇಶ ನೀಡಿತ್ತು.

ಈ ಮಧ್ಯೆ ಸಂದೀಪ್ ಹೂಟಗಳ್ಳಿ ನಗರಸಭೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು.

ಅತ್ತ ಕೆಎಟಿ ಆದೇಶ ಪ್ರಶ್ನಿಸಿ ನರಸಿಂಹ ಮೂರ್ತಿ ಹೈಕೋರ್ಟ್ ಮೊರೆ ಹೋದರು. ಈಗ ಹೈಕೋರ್ಟ್ ನಗರಸಭೆ ಆಯುಕ್ತರಾಗಿ ನನ್ನನ್ನೆ ಮುಂದುವರೆಸುವಂತೆ ತೀರ್ಪು ನೀಡಿದೆ ಎಂದು ನರಸಿಂಹ ಮೂರ್ತಿ ನಿನ್ನೆ ಸಂಜೆ ಕಚೇರಿಗೆ ಬಂದು ಆಯುಕ್ತ ಕುರ್ಚಿಯಲ್ಲಿ ಕುಳಿತು ಕಾರ್ಯ ನಿರ್ವಹಿಸಲು ಆರಂಭಿಸಿದ್ದಾರೆ. ಜೊತೆಗೆ ಆಯುಕ್ತರ ಕಚೇರಿಗೆ ಬೀಗ ಹಾಕಿಕೊಂಡು ಹೋಗಿದ್ದಾರೆ.

ನರಸಿಂಹ ಮೂರ್ತಿ ಆಯುಕ್ತರ ಕುರ್ಚಿಯಲ್ಲಿ ಕುಳಿತು ಕಾರ್ಯ ನಿರ್ವಹಿಸುವುದನ್ನು ನಾನು ಪ್ರಶ್ನಿಸಿದೆ. ಹೈಕೋರ್ಟ್ ನಿಮ್ಮ ಪರವಾಗಿ ತೀರ್ಪು ನೀಡಿರಬಹುದು. ಆದರೆ, ಆಯುಕ್ತರ ಸ್ಥಾನದಿಂದ ಸರ್ಕಾರ ಇನ್ನು ನನ್ನ ರಿಲೀವ್ ಮಾಡಿ, ನಿಮ್ಮನ್ನು ನೇಮಕ ಮಾಡಿರುವ ಬಗ್ಗೆ ಆದೇಶ ಮಾಡಿಲ್ಲ. ಹಾಗಾಗಿ ಆಯುಕ್ತರ ಸ್ಥಾನದಲ್ಲಿ ಕುಳಿತು ಕಾರ್ಯ ನಿರ್ವಹಿಸುವುದು ಕಾನೂನು ಬಾಹಿರ ಎಂದು ಮನವರಿಕೆ ಮಾಡಲೆತ್ನಿಸಿದೆ ಎಂದು ಸಂದೀಪ್ ಹೇಳಿದ್ದಾರೆ.

ಆಯುಕ್ತರ ಕಚೇರಿಗೆ ನಿನ್ನೆ ಬೀಗ ಹಾಕಿ ಹೋದ ನರಸಿಂಹಮೂರ್ತಿ ಇಂದು ಕಚೇರಿಗೆ ಬಂದಿಲ್ಲ. ಇದರಿಂದ ಆಯುಕ್ತರ ಕಚೇರಿ ಮುಂದೆ ನಾನು ಕುಳಿತಿದ್ದೆ. ನಗರಸಭೆ ಆಯುಕ್ತರಾಗಿ ನರಸಿಂಹಮೂರ್ತಿ ಅವರನ್ನು ನಿಯೋಜಿಸಲಾಗಿದೆ ಎಂದು ಸರ್ಕಾರ ಆದೇಶ ಮಾಡಿದರೆ, ರಿಲೀವ್ ಆಗಿ ಹೋಗುತ್ತೇನೆ. ಆದರೆ ಸರ್ಕಾರದಿಂದ ಯಾವುದೇ ಆದೇಶವಿಲ್ಲದೆ, ಕಾನೂನು ಬಾಹಿರವಾಗಿ ಆಯುಕ್ತರಾಗಿ ನರಸಿಂಹ ಮೂರ್ತಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಸಂದೀಪ್ ದೂರಿದ್ದಾರೆ. ಆಯುಕ್ತಸ್ಥಾನಕ್ಕೆ ಇಬ್ಬರು ಬಹಿರಂಗವಾಗಿ ಕಿತ್ತಾಡುತ್ತಿರುವುದು ನೋಡುಗರಿಗೆ ಮನೋರಂಜನೆಯಾಗಿದೆ.

ನಗರ ಸಭೆ ಆಯುಕ್ತರ ಬಳಿ ಜನರಿಗೆ ಬಹಳಷ್ಟು ಕೆಲಸ ಕಾರ್ಯಗಳಾಗ ಬೇಕಾಗಿದೆ. ಆದರೆ ಆಯುಕ್ತ ಸ್ಥಾನಕ್ಕೆ ಇಬ್ಬರು ಅಧಿಕಾರಿಗಳು ಕಿತ್ತಾಟ ನಡೆಸಿರುವುದರಿಂದ ಜನ ಸಾಮಾನ್ಯರು ತೊಂದರೆಗೆ ಸಿಲುಕಿದ್ದಾರೆ. ಬಹಳಷ್ಟು ಕೆಲಸ ಕಾರ್ಯಗಳು ಸ್ಥಗಿತವಾಗಿದೆ ಜೊತೆಗೆ ನಗರಸಭೆಸಿಬ್ಬಂದಿ ನಿಜವಾದ ಆಯುಕ್ತರು ಯಾರೆಂದು ಗೊಂದಲದಲ್ಲಿದ್ದಾರೆ.

ಸಾರಥಿ-4 ತಂತ್ರಾಂಶದ ಸರ್ವರ್ ಡೌನ್

ಮೈಸೂರು ಸೇರಿ ರಾಜ್ಯಾದ್ಯಂತ ಆರ್‌ಟಿಓ ಕಚೇರಿಗಳ ಕಾರ್ಯ ಸ್ಥಗಿತ

ಮೈಸೂರು, ಫೆ. 9(ಆರ್‌ಕೆ)– ಸಾರಿಗೆ ಇಲಾಖೆಯ ಸಾರಥಿ–4 ತಂತ್ರಾಂಶದ ಸರ್ವರ್ ವೈಫಲ್ಯದಿಂದ ಮೈಸೂರು ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ನಗರ ಕೇಂದ್ರಗಳ ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಓ) ಕಚೇರಿಗಳಲ್ಲಿ ಕಳೆದ 10 ದಿನಗಳಿಂದ ಕೆಲಸಗಳು ಸ್ಥಗಿತಗೊಂಡಿವೆ.

ಮೈಸೂರಿನ ಪೂರ್ವ ಮತ್ತು ಪಶ್ಚಿಮ ಆರ್‌ಟಿಓ ಕಚೇರಿಗಳಲ್ಲಿ "Sarathi-4 ತಂತ್ರಾಂಶದ Server ಕಾರ್ಯ ನಿರ್ವಹಿಸುತ್ತಿರುವುದಿಲ್ಲ. ಆದ್ದರಿಂದ ಡಿಎಲ್‌ಗೆ ಸಂಬಂಧಿಸಿದ ಕೆಲಸ ಕಾರ್ಯಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿರುತ್ತವೆ. ಸಾರ್ವಜನಿಕರು ಸಹಕರಿಸಬೇಕಾಗಿ ವಿನಂತಿ" ಸೂಚನಾ ಫಲಕವನ್ನು ಅಳವಡಿಸಲಾಗಿದೆ.

ಚಾಲನಾ ಪರವಾನಗಿ, ಎಲ್‌ಎಲ್‌ಆರ್, ವಾಹನಗಳ ನೋಂದಣಿ, ನವೀಕರಣ, ವರ್ಗಾವಣೆ, ಫಿಟ್‌ನೆಸ್ ಸರ್ಟಿಫಿಕೇಟ್ (ಎಫ್‌ಸಿ), ರಸ್ತೆ ತೆರಿಗೆ (ರೋಡ್ ಟ್ಯಾಕ್ಸ್) ಆನ್‌ಲೈನ್ ಪಾವತಿ ಹಾಗೂ ಇನ್ನಿತರ ಶುಲ್ಕ ಪಾವತಿಸಲು

ಪರದಾಡುತ್ತಿರುವ ಸಾರ್ವಜನಿಕರು



ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ಪ್ರತೀದಿನ ಜನರಿಂದ ತುಂಬಿ ತುಳುಕುತ್ತಿದ್ದ ಆರ್‌ಟಿಓ ಕಚೇರಿಗಳೀಗ ಬಿಕೋ ಎನ್ನುತ್ತಿದ್ದು, ಸರ್ವರ್ ಡೌನ್ ಆಗಿರುವುದರಿಂದ ಅಲ್ಲಿನ ಅಧಿಕಾರಿ, ಸಿಬ್ಬಂದಿಗೂ ಕೆಲಸವಿಲ್ಲದೇ ಸುಮ್ಮನೆ ಕಾಲ ಕಳೆಯುವಂತಾಗಿದೆ. ಸಾರಿಗೆ ಸಂಬಂಧ ಎಲ್ಲಾ ಪ್ರಕ್ರಿಯೆಗಳೂ ಆನ್‌ಲೈನ್ ಆಗಿದ್ದು, ಪೇಪರ್‌ಲೆಸ್ ಕಚೇರಿಯಾಗಿ ಪರಿವರ್ತನೆಗೊಂಡಿರುವ ಕಾರಣ ಕಚೇರಿಗಳಲ್ಲಿ ಮ್ಯಾನ್ಯುಯಲ್ ಆಗಿರುವ ಪ್ರಕ್ರಿಯೆಯೂ ನಡೆಯುತ್ತಿಲ್ಲ.

ವರ್ಷಕ್ಕೊಮ್ಮೆ ಸಾಫ್ಟ್‌ವೇರ್ ಅಪ್‌ಡೇಟ್ ಮಾಡುವುದರಿಂದ ಕಳೆದ 10 ದಿನಗಳಿಂದ ಸಾರಥಿ–4 ತಂತ್ರಾಂಶದ ಸರ್ವರ್ ಕಾರ್ಯ ಸ್ಥಗಿತಗೊಂಡಿದೆ. ಆದ್ದರಿಂದ ನಮ್ಮ ಕಚೇರಿಯ ಎಲ್ಲಾ ಕೆಲಸಗಳೂ ಕುಂಠಿತವಾಗಿವೆ. ಅದು ನಮಗಷ್ಟೇ ಅಲ್ಲದೇ, ಇಡೀ ಈ ಸಮಸ್ಯೆ ಇದೆ. ಸಾರ್ವಜನಿಕರಿಗೂ ಸಮಸ್ಯೆ ಇದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು 'ಮೈಸೂರು ಮಿತ್ರ'ನಿಗೆ ತಿಳಿಸಿದರು.

ಪ್ರತೀದಿನ ಸಾರ್ವಜನಿಕರು ಕಚೇರಿಗೆ ಬರುತ್ತಾರೆ ಡಿಎಲ್, ಎಲ್‌ಎಲ್‌ಆರ್ ಸೇರಿದಂತೆ ಇನ್ನಿತರ ಸೇವೆ ಲಭ್ಯವಾಗದೇ ನಿರಾಸೆಯಿಂದ ಹಿಂದಿರುಗುವಂತಾಗಿದೆ ಆದರೆ ಸರ್ವರ್ ಡೌನ್ ಆದರೆ ನಾವೂ ಸಹ ಏನೂ ಮಾಡಲಾಗುವುದಿಲ್ಲ ಎಂದು ಅಧಿಕಾರಿಗಳು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಕಳೆದ ಹತ್ತು ದಿನಗಳಿಂದ ಈ ಸಮಸ್ಯೆ ಇದೆ. ಇಂದು ಬೆಳಗ್ಗೆಯಿಂದ ಮಂದಗತಿ ಯಲ್ಲಿ ಸರ್ವರ್ ಕಾರ್ಯನಿರ್ವಹಿಸುತ್ತಿದೆ ಸೋಮವಾರ ಸಂಪೂರ್ಣವಾಗಿ ಸರಿಯಾಗಬಹುದೆಂದು ನಿರೀಕ್ಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸುತ್ತೂರು ಮಠ ರೈತರನ್ನು ಸನ್ಮಾನಿಸಿ ಕೃಷಿ ಮಹತ್ವ ಸಾರಿದೆ

● ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶ್ಲಾಘನೆ ● ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಿ: ಮಾಜಿ ಸಚಿವ ಸಿಎಸ್‌ಪಿ ಸಲಹೆ



ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಕೃಷಿ ವಿಚಾರ ಸಂಕೀರ್ಣದಲ್ಲಿ ಪ್ರಗತಿಪರ ರೈತರನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸನ್ಮಾನಿಸಿದರು.

ನಂಜನಗೂಡು, ಫೆ.9– ಸುತ್ತೂರು ಮಠವು ಪ್ರಗತಿಪರ ರೈತರನ್ನು ಸನ್ಮಾನಿಸುವ ಮೂಲಕ ಕೃಷಿ ಕ್ಷೇತ್ರಕ್ಕೆ ಎಷ್ಟು ಮಹತ್ವವಿದೆ ಎಂಬುದನ್ನು ತೋರಿಸಿ ಕೊಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದರು.

ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಕೃಷಿ ವಿಚಾರ ಸಂಕೀರ್ಣ ಕಾರ್ಯಕ್ರಮ ಹಾಗೂ ಜೈವಿಕ ಪೀಡೆ ನಾಶಕಗಳ ಉತ್ಪಾದನಾ ಪ್ರಯೋಗಾಲಯಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಸುತ್ತೂರು ಮಠ ಈ ಭಾಗದ ರೈತರ ಅನುಕೂಲಕ್ಕಾಗಿ ಕೃಷಿ ಮೇಳ ಆಯೋಜಿಸಿ ಅರಿವು ಮೂಡಿಸುವ ಜೊತೆಗೆ ಜಾತ್ರಾ ಮಹೋತ್ಸವದಲ್ಲಿ ಅಳಿವಿನಂಚಿನಲ್ಲಿರುವ ದೇಶಿ ಆಟಗಳ ಕ್ರೀಡಾಕೂಟ ಆಯೋಜಿಸಿದೆ. ಅಲ್ಲದೇ ಸಾಂಸ್ಕೃತಿಕ ಮೇಳ, ಆರೋಗ್ಯ ಮೇಳದಂತಹ ಸಾಮಾಜಿಕ ಚಟುವಟಿಕೆಗಳ ಮೂಲಕ ಜನ ಮನ್ನಣೆ ಗಳಿಸಿದೆ ಅಲ್ಲದೇ ಸೇವಾ ಕಾರ್ಯಗಳ ಮೂಲಕ ಎಲ್ಲಾ ವರ್ಗದ ಜನರನ್ನು ಒಟ್ಟಾಗಿಸಿ ಬದಲಾವಣೆ ತರುವ ಕೆಲಸ ಮಾಡುತ್ತಿರುವ ಸುತ್ತೂರು ಶ್ರೀಗಳ ಕಾರ್ಯ ಶ್ಲಾಘನೀಯ ಎಂದರು.

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮಾತನಾಡಿ, ಪ್ರಸ್ತುತ ನಮ್ಮ ಪೂರ್ವಜರು ಮಾಡುತ್ತಿದ್ದ ಕೃಷಿ ಪದ್ಧತಿ ನಶಿಸಿ ಹೋಗುತ್ತಿದೆ. ಇದರಿಂದ ಆಹಾರ ಉತ್ಪಾದನೆ ಕಳಪೆಯಾಗಿ ಮನುಷ್ಯನಿಗೆ 70 ವರ್ಷಕ್ಕೆ ಬರುತ್ತಿದ್ದ ಖಾಯಿಲೆಗಳು 35 ವರ್ಷಕ್ಕೆ ಬರುತ್ತಿವೆ. ಆದ್ದರಿಂದ ನಮ್ಮ ಪೂರ್ವಜರ ಕೃಷಿ ಪದ್ಧತಿಯನ್ನು ನಾವು ಅಳವಡಿಸಿಕೊಳ್ಳಬೇಕು. ಇಂದಿನ ಸ್ಪರ್ಧಾ ಜಗತ್ತಿನಲ್ಲಿ ರೈತರ ಬದುಕು ದಿನೇ ದಿನೇ ಸಂಕಷ್ಟಕ್ಕೆ ಸಿಲುಕುತ್ತಿದೆ. ಹೀಗಾಗಿ ಎಲ್ಲವನ್ನು ಸರ್ಕಾರವೇ ಮಾಡಬೇಕು ಎಂಬುದನ್ನು ಬಿಟ್ಟು ರೈತರು ಯಾರ ಮೇಲೆಯೂ ಅವಲಂಬಿತರಾಗದೇ, ಸ್ವಾವಲಂಬಿಗಳಾಗಬೇಕು. ಆಗ ಮಾತ್ರ ರೈತರ ಬದುಕು ಹಸನಾಗಲು ಸಾಧ್ಯ ಈ ಹಿಂದೆ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರದಲ್ಲಿ ಇಸ್ರೇಲ್ ಮಾದರಿ ಕೃಷಿಯನ್ನು ರಾಜ್ಯದಲ್ಲಿ ಜಾರಿಗೆ ತರಬೇಕು ಎಂದು ಪ್ರಯತ್ನಿಸಿದ್ದೇವು ಎಂದ ಅವರು ಮೊದಲು ನಾನು ನನ್ನ 14 ಎಕರೆ ಜಮೀನಿನಲ್ಲಿ ಕೃಷಿಗಾಗಿ 4 ಬೋರ್‌ವೆಲ್ ಬಳಸುತ್ತಿದ್ದೇವು. ಹನಿ ನಿರಾವರಿ ಪದ್ಧತಿ ಅಳವಡಿಸಿಕೊಂಡ ಮೇಲೆ ಒಂದೇ ಬೋರ್‌ವೆಲ್‌ನಲ್ಲಿ ಸಂಪೂರ್ಣವಾಗಿ ನೀರು ಕೊಡಲು ಸಾಧ್ಯವಾಗಿದೆ. ನೀರಿನ ಸಂರಕ್ಷಣೆಗಾಗಿ ಹನಿ ನಿರಾವರಿ ಪದ್ಧತಿ ಅಳವಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಎಲ್‌ಸಾಲ್ ಇರಿಗೇಷನ್ ಸೆಲ್ಯೂಷನ್ ಪ್ರೈಲಿ ಕಾರ್ಯ ನಿರ್ವಾಹಕ ಎ.ರಾಜಶೇಖರ್ ನೀರಿನ ಸಂರಕ್ಷಣೆ ಕುರಿತು ಉಪನ್ಯಾಸ ನೀಡಿ ಮಾತನಾಡಿ, ಜನಸಂಖ್ಯೆಯಿಂದಾಗಿ ನೀರಾವರಿ ಸೆಲೆ ಮೇಲೆ ಒತ್ತಡ ಹೆಚ್ಚಿದೆ. ನೀರಿನ ಸಂರಕ್ಷಣೆಗಾಗಿ ರೈತರು ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಬೇಕು. ಇದರಿಂದ ಶೇ.40ರಷ್ಟು ನೀರನ್ನು ಸಂರಕ್ಷಿಸಬಹುದು. ಜೊತೆಗೆ ಸಂವೇದಕಗಳನ್ನು ಅಳವಡಿಸಿಕೊಳ್ಳುವ ಮೂಲಕ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ನೀರು ಬಳಸಬಹುದು ಎಂದರು.

ಬೆಂಗಳೂರು ಕೃಷಿ ವಿವಿ ಕುಲಪತಿ ಡಾ.ಎಸ್.ವಿ.ಸುರೇಶ್ ಮಾತನಾಡಿ, ಸ್ವಾತಂತ್ರ್ಯ ಬಂದ ನಂತರ 53 ಕೋಟಿ ಭಾರತೀಯರಿಗೆ ಆಹಾರ ಒದಗಿಸಲಾಗದೆ ಬೇರೆ ದೇಶಗಳಿಂದ ಆಹಾರ ಧಾನ್ಯ ಆಮದು ಮಾಡಿಕೊಳ್ಳುತ್ತಿದ್ದೆವು. ಆದರೆ ಸ್ವಾಮಿನಾಥನ್ ಅವರಂತಹ ವಿಜ್ಞಾನಿಗಳ ದೂರದೃಷ್ಟಿಯಿಂದಾಗಿ ಹಸಿರು ಕ್ರಾಂತಿ ನಡೆಸಿ ಇಂದು 329 ಟನ್ ಆಹಾರ ಧಾನ್ಯಗಳನ್ನು ಉತ್ಪಾದಿಸಿ ಬೇರೆ ದೇಶಗಳಿಗೆ ರಫ್ತು ಮಾಡುವ ಸ್ಥಿತಿಗೆ ಬಂದಿದ್ದೇವೆ. ದೇಶದಲ್ಲಿ ಮುಂದಿನ 2030ರ ವೇಳೆಗೆ ಜನಸಂಖ್ಯೆ ಮತ್ತಷ್ಟು ಹೆಚ್ಚಾಗಲಿದ್ದು, ಈಗಿನ ಉತ್ಪಾದನೆಯಲ್ಲಿ ಶೇ.30ರಷ್ಟು ಹೆಚ್ಚಾಗಿ ಬೆಳೆಯಬೇಕಿದೆ. ಇಲ್ಲವಾದಲ್ಲಿ ಆಹಾರ ಕ್ಷಾಮ ಎದುರಾಗಲಿದೆ. ದೇಶಕ್ಕೆ ಆಹಾರ ಕೊರತೆ ನೀಗಿಸಲು ನಿರಂತರ ಹಸಿರು ಕ್ರಾಂತಿ ನಡೆಯಬೇಕಿದೆ ಎಂದರು.

ಸಮಾರಂಭದಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ನೀಲಗಿರಿ ಎಡಪಲ್ಲಿಯ ಸಿದ್ದಗಿರಿ ಸಾಯಿ ಮಠದ ಮಠಾಶಕ್ತಿ ಮಾಯಿ, ಮಮತ ಶೇಖರ್, ಸರವಣನ್, ಬಿ.ವಿ.ವಿಠ್ಠಲ್, ಲಿಂಗರಾಜು ಗಾಂಧಿ, ಗಿರಿಜಾ, ಉಪಸ್ಥಿತರಿದ್ದರು.

ಪ್ರಗತಿಪರ ರೈತರಿಗೆ ಪ್ರಶಸ್ತಿ

ನಂಜನಗೂಡು: ಸುತ್ತೂರು ಜಾತ್ರಾ ಮಹೋತ್ಸವ ಶುಕ್ರವಾರ ನಡೆದ ಕೃಷಿ ವಿಚಾರ ಸಂಕೀರ್ಣದಲ್ಲಿ ಸುಂದರಮ್ಮ ವೀರಭದ್ರಪ್ಪ ಪ್ರತಿಷ್ಠಾನ ನೀಡುವ ಪ್ರಶಸ್ತಿ ಹಾಗೂ ಕೆಂದಾವರೆ ಪದ್ಮಭೂಷಣ ಮಹದೇವಪ್ಪ ಪ್ರತಿಷ್ಠಾನದ ಪ್ರಶಸ್ತಿಯನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರಶಸ್ತಿಯನ್ನು ವಿತರಿಸಿದರು.

ದುಗ್ಗಟ್ಟಿ ಸುಂದರಮ್ಮ ವೀರಭದ್ರಪ್ಪ ಪ್ರತಿಷ್ಠಾನದಿಂದ ನೀಡುವ ರೈತ ಪ್ರಶಸ್ತಿ ವಿಭಾಗದಲ್ಲಿ ಎಕರೆಗೆ 28 ಕ್ವಿಂಟಾಲ್ ಭತ್ತ ಪಡೆದ ಹರತಲೆಯ ಹೆಚ್.ಬಿ.ಲೋಕೇಶ್ ಪ್ರಥಮ, 26 ಕ್ವಿಂಟಾಲ್ ಬೆಳೆದ ತಾಯೂರಿನ ಚಿನ್ನಬುದ್ದಿ ದ್ವಿತೀಯ ಬಹುಮಾನ ಪಡೆದರು. ಬಾಳೆ ಬೆಳೆಯಲ್ಲಿ ಎಕರೆಗೆ 25 ಟನ್ ಪಡೆದ ಯಳಂದೂರಿನ ರೈತ ಚೆನ್ನಬುದ್ದಿ ಪ್ರಥಮ, ಎಂ.ಪ್ರದೀಪ್ ದ್ವಿತೀಯ ಬಹುಮಾನ ಪಡೆದರು. ಕಬ್ಬು ವಿಭಾಗದಲ್ಲಿ ಎಕರೆಗೆ 128 ಟನ್ ಬೆಳೆದ ಕೊಳ್ಳೆಗಾಲ ತಾಲೂಕಿನ ನಂಜುಂಡಸ್ವಾಮಿ ಪ್ರಥಮ 110 ಟನ್ ಪಡೆದ ರಾಚಪ್ಪ ದ್ವಿತೀಯ, ಟೊಮೋಟೋ ಬೆಳೆಯಲ್ಲಿ ಎಕರೆಗೆ 23 ಟನ್ ಬೆಳೆದ ಚಾಮರಾಜನಗರ ತಾಲೂಕಿನ ಗೋವಿಂದವಾಡಿ ಗ್ರಾಮದ ಮಹದೇವಸ್ವಾಮಿ, ಹೊನ್ನೇಗೌಡರ ಹುಂಡಿಯ ಹೆಚ್.ಎಸ್.ಮಹದೇವಸ್ವಾಮಿ, ಮೆಕ್ಕೆಜೋಳ ವಿಭಾಗದಲ್ಲಿ ಎಕರೆಗೆ 27 ಕ್ವಿಂಟಾಲ್ ಬೆಳೆದ ಹನೂರು ತಾಲೂಕಿನ ಚಿಂಚಹಳ್ಳಿ ಗ್ರಾಮದ ಪುಟ್ಟಮಾದಪ್ಪ, ಬಂಡಹಳ್ಳಿ ಗ್ರಾಮದ ಕೃಷ್ಣಶೆಟ್ಟಿ ದ್ವಿತೀಯ ಬಹುಮಾನ ಪಡೆದರು. ಪೋಲ್‌ಬೀನ್ಸ್ ವಿಭಾಗದಲ್ಲಿ ಗುಂಡ್ಲುಪೇಟೆ ತಾಲೂಕಿನ ಪುತ್ತನಪುರ ಗ್ರಾಮದ ಶೇಖರ ಪ್ರಥಮ ಬಹುಮಾನ, ಕೆಬ್ಬೆಪುರ ಗ್ರಾಮದ ಕುಮಾರ್ ದ್ವಿತೀಯ ಬಹುಮಾನ ಪಡೆದರು.

ಮಾದಾಪುರ ಕೆಂದಾವರೆ ಪದ್ಮಭೂಷಣ ಮಹದೇವಪ್ಪ ಸೇವಾ ಟ್ರಸ್ಟ್ ಮೈಸೂರು–ಚಾಮರಾಜನಗರ ಜಿಲ್ಲೆಯ ಪ್ರಗತಿಪರ ರೈತ ಮಹಿಳೆ ಪ್ರಶಸ್ತಿಯನ್ನು ಭತ್ತದ ಬೆಳೆಯಲ್ಲಿ ಹೆಚ್ಚು ಇಳುವರಿ ಪಡೆದ ಹುಣಸೂರು ತಾಲೂಕಿನ ಬೀರನಹಳ್ಳಿಯ ಲಲಿತಾ ಪ್ರಥಮ, ನಂಜನಗೂಡು ತಾಲೂಕಿನ ಅಳಗಂಚಿ ಗ್ರಾಮದ ಚಿನ್ನಮ್ಮ ದ್ವಿತೀಯ ಬಹುಮಾನ ಪಡೆದರು. ಮಹಿಳಾ ಉದ್ಯಮಿ ಚಾಮರಾಜನಗರದ ಉಮ್ಮತ್ತೂರಿನ ಆರ್.ವರ್ಷಾ, ಹನೂರು ತಾಲೂಕಿನ ಚಿಂಚನಹಳ್ಳಿ ಗ್ರಾಮದ ದೇವಿರಮ್ಮ, ಕಾಳನಹುಂಡಿ ಸುಮನಾಗೆ ಪ್ರಗತಿಪರ ರೈತ ಮಹಿಳೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.



ನಂಜನಗೂಡು ತಾಲೂಕಿನ ನಗರ್ಲೆ ಗ್ರಾಪಂ ವತಿಯಿಂದ ಸಂವಿಧಾನ ಜಾಗೃತಿ ರಥವನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಈ ವೇಳೆ ಅಧ್ಯಕ್ಷ ಮಹದೇವಮ್ಮ, ಪಿಡಿಓ ಈಶಕುಮಾರ್, ಕಾರ್ಯದರ್ಶಿ ಅರುಣ್, ಗ್ರಾಪಂ ಸದಸ್ಯರಾದ ಪ್ರಮೋದ್ ಕುಮಾರ್, ಭದ್ರನಾಯಕ, ಧರ್ಮೇಂದ್ರ, ಪ್ರಭಾಕರ್ ಹಾಗೂ ಅಂಗನವಾಡಿ, ಆಶಾ ಕಾರ್ಯಕರ್ತರು ಇನ್ನಿತರರಿದ್ದರು.

ಫೆ.12, ತಿ.ನರಸೀಪುರಕ್ಕೆ ಸಂವಿಧಾನ ಜಾಗೃತಿ ಜಾಥ

ತಿ.ನರಸೀಪುರ, ಫೆ.9– ಸಂವಿಧಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಂವಿಧಾನ ಜಾಗೃತಿ ಜಾಥ ಫೆ.12ರಂದು ಪಟ್ಟಣ ಪ್ರವೇಶಿಸಲಿದ್ದು, ನಂಜನಗೂಡು ರಸ್ತೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಬಳಿ ಜಾಥಾಗೆ ಸ್ವಾಗತ ಕೋರಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಭೀಮರಾಯ ವಡ್ಡದ ತಿಳಿಸಿದರು.



ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ಸಂವಿಧಾನ ಅಂಗೀಕಾರಗೊಂಡು 75ನೇ ವರ್ಷವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಷ್ಟ್ರೀಯ ಮಟ್ಟದ ಸಮ್ಮೇಳನ ಆಯೋಜಿಸಿದ್ದು, ಜಿಲ್ಲಾ ಕೇಂದ್ರದಲ್ಲಿ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಜ.26ರಂದು ಸಂವಿಧಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದ್ದಾರೆ.

ಸೋಮವಾರ ಜಾಗೃತಿ ಜಾಥಾ ಪಟ್ಟಣ ಪ್ರವೇಶಿಸಿ ತಿ.ನರಸೀಪುರ ತಾಲೂಕಿನ 36 ಗ್ರಾಪಂ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ಫೆ.20ರವರೆಗೆ ಸಂಚರಿಸಲಿದೆ. ಸಂವಿಧಾನ ಜಾಗೃತಿ ಜಾಥಾ ಸಂಚರಿಸುವ ಪ್ರತಿಯೊಂದು ಗ್ರಾಪಂ ಕೇಂದ್ರದಲ್ಲಿ ಅಲ್ಲಿನ ಪಿಡಿಓ, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದೆ. ಕ್ಲಸ್ಟರ್ ಮಟ್ಟದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರನ್ನು ಕರೆಸಿ ಸಂವಿಧಾನದ ಬಗ್ಗೆ ಉಪನ್ಯಾಸ ಕೊಡಿಸಲಾಗುತ್ತದೆ ಎಂದರು.

ಕಾರ್ಯಕ್ರಮವನ್ನು ತಾಲೂಕಿನಲ್ಲಿ ಹಬ್ಬದಂತೆ ಆಚರಿಸಲು ತಾಲೂಕು ಆಡಳಿತ ಹಾಗೂ ಸ್ಥಳೀಯ ಆಡಳಿತ ಸಿದ್ಧತೆ ನಡೆಸಿದೆ. ಕಾರ್ಯಕ್ರಮವು ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆ ಸಹಯೋಗದಲ್ಲಿ ನಡೆಯಲಿದೆ. ಸಂವಿಧಾನದ ಬಗ್ಗೆ ಗ್ರಾಮೀಣ ಹಾಗೂ ನಗರ ಪ್ರದೇಶದ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು ಸಂವಿಧಾನ ಜಾಗೃತಿ ಜಾಥಾ ಉದ್ದೇಶವಾಗಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಕಾರ್ಯಕ್ರಮವನ್ನು ತಾಲೂಕಿನ ಎಲ್ಲಾ ಸಂಘ ಸಂಸ್ಥೆಗಳ ಸದಸ್ಯರು, ಶಾಲಾ ಶಿಕ್ಷಕ ವೃಂದ, ಮಹಿಳಾ ಸಂಘದ ಸದಸ್ಯರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಈ ವೇಳೆ ತಾಪಂ ಇಓ ಸಿ.ಕೃಷ್ಣ ಹಾಜರಿದ್ದರು.

ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿಗೆ ಭೂಮಿ ಪೂಜೆ



ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.

ಹೆಚ್.ಡಿ.ಕೋಟೆ, ಫೆ.9– ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀ ವರದರಾಜಸ್ವಾಮಿ ದೇವಸ್ಥಾನದಲ್ಲಿ 33 ಲಕ್ಷ ರೂ. ವೆಚ್ಚದ ಪೆರುಂದೇವಿ ಅಮ್ಮನವರ ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.

ದೇವಸ್ಥಾನ ಸಮಿತಿ ಅಧ್ಯಕ್ಷ ಬಿ.ಎಸ್.ರಂಗಯ್ಯಂಗಾರ್ ಮಾತನಾಡಿ, ಶ್ರೀಲಕ್ಷ್ಮೀ ವರದರಾಜಸ್ವಾಮಿ ದೇವಸ್ಥಾನ ಚೋಳರು, ಮೈಸೂರು ಒಡೆಯರ ಆಡಳಿತದಲ್ಲಿ ನಿರ್ಮಾಣವಾದ ದೇವಸ್ಥಾನ. 25 ವರ್ಷಗಳ ಹಿಂದೆ ಲಕ್ಷ್ಮೀ ವರದರಾಜ ದೇವಸ್ಥಾನ ಜೀರ್ಣೋದ್ಧಾರವಾಗಿತ್ತು. ಆದರೆ ಪೆರುಂದೇವಿ ದೇವಸ್ಥಾನ ಜೀರ್ಣೋದ್ಧಾರವಾಗದೆ ಗೋಡೆಗಳು ಶಿಥಿಲಗೊಂಡಿತ್ತು. ಶಾಸಕ ಅನಿಲ್ ಚಿಕ್ಕಮಾದು ಅವರ ಪರಿಶ್ರಮದಿಂದ ಅನುದಾನ ಬಿಡುಗಡೆಯಾಗಿದ್ದು, ಜೀರ್ಣೋದ್ಧಾರ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.

ಈ ವೇಳೆ ದೇವಸ್ಥಾನ ಸಮಿತಿ ಸದಸ್ಯರಾದ ತಿರುಮಲಾಚಾರ್, ದೇವರಾಜು, ಜಯಂತ್, ಶ್ರೀಕಾಂತ್, ಭುಜಂಗರಾವ್, ನಂದೀಶ್, ಕನ್ನಡ ಪ್ರಮೋದ, ವೈದ್ಯನಾಥ್, ರಾಜಗೋಪಾಲ್, ಮಹೇಶ್, ಅಣ್ಣಪ್ಪಚಾರ್, ಚಂದ್ರಮೌಳಿ, ಎಚ್.ಕೆ.ಸುರೇಶ್, ಪ್ರಶಾಂತ್, ಪುರಾತತ್ವ ಇಲಾಖೆ ಗುತ್ತಿಗೆದಾರ ಪ್ರಭಾಕರ್, ಜೈನ್ ಅರ್ಚಕರಾದ ಶ್ರೀಧರ್, ರಘುನಂದನ್, ಶ್ರೀನಿಧಿ, ಸುಧಾಕರ್ ಇದ್ದರು.



ಜಯಪುರ ಹೋಬಳಿ ಅರಸಿನಕೆರೆಯಲ್ಲಿ ಎರಡೂವರೆ ಲಕ್ಷ ರೂ. ವೆಚ್ಚದ ನೂತನ ಅಂಗನವಾಡಿ ಕಟ್ಟಡ ಕಾಮಗಾರಿಗೆ ಶಾಸಕ ಜಿ.ಟಿ.ದೇವೇಗೌಡ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಗ್ರಾಪಂ ಸದಸ್ಯರಾದ ನವೀನ್ ಪಾಟೀಲ್, ಮುಖಂಡರಾದ ಮಹದೇವಸ್ವಾಮಿ, ಸಿದ್ದರಾಜು, ಸೋಮಣ್ಣ, ಸಂತೋಷ್ ಇದ್ದರು.



ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮೈಸೂರಿನ ದಟ್ಟಗಳ್ಳಿ ವಿದುಷಿ ಎಸ್.ಎಸ್.ಮೇಘನಾರಾವ್ ಮತ್ತು ತಂಡದವರು ನಡೆಸಿಕೊಟ್ಟ ಶಿವತಾಂಡವ ನೃತ್ಯ ಪ್ರೇಕ್ಷಕರ ಮನ ಸೆಳೆಯಿತು. ಇದೇ ವೇಳೆ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು.

ಸವಿತಾ ಸಮಾಜ ಅಭಿವೃದ್ಧಿಗೆ ಸರ್ಕಾರ ಪ್ರತ್ಯೇಕ ನಿಗಮ ಸ್ಥಾಪಿಸಿದೆ

ಕೆಡಿಪಿ ಸದಸ್ಯ ಸುನೀಲ್ ಬೋಸ್

ತಿ.ನರಸೀಪುರ, ಫೆ.9– ಸವಿತಾ ಸಮಾಜ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂಬ ಉದ್ದೇಶದಿಂದ ಸರ್ಕಾರ ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸಿದೆ ಎಂದು ಕೆಡಿಪಿ ಸದಸ್ಯ ಸುನೀಲ್ ಬೋಸ್ ತಿಳಿಸಿದರು.

ತಾಲೂಕಿನ ಮಾದಾಪುರದ ಮರುಡೇಶ್ವರ ಸಮುದಾಯ ಭವನದಲ್ಲಿ ಸವಿತಾ ಸಮಾಜ ಹೋಬಳಿ ಶಾಖೆ ಸಂಘಗಳ ಒಕ್ಕೂಟ ಹಮ್ಮಿಕೊಳ್ಳಲಾಗಿದ್ದ ಕ್ಯಾಲೆಂಡರ್ ಬಿಡುಗಡೆ ಹಾಗೂ ಸಂಘದ ಲೋಗೋ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸವಿತಾ ಸಮಾಜ ಹಿಂದುಳಿದ ವರ್ಗವಾಗಿದ್ದು, ಸರ್ಕಾರ ನೀಡುತ್ತಿರುವ ಸೌಲಭ್ಯವನ್ನು ಕೆಲ ವರ್ಗದವರು ಮಾತ್ರ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಅವರಲ್ಲಿರುವ ಸಂಘಟನೆ ಕಾರಣ. ಅಂಬೇಡ್ಕರ್ ಹೇಳಿರುವಂತೆ ಪ್ರತಿಯೊಬ್ಬರಿಗೂ ಸಂಘಟನೆ, ಹೋರಾಟ, ಶಿಕ್ಷಣ ಮುಖ್ಯ. ಶಿಕ್ಷಣ ಇದ್ದಲ್ಲಿ ಯಾವುದೇ ಕಾರ್ಯ ನಿಭಾಯಿಸಬಹುದು. ಹಾಗಾಗಿ ಸಮಾಜದ ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಪೋಷಕರ ಆದ್ಯ ಕರ್ತವ್ಯ. ಹಾಗೆಂದು ಕುಲ ಕಸುಬನ್ನು ಬಿಡಲು ಹೇಳುತ್ತಿಲ್ಲ. ಕ್ಷೌರಿಕ ವೃತ್ತಿ ಜೊತೆಗೆ ಶಿಕ್ಷಣ ಕೊಡಿಸಿದಲ್ಲಿ ಮಕ್ಕಳ ಭವಿಷ್ಯ ಉಜ್ವಲವಾಗಲಿದೆ ಎಂದರು.

ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು. ತಾಲೂಕಿನಲ್ಲಿ ನೀವು ಬಹು ಕಡಿಮೆ ಜನರಿದ್ದೀರಿ. ಎಲ್ಲರೂ ಒಗ್ಗಟ್ಟಿನಿಂದ ಸಹಬಾಳ್ವೆ ನಡೆಸಬೇಕು. ನಿಮ್ಮ ನಿಮ್ಮಲ್ಲಿ ಒಡಕುಂಟು ಮಾಡಿಕೊಳ್ಳಬೇಡಿ. ಸಮಾಜದವರು ನಾವೆಲ್ಲರೂ ಒಂದೇ ಎಂಬ ಮನೋಭಾವ ಬೆಳೆಸಿಕೊಳ್ಳಿ ಎಂದರು.



ಮಾದಾಪುರದ ಮುರುಡೇಶ್ವರ ಕಲ್ಯಾಣ ಮಂಟಪದಲ್ಲಿ ಸವಿತಾ ಸಮಾಜ ಹೋಬಳಿ ಶಾಖೆ ಸಂಘಗಳ ಒಕ್ಕೂಟದ ಕ್ಯಾಲೆಂಡರ್ ಹಾಗೂ ಸಂಘದ ಲೋಗೋ ಬಿಡುಗಡೆ ಕಾರ್ಯಕ್ರಮವನ್ನು ಕೆಡಿಪಿ ಸದಸ್ಯ ಸುನೀಲ್ ಬೋಸ್ ಉದ್ಘಾಟಿಸಿದರು.

ಸವಿತಾ ಸಮಾಜದ ಜಿಲ್ಲಾಧ್ಯಕ್ಷ ನಾಗೇಶ್ ಮಾತನಾಡಿ, ಸವಿತಾ ಸಮಾಜ ತೀರಾ ಹಿಂದುಳಿದ ಸಮಾಜವಾಗಿದ್ದು, ಸಾಮಾಜಿಕ, ರಾಜಕೀಯವಾಗಿ ಯಾವುದೇ ಪ್ರಾತಿನಿಧ್ಯ ದೊರೆಯುತ್ತಿಲ್ಲ. ಆದ್ದರಿಂದ ಸಮಾಜದವರು ಒಗ್ಗಟ್ಟು ಪ್ರದರ್ಶಿಸಿ ಆರ್ಥಿಕ, ಸಾಮಾಜಿಕವಾಗಿ ಮುಖ್ಯ ವಾಹಿನಿಗೆ ಬರಬೇಕು ಎಂದರು. ಇದೇ ವೇಳೆ ಸವಿತಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಸವಿತಾ ಸಮಾಜ ಹೋಬಳಿ ಶಾಖೆ ಸಂಘಗಳ ಒಕ್ಕೂಟದ ಅಧ್ಯಕ್ಷ ಸಿದ್ದೇಶ್, ಮುಖಂಡರಾದ ಲಿಂಗರಾಜು, ಕಗ್ಗಲೀಪುರ ದೇವರಾಜು, ಚೆಲುವರಾಜು, ಮಹದೇವು, ಸಿದ್ದೇಶ್, ಅಭಿಲಾಶ್, ಸಿದ್ದರಾಜು, ರುದ್ರಸ್ವಾಮಿ, ತಾಲೂಕು ಅಧ್ಯಕ್ಷ ನಾಗೇಂದ್ರ ಈ.ರಾಜು, ಮೂರ್ತಿ, ರುದ್ರಸ್ವಾಮಿ, ಎಂ.ನಾಗರಾಜು, ವಾದ್ಯ ಸಂಘದ ಲೋಕೇಶ್, ಮಂಡ್ಯ ಜೈರಾಮ್, ಕೊಳ್ಳೇಗಾಲ ಸೋಮಣ್ಣ, ತುರುಗನೂರು ರಾಜು, ಬನ್ನೂರು ಪುರಸಭಾ ಸದಸ್ಯ ಸೌಮ್ಯ ರಾಣಿ, ಲಕ್ಷ್ಮಿ ಮತ್ತಿತರರಿದ್ದರು.

ಶ್ರೀಕಂಠೇಶ್ವರನ ಹುಂಡಿಯಲ್ಲಿ 2.04 ಕೋಟಿ ಸಂಗ್ರಹ

ನಂಜನಗೂಡು, ಫೆ.9– ನಗರದ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆದ ಹುಂಡಿ ಎಣಿಕೆಯಲ್ಲಿ 2.04 ಕೋಟಿ ರೂ. ಸಂಗ್ರಹವಾಗಿದೆ.

ಒಟ್ಟು 35 ಹುಂಡಿಗಳನ್ನು ಎಣಿಕೆ ಮಾಡಲಾಗಿದ್ದು, 2,04,98,214 ರೂ., 82.2 ಗ್ರಾಂ ಚಿನ್ನ, 4.3 ಕೆಜಿ ಬೆಳ್ಳಿ, 24 ವಿದೇಶಿ ಕರೆನ್ಸಿ ಲಭ್ಯವಾಗಿದೆ. ದೇವಾಲಯದ ದಾಸೋಹ ಭವನದಲ್ಲಿ ನಡೆದ ಎಣಿಕಾ ಕಾರ್ಯದಲ್ಲಿ ದೇವಾಲಯದ ಸಿಬ್ಬಂದಿ, ಬ್ಯಾಂಕ್ ಆಫ್ ಬರೋಡಾ ಅಧಿಕಾರಿಗಳು ಹಾಗೂ ವಿವಿಧ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು. ಈ ವೇಳೆ ಮುಜರಾಯಿ ತಹಸೀಲ್ದಾರ್ ವಿದ್ಯಾಲತಾ, ದೇವಾಲಯದ ಇಓ ಜಗದೀಶ್ ಕುಮಾರ್, ಎಇಓ ಸತೀಶ್, ಲೆಕ್ಕಾಧಿಕಾರಿ ಗುರುಮಲ್ಲಯ್ಯ, ಬ್ಯಾಂಕ್ ಆಫ್ ಬರೋಡಾ ವ್ಯವಸ್ಥಾಪಕ ಸಂಗದೇವ್ ಉಪಸ್ಥಿತರಿದ್ದರು.



ಮೈಸೂರು ಚಿತ್ರಮಂದಿರಗಳಲ್ಲಿ



ಪದ್ಮ ಚಿತ್ರಮಂದಿರ	(ದೂ: 2521923)
ಈಗಲ್ (ತೆ)	4 ಪ್ರದರ್ಶನಗಳು
ವುಡ್‌ಲ್ಯಾಂಡ್ಸ್ ಚಿತ್ರಮಂದಿರ	(ದೂ: 2422871)
ಕಾಟೇರ (ಕ)	4 ಪ್ರದರ್ಶನಗಳು
ಬಾಲಾಜಿ ಚಿತ್ರಮಂದಿರ	(ದೂ: 2497199)
ತೇರಿ ಬತೂನ್ ಮೇ ಐಸಾ ಉಲ್ಜಾ ಜಿಯಾ (ಹಿಂ)	4 ಪ್ರದರ್ಶನಗಳು
ಮಹದೇಶ್ವರ ಚಿತ್ರಮಂದಿರ	(ಮೊ:9900820093)
ಜಸ್ಟ್ ಪಾಸ್ (ಕ)	4 ಪ್ರದರ್ಶನಗಳು
ಗಾಯಿತ್ರಿ	
ಒಂದು ಸರಳ ಪ್ರೇಮಕಥೆ (ಕ)	4 ಪ್ರದರ್ಶನಗಳು
ರಾಜಕಮಲ್	
ಲಾಲ್ ಸಲಾಂ (ತ)	4 ಪ್ರದರ್ಶನಗಳು
ಸಂಗಂ	
ಉಪಾಧ್ಯಕ್ಷ (ಕ)	4 ಪ್ರದರ್ಶನಗಳು
ಲಿಡೋ	
ಅಲೆಕ್ಸ್ (ಕ)	4 ಪ್ರದರ್ಶನಗಳು
ತಿಬ್ಬಾದೇವಿ	
ಈಗಲ್ (ತೆ)	4 ಪ್ರದರ್ಶನಗಳು
ಪ್ರಭಾ	
ಪ್ರಣಯಂ (ಕ)	4 ಪ್ರದರ್ಶನಗಳು

ಡಿಆರ್‌ಸಿ ಸಿನಿಮಾಸ್

ದೂ : 4240422/4241800

ಸ್ಕ್ರೀನ್ 1	ಉಪಾಧ್ಯಕ್ಷ (ಕ): ಬೆ.10.10ಕ್ಕೆ, ಮ.1.10ಕ್ಕೆ, ಈಗಲ್ (ತೆ): ಸಂ.4.05ಕ್ಕೆ, ರಾ.7.10ಕ್ಕೆ, ರಾ.10.15ಕ್ಕೆ.
ಸ್ಕ್ರೀನ್ 2	ಪ್ರಣಯಂ (ಕ): ಬೆ.10.30ಕ್ಕೆ, ಜಸ್ಟ್ ಪಾಸ್ (ಕ): ಮ.1.20ಕ್ಕೆ, ಫೈಟರ್ (ಹಿಂ): ಸಂ.4ಕ್ಕೆ, ಪ್ರೇಮಲು (ಮ): ರಾ.7.15ಕ್ಕೆ, ಅನ್ವೇಶಿಪಿನ್ ಕಂಡೆತುಂ (ಮ): ರಾ.10.15ಕ್ಕೆ.
ಸ್ಕ್ರೀನ್ 3	ತೇರಿ ಬತೂನ್ ಮೇ ಐಸಾ ಉಲ್ಜಾ ಜಿಯಾ (ಹಿಂ): ಬೆ.10.40ಕ್ಕೆ, ರಾ.7.15ಕ್ಕೆ, ರಾ.9.55ಕ್ಕೆ, ಲವ್ವರ್ (ತ): ಮ.1.20ಕ್ಕೆ, ಉಪಾಧ್ಯಕ್ಷ (ಕ): ಸಂ.4.10ಕ್ಕೆ.
ಸ್ಕ್ರೀನ್ 4	ಒಂದು ಸರಳ ಪ್ರೇಮಕಥೆ (ಕ): ಬೆ.10.10ಕ್ಕೆ, ರಾ.7.10ಕ್ಕೆ, ಲಾಲ್ ಸಲಾಂ (ತ): ಮ.1.10ಕ್ಕೆ, ಸಂ.4.10ಕ್ಕೆ, ಯಾತ್ರಾ 2 (ತೆ): ರಾ.10ಕ್ಕೆ.

ಐನಾಕ್ಸ್ ಮೂವೀಸ್

INOX LIVE THE MOVIE

ದೂ : 2533444 / 2433456

ಸ್ಕ್ರೀನ್ 1	ತೇರಿ ಬತೂನ್ ಮೇ ಐಸಾ ಉಲ್ಜಾ ಜಿಯಾ (ಹಿಂ): ಬೆ.9.20ಕ್ಕೆ, ಮ.12.30ಕ್ಕೆ, ಮ.3.40ಕ್ಕೆ, ಸಂ.6.50ಕ್ಕೆ, ರಾ.10ಕ್ಕೆ.
ಸ್ಕ್ರೀನ್ 2	ಲಾಲ್ ಸಲಾಂ (ತ): ಬೆ.9.40ಕ್ಕೆ, ಸಂ.4.05ಕ್ಕೆ, ಉಪಾಧ್ಯಕ್ಷ (ಕ): ಮ.12.50ಕ್ಕೆ, ರಾ.7.15ಕ್ಕೆ, ಈಗಲ್ (ತೆ): ರಾ.10.30ಕ್ಕೆ.
ಸ್ಕ್ರೀನ್ 3	ಒಂದು ಸರಳ ಪ್ರೇಮಕಥೆ (ಕ): ಬೆ.11.15ಕ್ಕೆ, ಈಗಲ್ (ತೆ): ಮ.2.25ಕ್ಕೆ, ಲವ್ವರ್ (ತ): ಸಂ.6.25ಕ್ಕೆ, ಲಾಲ್ ಸಲಾಂ (ತ): ರಾ.9.30ಕ್ಕೆ.
ಸ್ಕ್ರೀನ್ 4	ಫೈಟರ್ (ಹಿಂ): ಮ.12.05ಕ್ಕೆ, ಉಪಾಧ್ಯಕ್ಷ (ಕ): ಮ.3.35ಕ್ಕೆ, ಒಂದು ಸರಳ ಪ್ರೇಮಕಥೆ (ಕ): ಸಂ.6.50ಕ್ಕೆ, ಅನ್ವೇಶಿಪಿನ್ ಕಂಡೆತುಂ (ಮ): ರಾ.10ಕ್ಕೆ.

ಮೈಸೂರು ವಿಷನ್ ಸಿನಿಮಾ

ದೂ : 0821–2973519

ಸ್ಕ್ರೀನ್ 1	ಪಾರ್ಕಿಂಗ್ (ಕ): ಬೆ.10.35ಕ್ಕೆ, ಸಪ್ತ ಸಾಗರದಾಚೆ ಎಲ್ಲೋ 2 (ಕ): ಮ.1.10ಕ್ಕೆ, ಬ್ಯಾಡ್ ಮ್ಯಾನರ್ಸ್ (ಕ): ಸಂ.4ಕ್ಕೆ, ಅರ್ಧಂಬರ್ಧ ಪ್ರೇಮಕಥೆ (ಕ): ಸಂ.6.35ಕ್ಕೆ, ಅನ್ನಪೂರ್ಣಿ (ತ): ರಾ.9.15ಕ್ಕೆ.
ಸ್ಕ್ರೀನ್ 2	ಅನಿಮಲ್ (ಹಿಂ): ಬೆ.10ಕ್ಕೆ, ಸಂ.6ಕ್ಕೆ, ರಾ.9.45ಕ್ಕೆ, ಸ್ಯಾಮ್ ಬಹದ್ದೂರ್ (ಹಿಂ): ಮ.1.45ಕ್ಕೆ.
ಸ್ಕ್ರೀನ್ 3	ಸ್ಯಾಮ್ ಬಹದ್ದೂರ್ (ಹಿಂ): ಬೆ.10.10ಕ್ಕೆ, ಸಂ.4.50ಕ್ಕೆ, ಅನಿಮಲ್ (ಹಿಂ): ಮ.1.05ಕ್ಕೆ, ರಾ.7.45ಕ್ಕೆ.
ಸ್ಕ್ರೀನ್ 4	ಸಪ್ತ ಸಾಗರದಾಚೆ ಎಲೋ 2 (ಕ): ಬೆ.10.45ಕ್ಕೆ, ಅನಿಮಲ್ (ಹಿಂ): ಮ.2.40ಕ್ಕೆ, ನೆಪೋಲಿಯನ್ (ಇಂ): ಸಂ.6.25ಕ್ಕೆ, ಸ್ಯಾಮ್ ಬಹದ್ದೂರ್ (ಹಿಂ): ರಾ.9.30ಕ್ಕೆ.

ಪಿವಿಆರ್ ಸಿನಿಮಾಸ್

ಮೊ.ನಂ: 8951357139

ನೆಕ್ಸಸ್ ಸೆಂಟರ್‌ಸಿಟಿ ಮಾಲ್, 2ನೇ ಮಹಡಿ,

ಫೈಟರ್ (2ಡಿ & 3ಡಿ)(ಹಿಂ): ಬೆ.11.15ಕ್ಕೆ, ಸಂ.6.50ಕ್ಕೆ, ರಾ.10.15ಕ್ಕೆ, ತೇರಿ ಬತೂನ್ ಮೇ ಐಸಾ ಉಲ್ಜಾ ಜಿಯಾ (ಹಿಂ): ಬೆ.9.50ಕ್ಕೆ, ಮ.1ಕ್ಕೆ, ಸಂ.4.10ಕ್ಕೆ, ರಾ.7.20ಕ್ಕೆ, ರಾ.10.30ಕ್ಕೆ, ಉಪಾಧ್ಯಕ್ಷ (ಕ): ಬೆ.11.50ಕ್ಕೆ, ಮ.3ಕ್ಕೆ, ಸಂ.6.20ಕ್ಕೆ, ಅನ್ವೇಶಿಪಿನ್ ಕಂಡೆತುಂ (ಮ): ರಾ.9.30ಕ್ಕೆ, ಜಸ್ಟ್ ಪಾಸ್ (ಕ): ಸಂ.4.10ಕ್ಕೆ, ಒಂದು ಸರಳ ಪ್ರೇಮಕಥೆ (ಕ): ಮ.2.55ಕ್ಕೆ, ರಾ.10.25ಕ್ಕೆ, ಲವ್ವರ್ (ತ): ಮ.12.15ಕ್ಕೆ, ಸಂ.6.40ಕ್ಕೆ, ಈಗಲ್ (ತೆ): ಮ.3.20ಕ್ಕೆ, ರಾ.9.45ಕ್ಕೆ, ಲಾಲ್ ಸಲಾಂ (ತ): ಬೆ.11.40ಕ್ಕೆ, ರಾ.7.05ಕ್ಕೆ, ರಾ.10ಕ್ಕೆ.

ಸೂಚನೆ : ಸಿನಿಮಾ ಮಾರ್ಗದರ್ಶಿಯಲ್ಲಿ ಮಾಹಿತಿಯನ್ನು ಪರಿಪೂರ್ಣಗೊಳಿಸಲು ನಾವು ಸಾಧ್ಯವಾದಷ್ಟೂ ಪ್ರಯತ್ನಿಸುತ್ತಿದ್ದೇವೆ. ಆದರೂ ಕೆಲವೊಮ್ಮೆ ಮಾಹಿತಿ ಅಲಭ್ಯತೆಯಿಂದ ಲೋಪಗಳು ಉಂಟಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಕಳಕಳಿ ಮನವಿ.

ಕಾದಾಟದಲ್ಲಿ ಹುಲಿ ಸಾವು

ಸರಗೂರು, ಫೆ.9– ಎರಡು ಹುಲಿಗಳ ಕಾದಾಟದಲ್ಲಿ 1 ರಿಂದ 2 ವರ್ಷದ ಹುಲಿಯೊಂದು ಸಾವನ್ನಪ್ಪಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ತಾಲೂಕಿನ ಮೊಳೆಯೂರು ವಲಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಹೆಡಿಯಾಲ ಉಪವಿಭಾಗ ವ್ಯಾಪ್ತಿಯ ಮೊಳೆಯೂರು ಶಾಖೆ ನಡಾಡಿ ಎಂಬಲ್ಲಿ ಸಿಬ್ಬಂದಿ ಗಸ್ತಿನಲ್ಲಿದ್ದ ವೇಳೆ ಸೆನ್ಸಸ್ ಲೈನ್ ಸಮೀಪ ಹುಲಿ ಕಳೇಬರ ಪತ್ತೆಯಾಗಿದ್ದು, ಹುಲಿ ಕತ್ತು ಮುರಿದಿರುವುದರಿಂದ ಮತ್ತೊಂದು ಹುಲಿಯೊಂದಿಗಿನ ಕಾದಾಟದಲ್ಲಿ ಸಾವನ್ನಪ್ಪಿದೆ ಎಂದು ಅರಣ್ಯ ಇಲಾಖೆ ದೃಢಪಡಿಸಿದೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಮಾರ್ಗಸೂಚಿಯಂತೆ ಹುಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕಳೇಬರಕ್ಕೆ ಅಗ್ನಿಸ್ಪರ್ಶ ಮಾಡಲಾಯಿತು. ಈ ವೇಳೆ ಪಶು ವೈದ್ಯಾಧಿಕಾರಿ ಡಾ.ವಾಸಿಂ ಮಿರ್ಜಾ, ಹುಲಿ ಯೋಜನೆ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಾಧಿಕಾರಿ ನಿಂಗರಾಜು, ಆನೆ ಯೋಜನೆ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್, ಸಿಫ್ ಡಾ.ಪಿ.ರಮೇಶ್‌ಕುಮಾರ್, ವಿಶೇಷ ಹುಲಿ ಸಂರಕ್ಷಣಾ ದಳದ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎನ್.ನವೀನ್, ಎಸಿಎಫ್ ಕೆ.ಪರಮೇಶ್, ವನ್ಯಜೀವಿ ಮಂಡಳಿ ಸದಸ್ಯೆ ಕೃತಿಕಾ, ಎನ್‌ಜಿಓ ರಘುರಾಂ, ಆರ್‌ಎಫ್‌ಓ ಪುನೀತ್ ಇತರರಿದ್ದರು.

ಅಣ್ಣನಿಂದಲೇ ತಮ್ಮನ ಹತ್ಯೆ

ನಂಜನಗೂಡು, ಫೆ.9– ಜಮೀನಿನ ವಿಚಾರವಾಗಿ ಅಣ್ಣನೇ ತಮ್ಮನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಕಾರ್ಯ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ ಕಾರ್ಯ ಗ್ರಾಮದ ನಿವಾಸಿ ಕರಿಶೆಟ್ಟಿ(64) ಹತ್ಯೆಗೊಳಗಾದವರು. ಈತನ ಅಣ್ಣ ಶಿವಣ್ಣಶೆಟ್ಟಿ, ಪತ್ನಿ ಮಲ್ಲಿಗಮ್ಮ, ಪುತ್ರ ಸಿದ್ದಪ್ಪಾಜಿ, ಮಗಳು ನೀಲಮ್ಮ ಕೊಲೆ ಆರೋಪಿಗಳು. ಗ್ರಾಮದಲ್ಲಿರುವ ಜಮೀನಿಗೆ ಸಂಬಂಧಿಸಿದಂತೆ ಅಣ್ಣ ತಮ್ಮಂದಿರ ನಡುವೆ ಜಗಳ ನಡೆದು ವ್ಯಾಜ್ಯ ಎಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಆದರೆ ಗುರುವಾರ ತಡರಾತ್ರಿ ತೋಟದ ಮನೆಯಲ್ಲಿದ್ದ ಕರಿಶೆಟ್ಟಿ ಮೇಲೆ ಶಿವಣ್ಣಶೆಟ್ಟಿ ಮತ್ತು ಆತನ ಪತ್ನಿ ಮಲ್ಲಿಗಮ್ಮ ಹಾಗೂ ಪುತ್ರ ಕರಾಟೆ ಪಟು ಸಿದ್ದಪ್ಪಾಜಿ, ಮಗಳು ನೀಲಮ್ಮ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಕರಿಶೆಟ್ಟಿ ಅವರ ಪುತ್ರ ಹುಲ್ಲಹಳ್ಳಿ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಪ್ರೇಮಮ್ಮ ನಿಧನ



ಬೆಟ್ಟದಪುರ, ಫೆ.9– ಬೆಟ್ಟದಪುರ ನಿವಾಸಿ ರಾಜಪ್ಪ ಶೆಟ್ಟಿ ಅವರ ಪತ್ನಿ, ಲಕ್ಷ್ಮಿ ಟ್ರೇಡರ್ಸ್ ಮಾಲೀಕ ಗೌರೀಶ್ ಅವರ ತಾಯಿ ಪ್ರೇಮಮ್ಮ (77) ಶುಕ್ರವಾರ ನಿಧನರಾದರು. ಮೃತರು ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ 12 ಗಂಟೆಗೆ ಇಲ್ಲಿನ ವೀರಶೈವ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮನೆ ಮಾರಾಟಕ್ಕಿದೆ
ಮೈಸೂರಿನ, ಕಲ್ಯಾಣಗಿರಿ ನಗರ ಡಾ. ರಾಜಕುಮಾರ್ ರಸ್ತೆ ಹಿಂಭಾಗ, ಉಪ ನೋಂದಣಾಧಿಕಾರಿ ಕಛೇರಿಯ ಪಕ್ಕದಲ್ಲಿ **30X40, 2 BHK Out House** ಮಾರಾಟಕ್ಕಿದೆ. ಕಂಬಗಳ ಮೇಲೆ ನಿರ್ಮಿಸಲಾಗಿದೆ.
ಸಂಪರ್ಕಿಸಿ: 9379017558

WANTED
PRODUCTION ENGINEERS
Qualification : Diploma /BE
Billing to work in shifts
Exp: Min 2 years in an Processing industry wil be an added advantage, contact
9449242509

30x50 ಸೈಟು ಮಾರಾಟಕ್ಕಿದೆ
ಹುಣಸೂರಿನ ಹೈವೇ ರಸ್ತೆ, ಹುಣಸೂರು ಟೌನ್ KHB ನಿವೇಶನ 30x50 ಅಳತೆಯ N/F ನಿವೇಶನ ಮಾರಾಟಕ್ಕಿದೆ.
ಆಸಕ್ತರು ಸಂಪರ್ಕಿಸಿ
9886467337

44 ಮೈಸೂರು ಮಿತ್ರ
ಓದುಗರ ಗಮನಕ್ಕೆ
ಪತ್ರಿಕೆಯಲ್ಲಿ ಪ್ರಕಟವಾಗುವ ಜಾಹೀರಾತುಗಳು ವಿಶ್ವಾಸಪೂರ್ಣವೇ ಆದರೂ ಅವುಗಳಲ್ಲಿನ ಮಾಹಿತಿ, ವಸ್ತು ಲೋಪ ದೋಷ, ಗುಣಮಟ್ಟ ಮುಂತಾದವುಗಳ ಕುರಿತು ಆಸಕ್ತ ಸಾರ್ವಜನಿಕರು ಜಾಹೀರಾತು ದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ. ಅದಕ್ಕೆ ಪತ್ರಿಕೆ ಜವಾಬ್ದಾರಿಯಾಗುವುದಿಲ್ಲ.
-ಜಾಹೀರಾತು ವ್ಯವಸ್ಥಾಪಕರು

ಉತ್ತರ ಕ್ರಿಯಾದಿ ಆಹ್ವಾನ ಪತ್ರಿಕೆ



ಕು॥ ಸಿ.ಮಂಜುಳ

ಇವರು ದಿ-2-2-2024 ರಂದು ದೈವಾಧೀನರಾಗಿದ್ದು ತತ್ಸಂಬಂಧವಾಗಿ ಉತ್ತರ ಕ್ರಿಯಾದಿ ಕಾರ್ಯವನ್ನು ದಿ:12-2-2024 ಸೋಮವಾರ ಬೆ. 10:30 ಘಂಟೆಗೆ ನಂಜನಗೂಡು ತಾಲ್ಲೂಕಿನ ದೇವೀರಗೌಡನಪುರ ಗ್ರಾಮದ ಮೃತರ ಸ್ವಗೃಹದಲ್ಲಿ ಏರ್ಪಡಿಸಿರುವುದರಿಂದ ಆಹ್ವಾನ ಪತ್ರಿಕೆ ತಲುಪದಿರುವವರು ಇದನ್ನೇ ಆಹ್ವಾನವೆಂದು ತಿಳಿದು ಬಂಧು ಮಿತ್ರರು ಸಕಾಲಕ್ಕೆ ಆಗಮಿಸಿ ಮೃತರಿಗೆ ಚಿರಶಾಂತಿಯನ್ನು ಕೋರಬೇಕಾಗಿ ವಿನಂತಿ. ದು:ಖತಪ್ತರು: ಶ್ರೀಮತಿ ಚನ್ನಮ್ಮ(ಸಾವಿತ್ರಮ್ಮ) ಮತ್ತು ಶ್ರೀ ಗ್.ಚನ್ನಪ್ಪ ಗ್ರಾ.ಪಂ.ಸದಸ್ಯರು, ಮೃತರ ಸಹೋದರರು, ಮತ್ತು ಸಹೋದರಿಯರು ಹಾಗೂ ಮೃತರ ಹೆತ್ತಮ್ಮ ಶಿವಲಿಂಗಮ್ಮ ಕುಟುಂಬ ವರ್ಗದವರು ಗ್ರಾಮಸ್ಥರು

PROPERTY FOR SALE
North East Corner
40/60 House for Sale
in KUVEMPUNAGAR
Darshan M D - 94833 95638

WANTED
TELECALLER / PRE-SALES
(Female)
For REAL ESTATE
Salary:10k -15k + Incentives
Call : 98457 71177

2ನೇ ವರ್ಷದ ಸವಿನೆನಪು



ಲೋಕೇಶ್ (ಸಿದ್ಧಲಿಂಗಪುರ)
ವಿಶ್ವೇಶ್ವರ ರೋಡ್ ಲೈನ್ಸ್ ಮಾಲೀಕರು
ಮತ್ತೆ ಹುಟ್ಟಿ ಬನ್ನಿ ಎಸ್.ಪಿ.ಬಾಸ್

3ನೇ ವರ್ಷದ ಸವಿನೆನಪು



ಬಿ ಚನ್ನಬಸಪ್ಪ
ಜನನ: 15.06.1928 ಮರಣ: 10.02.2021
Asst. Commissioner (Retd.)
ಸದಾ ನಿಮ್ಮ ನೆನಪಿನಲ್ಲಿರುವ ಪತ್ನಿ ಶ್ರೀಮತಿ ಗೌರಮ್ಮ, ಮಕ್ಕಳು ಮತ್ತು ಕುಟುಂಬವರ್ಗದವರು

ನಾಲ್ಕನೇ ವರ್ಷದ ಪುಣ್ಯಸ್ಮರಣೆ



ಶ್ರೀಮಾನ್ ಭೈರೇಗೌಡರು
(ದೊಡ್ಡಮೂಗೇಗೌಡರು)
ನೀವು ನಮ್ಮನ್ನಗಲಿ ಇಂದಿಗೆ 4 ವರ್ಷ ಕಳೆದರೂ ನಮ್ಮ ಹೃದಯದಲ್ಲಿ ಸದಾ ನೆನಪಿನಲ್ಲಿರುವಿರಿ. ನಿಮ್ಮ ಆಶೀರ್ವಾದ ನಮಗೆ ಶ್ರೀ ರಕ್ಷೆ. ನಿಮ್ಮ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲೆಂದು ಪ್ರಾರ್ಥಿಸುವ,
ದುಃಖತಪ್ತರು
ನಿಮ್ಮ ಪತ್ನಿ ಶ್ರೀಮತಿ ಜಯಲಕ್ಷ್ಮಿ ಮತ್ತು ಮಕ್ಕಳು, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು, ಕುಂಬಾರಕೊಪ್ಪಲು, ಮೈಸೂರು.

8ನೇ ವರ್ಷದ ಸವಿನೆನಪು



ಶ್ರೀ ರಂಗೋಲೆ ಸಿಂಗಯ್ಯ (ಪಡುವರಹಳ್ಳಿ) — ನರಸಮ್ಮ
ಮನೆ ನಂ. 24, 11ನೇ ಕ್ರಾಸ್, ಮಾದೇಗೌಡ ಸರ್ಕಲ್, ಹೆಬ್ಬಾಳ್ 1ನೇ ಹಂತ, ಮೈಸೂರು. ತಾವು ಇಂದಿಗೆ ನಮ್ಮನ್ನಗಲಿ 8 ವರ್ಷವಾದರೂ ಸದಾ ನಿಮ್ಮ ನೆನಪಿನಲ್ಲಿ ನಾನಿದ್ದೇನೆ.
ಇಂತಿ ನಿಮ್ಮ ನರಸಿಂಹ, ಚಿಕ್ಕಣ್ಣ, ರಾಮು, ಲೇಟ್ ರಾಜು ಹಾಗೂ ಕುಟುಂಬವರ್ಗದವರು.

ಟೈಲರ್‌ಗಳು ಬೇಕಾಗಿದ್ದಾರೆ
WANTED TAILORS
ಸಂಪರ್ಕಿಸಿ:
9845222662

ತಕ್ಷಣ ಬೇಕಾಗಿದ್ದಾರೆ
ಬಿ.ಬಿ. ಮೋಟಾರ್ಸ್
ಅಧಿಕೃತ ಬಜಾಜ್ ಆಟೋ ಮಾರಾಟಗಾರರು
ಮೈಸೂರು ವಿಭಾಗಕ್ಕೆ
1. ಸೇಲ್ಸ್ ಎಕ್ಸಿಕ್ಯೂಟಿವ್ಸ್ (5 No.) ಎಸ್‌ಎಸ್‌ಎಲ್‌ಸಿ / ಪಿಯುಸಿ ಸಂಬಳ + ಇನ್ಸೆಂಟಿವ್ + ಟಿ.ಎ.&ಡಿ.ಎ.
2. ಸೀನಿಯರ್ ಮೆಕಾನಿಕ್ಸ್ (2 No.)
3. ಜೂನಿಯರ್ ಮೆಕಾನಿಕ್ಸ್ (4 No.)
Near Bharath Cancer Hospital
Hebbal Ring Road, Mysore
7349491808
bcpsit@gmail.com

MUDA APPROVED SITES FOR SALE
"SRI KRISHNA ROYAL CITY LAYOUT"
30x40, 30x50, 30x60
Attached to Vinayaka Garden City Layout.
500 Mtrs from St. Joseph School Central.
Near to Hunsur Highway Road, Mysuru.
Commercial Sites also available
Bank loan available: HDFC Bank, ICICI Bank
Mob: 9686573798, 9591861948

PUBLIC NOTICE

Our client intends to enter in a joint development with respect to the properties described in the Schedule hereunder from the Owners. Any person/s, firms, societies, institutions (corporate or otherwise) claiming to have any right, title, interest, benefit, claim or demand in, or to, the Schedule Properties and/or any part thereof, by way of sale, agreement, exchange, gift, grant, lease, tenancy, license, assignment, mortgage, charge, lien, trust, family arrangement/ settlement, encumbrance, inheritance, bequest, easement, possession, maintenance, order / decree / judgment of any Court/Statutory Authority, agreement, understanding or otherwise howsoever, to the Schedule Properties is required to intimate the same in writing together with true copies of all documentary proof in support thereof, to the undersigned, at the address given below, within Fourteen (14) days from the date of publication of this notice, failing which, our client shall proceed ahead to purchase the Schedule Properties and no further claims in respect of the Schedule Properties would be considered any time thereafter.

Schedule Properties

ALL THAT PIECE AND PARCEL of the below detailed land parcels, all situated at Hanchya Village, Kasaba Hobli, Mysore Taluk and District, Karnataka and bounded by :

Sl No.	Survey Nos.	Name of Owner/s	Land Area	Boundaries (E :East, W:West, N:North & S:South)
1.	53/1	Jogi Siddaiah s/o Siddaiah	3 Acres 16 ½ Guntas	East by: Sy No.47 West by: Sy No.52 North by: Sy No.48 South by: Sy No.53/2
2.	53/2	Shivaswamy s/o Siddaiah	3 Acres 15 ½ Guntas	East by: Sy No.47 & 193 West by: Sy No.52 North by: Sy No.53/1 South by: Sy No.54
3.	47/1 (Old No.47)	(a) Boramma w/o Rangaswamy (b) Umesh Kumar s/o Rangaswamy	02 Acres	E: Sy No.336 W: Sy No.48 N: Sy No.357 S: Sy No.47/2
4.	47/2 (Old No.43)	Jogisiddaiah s/o Siddaiah	02 Acres	E: Sy No.338 W: Sy No.48 & 53 N: Sy No.47/1 S: Sy No.47/3
5.	47/3 (Old No.47)	H.B.Boraiah s/o.late Boraiah	02 Acres	E: Sy No.338 W: Sy No.53 N: Sy No.47/2 S: Sy No.393
6.	54/3	H.B.Boraiah s/o.late Boraiah	03 Acres 33 Guntas	E: Sy No.393 & Sy No.54/4 W: Sy No.53 & Sy No.54/1 N: Sy No.53 S: Block No. I & Sy Nos.54/1, 54/4 and 54/5
7.	52/5	Jogisiddiah s/o Siddaiah	20 Guntas	E : Sy No. 53 W: Sy No. 52/4 & Nala Road N : Sy No. 53 S : Sy No. 52/6
8.	52/6	H.B.Boraiah s/o.late Boraiah	13 Guntas	E : Sy No. 54 W: Sy No. 52/4 & Nala Road N : Sy No. 52/5 S : Sy No. 62

Sd/- **S.T. Prashantha Kumar,** Senior Partner, Fox Mandal & Associates LLP
Primrose Road, Gurappa Avenue, Ashok Nagar, Bengaluru, Karnataka 560025. Phone: 080 3055 4100.

VIBRANT PROFESSIONAL ACADEMY
REJUVENATE || TRANSFORM || VIBRANT ||
Announcing the commencement of 40 Days CRASH COURSE of
CA-FOUNDATION
New Syllabus
June 2024 Exam
Classes starting from
01 Mar 2024
Registration Open
9900988686 | 9606579606
Kalidasa Road, Mysuru 02

ಪ್ರಮಾಣ ಪತ್ರ
ಡಾ.ಮಧು ಜಿ ಕೋಂ ಡಾ.ಶ್ರೀನಾಥ್ ಕೆ.ಎಂ. ಆದ ನಾನು ಈ ಮೂಲಕ ತಿಳಿಯಬಯಸುವುದೇನೆಂದರೆ, ನನ್ನ ಕೆಲವು ಶಾಲಾ ಮತ್ತು ಇತರೆ ಶೈಕ್ಷಣಿಕ ದಾಖಲಾತಿಗಳಲ್ಲಿ ನನ್ನ ಹೆಸರು ಮಧು ಜಿ ಎಂದು ನಮೂದಾಗಿದ್ದು, ಭಾರತೀಯ ಪಾಸ್‌ಪೋರ್ಟ್‌ನಲ್ಲಿ ಡಾ ಮಧು ಶ್ರೀನಾಥ್ ಎಂದು ನಮೂದಾಗಿರುತ್ತದೆ. ಆದರೆ ವಾಸ್ತವವಾಗಿ ಡಾ.ಮಧು ಜಿ ಮತ್ತು ಡಾ ಮಧು ಶ್ರೀನಾಥ್ ಎರಡು ಹೆಸರಿನಲ್ಲಿರುವುದು ಒಂದೇ ಆಗಿರುತ್ತದೆ ಎಂಬುದಾಗಿ ಈ ಮೂಲಕ ಪ್ರಮಾಣಿಕರಿಸುತ್ತೇನೆ.
ಡಾ ಮಧು.ಜಿ

STAR OF MYSORE
SPECIAL ISSUE
Star of Mysore is completing **46** years of service on **16th February 2024** and entering **47th** year of publication. As in the past, this year too we will be publishing a Special Issue.

We request our advertisers and patrons to release their advertisements before **12th February** to facilitate printing as per schedule.

HEAD OFFICE
0821-2496520 (5-LINES)
Ad Dept. - 0821-2496522 / 23
Email : ad@starofmysore.com
Maria G. Fernandes
Advt. Manager: 94485-25060
Joy Anthony Dove
Sr. Executive-Ad Sales
89516-68960
Prema
Sr. Executive Advertising
98805-49879
K.R. Circle Office : 0821-2431774
D.D. Urs Road Office : 0821-2428695
Kodagu Office : 97314-69871
Mandya Office : 87629-60325
Chamarajanagar : 92422-65657
Nanjangud : 98805-09200 / 99016-02226
T.N. Pura : 94483-05750
Hassan : 94484-01175
Bengaluru : 98440-46761